ಗುರುವಾರ, ಜುಲೈ 15, 2021 | ₹ 6.00

www.prajavani.net

/prajavani.net @prajavani /prajavani http://bit.ly/Prajavani

ಪ್ರಜಾ ವಾಣಿ

ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನಪತ್ರಿಕೆ

ಗಾಲ್ಫ್ ತರಬೇತಿ

ಜಮ್ಮು-ಕಾಶ್ಮೀರದಲ್ಲಿ ಸರ್ಕಾರಿ ಶಾಲೆಯ ಬಾಲಕಿಯರಿಗೆ ಇದೇ ಮೊದಲ ಬಾರಿಗೆ ಗಾಲ್ಫ್ ಅಕಾಡೆಮಿಯಲ್ಲಿ ತರಬೇತಿಗೆ ಅವಕಾಶ ನೀಡಿದ್ದು, ಬುಧವಾರ ವಿದ್ಯಾರ್ಥಿನಿಯೊಬ್ಬರು ಗಾಲ್ಫ್ ಆಟದಲ್ಲಿ ತೊಡಗಿದ್ದ ಕ್ಷಣ

ಈಗ ನಿಮ್ಮ ಅಲರ್ಜಿ ಪರೀಕ್ಷೆಯನ್ನು ಮಾಡಿಸಿಕೊಳ್ಳಿ

ಅರ್ಧಕ್ಕಿಂತ ಕಡಿಮೆ ದರಗಳಲ್ಲಿ

@ ಬೆಂಗಳೂರು, ಚಿಂತಾಮಣಿ, ಕೋಲಾರ, ಕಗ್ಗದಾಸಪುರ, ಗುಬ್ಬಲಾಳ, ತುಮಕೂರು

ರಕ್ತ ಪರೀಕ್ಷೆಯ ಮೂಲಕ ಅಲರ್ಜಿಯ ಕಾರಣ ಕಂಡು ಹಿಡಿಯಬಹುದು

2021 ಜುಲೈ 16, 17, 18 & 19 ರಂದು

ರಕ್ತ ಪರೀಕ್ಷೆಗಳ ಮುಖಾಂತರ ಅಲರ್ಜಿಗಳನ್ನು ಪರೀಕ್ಷಿಸಬಹುದು, ಇದರಿಂದಾಗಿ ಅಲರ್ಜಿಗಳಿಗೆ ಸೂಕ್ತ ಚಿಕಿತ್ಸೆ ಪಡೆಯಲು ಸಹಾಯವಾಗುತ್ತದೆ

ಬೆಂಗಳೂರು, ಕಗ್ಗದಾಸಪುರ, ಗುಬ್ಬಲಾಳ, ಕೋಲಾರ ಮತ್ತು ಚಿಂತಾಮಣಿ ನಗರಗಳಲ್ಲಿರುವ ಅಂಜನ್ ಪ್ಯಾಥ್ ಲ್ಯಾಬ್ಸ್ ಮತ್ತು ಅಲರ್ಜಿ ಟೆಸ್ಟಿಂಗ್ ಸೆಂಟರ್‌ನ ಕಲೆಕ್ಷನ್ ಸೆಂಟರ್‌ಗಳಲ್ಲಿ, 50% ಗಿಂತ ಹೆಚ್ಚು ರಿಯಾಯಿತಿ ದರಗಳಲ್ಲಿ 80–130 ಅಲರ್ಜನ್ ಸೇರಿದಂತೆ **(ಆಹಾರ, ತ್ವಚೆ, ಉಸಿರಾಟ, ಔಷಧಿ, ಸಮಗ್ರ, ಕರ್ನಾಟಕ ಸಮಗ್ರ)** ಎಲ್ಲಾ ರೀತಿಯ ಅಲರ್ಜಿ ಮಾದರಿಗಳನ್ನು ಪರೀಕ್ಷಿಸುವ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಇದೇ **ಜುಲೈ 16 ರಿಂದ 19 ರಂದು ಬೆಳಗ್ಗೆ 9 ರಿಂದ ಸಂಜೆ 5** ಗಂಟೆವರೆಗೆ ಪರೀಕ್ಷೆ ಕೈಗೊಳ್ಳಲಾಗುತ್ತದೆ. ಸದರಿ ನಾಲ್ಕು ದಿನಗಳಾದ್ಯಂತ, ಈ ಪರೀಕ್ಷೆಗಳೆಲ್ಲ ಅರ್ಧಕ್ಕಿಂತ ಕಡಿಮೆ ದರಗಳಲ್ಲಿ ಲಭ್ಯವಿರುತ್ತವೆ.

ಹಿಂದಿನ ದಿನಗಳಲ್ಲಿ, ವ್ಯಕ್ತಿಯು ಯಾವ ಮಾದರಿಯ ಅಲರ್ಜಿಯಿಂದ ಬಳಲುತ್ತಿದ್ದಾರೆ ಮತ್ತು ಯಾವ ಅಲರ್ಜನ್ ಇದಕ್ಕೆ ಕಾರಣ ಎಂಬುದನ್ನು ಕಂಡುಕೊಳ್ಳಲು, ರೋಗಿಯ ತೋಳಿನ ಮೇಲೆ 98 ಕಡೆಗಳಲ್ಲಿ ಸ್ಕಿನ್ ಪ್ರಿಕ್ ಮಾಡುವ ಮೂಲಕ ಕಂಡು ಹಿಡಿಯಲಾಗುತ್ತಿತ್ತು. ಆದರೆ, ಇದೀಗ ಕೇವಲ ಒಂದು ರಕ್ತ ಪರೀಕ್ಷೆಯ ಮೂಲಕ ಸುಲಭವಾಗಿ ಇದನ್ನು ಪರೀಕ್ಷಿಸಬಹುದಾಗಿದೆ. ಈ ಪರೀಕ್ಷೆಯನ್ನು ನಮ್ಮ ಲ್ಯಾಬ್‌ನಲ್ಲಿರುವ ಫಾಡಿಯಾ 250 ಮತ್ತು ಯುರೋಬ್ಲಾಟ್‌ಒನ್ ಎಂಬ ವಿಶೇಷ ಯಂತ್ರಗಳಿಂದ ಪರೀಕ್ಷಿಸಲಾಗುತ್ತದೆ.

ಅಲರ್ಜಿ ಎಂಬುದು ಒಂದು ಕಾಯಿಲೆ, ಆದರೆ ಜನರು ಇದನ್ನು ಕಾಯಿಲೆ ಎಂದು ಪರಿಗಣಿಸುವುದಿಲ್ಲ. ಒಂದು ಬಾರಿ ಇದು ಆರಂಭವಾದ ಬಳಿಕ ವ್ಯಕ್ತಿಯು ಸಮಸ್ಯೆಗಳನ್ನು ಅನುಭವಿಸತೊಡಗುತ್ತಾರೆ. ಒಂದು ವೇಳೆ ವ್ಯಕ್ತಿಯೊಬ್ಬರಿಗೆ ಪರಿಮಳಗಳು ಇಷ್ಟವಾಗದಿದ್ದಲ್ಲಿ, ಅವರಿಗೆ ಹೂಗಳಿಂದ ಅಲರ್ಜಿ ಇರುತ್ತದೆ. ಇನ್ನು ಕೆಲವು ಜನರಿಗೆ ಸಾಕು ಪ್ರಾಣಿಗಳಿಂದ ಕೂಡ ಅಲರ್ಜಿ ಇರುತ್ತದೆ. ಆದರೆ, ಇಂತಹ ಅಲರ್ಜಿಗಳನ್ನು ಗುರುತಿಸಿದ ಬಳಿಕ ಪರಿಣಾಮಕಾರಿ ಚಿಕಿತ್ಸೆ ಪಡೆಯಲು ಸುಲಭವಾಗುತ್ತದೆ ಹಾಗೂ ಮುಂಜಾಗ್ರತೆ ಕೂಡ ಕೈಗೊಳ್ಳಬಹುದಾಗುತ್ತದೆ.

ತಪಾಸಣೆಯೇ, ಅಲರ್ಜಿಗೆ ನೀಡಬಹುದಾದ ಏಕೈಕ ಚಿಕಿತ್ಸಾ ಮಾರ್ಗ.

ಅಲರ್ಜಿಯು ವ್ಯಕ್ತಿಯ ದೈನಂದಿನ ಜೀವನದಲ್ಲಿ ಹಲವಾರು ಸಮಸ್ಯೆಗಳನ್ನು ಸೃಷ್ಟಿಸಬಲ್ಲದಾಗಿರುತ್ತದೆ, ಆದ್ದರಿಂದ ಅಲರ್ಜಿಯನ್ನು ನಿರ್ಲಕ್ಷಿಸುವುದು ಒಳಿತಲ್ಲ. ಅಲರ್ಜಿಗಳು ಋತುಮಾನಗಳಿಗೆ ಅನುಗುಣವಾಗಿ ಕೂಡ ತಲೆದೋರುತ್ತವೆ. ವ್ಯಕ್ತಿಯೊಬ್ಬರು ನಿರ್ದಿಷ್ಟವಾದ ಋತುಮಾನ ಆಧಾರಿತ ಅಲರ್ಜಿಯಿಂದ ಬಳಲುತ್ತಿದ್ದರೆ, ಇದು ತುಂಬಾ ಬಾಧಿಸುತ್ತದೆಯಾದ್ದರಿಂದ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು. ಅಲರ್ಜಿಕ ಕಾಯಿಲೆಗಳನ್ನು ತಕ್ಷಣವೇ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬಹುದು ಮತ್ತು ಮುಂಜಾಗ್ರತೆಗಳನ್ನು ಕೂಡ ಕೈಗೊಳ್ಳಬಹುದು. ಒಂದು ಬಾರಿ ಅಲರ್ಜಿ ಪರೀಕ್ಷೆ ಮಾಡಿಸಿಕೊಂಡರೆ, ವೈದ್ಯರು ರೋಗಿಗೆ ಸಮರ್ಪಕವಾದ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ.

ಇತ್ತೀಚೆಗಿನ ದಿನಗಳಲ್ಲಿ, ರೋಗಿಯ ರಕ್ತ ಮಾದರಿ ಪಡೆದುಕೊಂಡು ತುಂಬ ಸುಲಭವಾಗಿ ಅಲರ್ಜಿ ಪತ್ತೆ ಮಾಡಬಹುದಾಗಿದೆ. ಅಲರ್ಜಿ ಕಾಯಿಲೆಯ ತಪಾಸಣೆಯ ಬಳಿಕ, ರೋಗಿಯು ವೈದ್ಯರು ಸೂಚಿಸಿದ ಔಷಧಿಯನ್ನು ನಿಗದಿತ ಅವಧಿಯವರೆಗೆ ಸೇವಿಸುತ್ತ, ಅಲರ್ಜಿಯ ಪ್ರಚೋದಕಗಳ ವಿರುದ್ಧ ಹೋರಾಡಲು ತನ್ನ ರೋಗನಿರೋಧಕ ವ್ಯವಸ್ಥೆಯನ್ನು ಆಳದಿಂದ ಬಲಿಷ್ಠಗೊಳಿಸಿಕೊಳ್ಳಬೇಕು. ಇದರಿಂದಾಗಿ ರೋಗಿಯು ಮುಂಜಾಗ್ರತೆ ವಹಿಸಲು ನೆರವಾಗುತ್ತದೆ ಹಾಗೂ ರೋಗಿಯ ಅಲರ್ಜಿ ಕೂಡ ನಿವಾರಣೆಗೊಳ್ಳುತ್ತದೆ.

ಅಲರ್ಜಿಗಳಿಗೆ ಚಿಕಿತ್ಸೆ

ಅಲರ್ಜಿಗಳನ್ನು ತಪಾಸಣೆ ಮಾಡಿದ ಬಳಿಕ, ನಿಗದಿತ ಆಹಾರ ಪದಾರ್ಥಗಳನ್ನು ತ್ಯಜಿಸುವ ಮೂಲಕವಾಗಲಿ ಅಥವಾ ಔಷಧೋಪಚಾರದ ಮೂಲಕವಾಗಲಿ ಚಿಕಿತ್ಸೆ ನೀಡಬಹುದಾಗಿದೆ. ಔಷಧೋಪಚಾರ ಎಂದರೆ ಅಲರ್ಜನ್ ಪ್ರತಿರೋಧಕ ಅಥವಾ ಒಬ್ಬ ಪರಿಣಿತ ವೈದ್ಯರು ನೀಡಬಹುದಾದ ಇಮ್ಯುನೋ–ಥೆರಪಿ ಎನ್ನಲಾಗುವ ಒಂದು ವಿಶೇಷ ಚಿಕಿತ್ಸೆ ನೀಡುವ ಮೂಲಕ ಅಲರ್ಜಿ ಸಮಸ್ಯೆಗಳಿಂದ ಮುಕ್ತರಾಗಬಹುದು.

ಅಲರ್ಜಿ ಪರೀಕ್ಷೆಯ ಬಳಿಕ, ವೈದ್ಯರು/ ಪರಿಣಿತರ ಜೊತೆಗೆ ಉಚಿತ ದೂರವಾಣಿ ಸಮಾಲೋಚನೆ

ಕೂಡಲೇ ನಿಮ್ಮ ಅಲರ್ಜಿ ಪರೀಕ್ಷೆಗೆ ಸಮಯ ನಿಗದಿಪಡಿಸಿ ಮತ್ತು ದಯವಿಟ್ಟು ಸಾಮಾಜಿಕ ಅಂತರ ಕಾಯ್ದುಕೊಳ್ಳಿ

ಹಾಗಾದರೆ ಅಲರ್ಜಿ ಎಂದರೇನು? ತಿಳಿಯೋಣ

ಪುರುಷರಾಗಿರಲಿ ಅಥವಾ ಮಹಿಳೆಯಾಗಿರಲಿ, ಪ್ರತಿ ವ್ಯಕ್ತಿಯಲ್ಲೂ ಬಾಹ್ಯ ವಸ್ತುಗಳಿಂದ ಉಂಟಾಗಬಲ್ಲ ಪ್ರಚೋಕದತೆಯನ್ನು ತಡೆಯಬಲ್ಲ ಒಂದಿಷ್ಟು ಶಕ್ತಿ ಇದ್ದೇ ಇರುತ್ತದೆ. ಆದರೆ, ಕೆಲವು ನಿರ್ದಿಷ್ಟ ವಸ್ತುಗಳಿಂದಾಗಿ ಕೆಲವರ ರೋಗನಿರೋಧಕ ವ್ಯವಸ್ಥೆಯಲ್ಲಿ ಅಸಹಜ ಪ್ರತಿಸ್ಪಂದನೆಗಳನ್ನು ಸೃಷ್ಟಿಸುವ ಮೂಲಕ ಅಲರ್ಜಿಗೆ ಕಾರಣವಾಗುತ್ತದೆ.

ಪ್ರಶಂಸಾ ಪತ್ರಗಳು

ಅಶು – ಕಳೆದ 8 ವರ್ಷಗಳಿಂದ ನಾನು ● **ಉಸಿರಾಟದ ತೊಂದರೆ** ● **ಶ್ವಾಸೋಚ್ಛಾಸದ ಕೊರತೆ** ● **ಉಬ್ಬಸ** ● **ಅತೀವ ಕೆಮ್ಮು** ● **ಮೂಗು ಸೋರಿಕೆ ಮತ್ತು** ಸೀನುವಿಕೆ ಸಮಸ್ಯೆಗಳಿಂದ ಬಳಲುತ್ತಿದ್ದೆ. ಇವುಗಳಿಗಾಗಿ ಹಲವು ಬಗೆಯ ಚಿಕಿತ್ಸೆ ಪಡೆದುಕೊಂಡೆ ಹಾಗೂ ಬಂಧು ಬಳಗದವರು ಸೂಚಿಸಿದ ವೈದ್ಯರುಗಳನ್ನೆಲ್ಲ ಸಂಪರ್ಕಿಸಿದೆನಾದರೂ, ತಾತ್ಕಾಲಿಕ ನಿವಾರಣೆ ಮಾತ್ರ ಲಭಿಸಿತ್ತು. ಬಳಿಕ ಒಂದು ದಿನ, ನನ್ನ ಗೆಳೆಯನೊಬ್ಬ ನಿಮ್ಮ ಲ್ಯಾಬ್‌ನ ಕುರಿತು ಮತ್ತು ನೀವು ಕೈಗೊಳ್ಳುವ ಅಲರ್ಜಿ ತಪಾಸಣೆ ಬಗ್ಗೆ ಕೂಡ ತಿಳಿಸಿದಾಗ, ತಕ್ಷಣವೇ ನಾನು ನಿಮ್ಮನ್ನು ಸಂಪರ್ಕಿಸಿದ ಬಳಿಕ ನನ್ನ ಜೀವನವೇ ಬದಲಾಯಿತು. ನಿಜವಾಗ್ಯೂ ನನ್ನ ಆರೋಗ್ಯವನ್ನು ಸುಧಾರಿಸಲು ಕಾರಣವಾದ ನೀವು ನೀಡಿದ ಎಲ್ಲಾ ಮಾಹಿತಿಗೆ ಧನ್ಯವಾದಗಳು.

ಪರೀಕ್ಷೆಯಿಂದ ತಿಳಿದುಬಂದ ವರ್ಜ್ಯ ಆಹಾರ ಪದಾರ್ಥಗಳ ಸೇವನೆಯನ್ನು ನಾನು ನಿಲ್ಲಿಸಿದೆ ಮತ್ತು ಈ ಮೊದಲು ನನಗೆ ಇವುಗಳಿಂದ ಅಲರ್ಜಿಯಾಗುತ್ತದೆ ಎಂದು ನಾನು ಅಂದುಕೊಂಡಿದ್ದ ಆಹಾರ ಪದಾರ್ಥಗಳನ್ನು ಸೇವಿಸತೊಡಗಿದ್ದೇನೆ. ಇಂದಿನ ದಿನಗಳಲ್ಲಿ ನಾನು ತುಂಬಾ ಚೆನ್ನಾಗಿದ್ದೇನೆ ಎಂದೆನಿಸುತ್ತಿದೆ! ನನ್ನ ಎಲ್ಲ ಸ್ನೇಹಿತರಿಗೆ, ಪರಿವಾರದವರಿಗೆ ಮತ್ತು ನನ್ನ ಎಲ್ಲಾ ಗುಂಪುಗಳಿಗೆ ಕೂಡ ನಾನು ನಿಮ್ಮ ಟೆಸ್ಟಿಂಗ್ ಕುರಿತು ಮಾಹಿತಿ ನೀಡಿದ್ದೇನೆ. ಧನ್ಯವಾಗಳು ನಿಮಗೆ!

ಜಿತೇಂದರ್: ಅಂಜನ್ ಲ್ಯಾಬ್ಸ್ ಬಗ್ಗೆ ಸಾಕಷ್ಟು ಕೇಳಿದ್ದೆ, ಹೀಗಾಗಿ ಅಲ್ಲಿಯೇ ನನ್ನ ಅಲರ್ಜಿ ಪರೀಕ್ಷೆ ಮಾಡಿಸಿಕೊಂಡೆ. ನನಗೆ ● **ತುರಿಕೆ** ● **ಊತ** ● **ಚರ್ಮದ ಮೇಲೆ ಕಪ್ಪು ಕಲೆಗಳು** ● **ಕೆಂಪಗಾಗುವಿಕೆ** ಮುಂತಾದ ಅಲರ್ಜಿ ಸಮಸ್ಯೆಗಳಿದ್ದವು. ಅಲ್ಲಿ ಪರೀಕ್ಷೆ ಮಾಡಿಸಿಕೊಂಡ ಬಳಿಕ ನನಗೆ ಯಾವ್ಯಾವ ಪದಾರ್ಥಗಳಿಂದ ಅಲರ್ಜಿ ಉಂಟಾಗುತ್ತದೆ ಎಂಬುದು ತಿಳಿದು ಬಂದಿದ್ದರಿಂದ, ಅಂತಹ ಪದಾರ್ಥಗಳನ್ನು ದೂರವಿಟ್ಟೆ. ಇದೀಗ ನಾನು ಮೊದಲಿಗಿಂತ ಚನ್ನಾಗಿದ್ದೇನೆ. ಈ ಜಾಹೀರಾತಿನ ಮೂಲಕ ನನಗೆ ಅಲರ್ಜಿ ಪರೀಕ್ಷೆ ಬಗ್ಗೆ ಮಾಹಿತಿ ಸಿಕ್ಕಿತು ಮತ್ತು ಹಲವಾರು ವರ್ಷಗಳಿಂದ ಈಗಾಗಲೇ ವಿಭಿನ್ನ ಅಲರ್ಜಿಗಳಿಂದ ಬಳಲುತ್ತಿರುವ ರೋಗಿಗಳಿಗೆ ಸಮಸ್ಯೆಯಿಂದ ಮುಕ್ತರಾಗಲು ಇದೊಂದು ಉತ್ತಮ ಮಾರ್ಗವಾಗಿದೆ.

ಅಂಜನ್ ಪ್ಯಾಥ್ ಲ್ಯಾಬ್ಸ್‌ಗೆ ಶುಭವಾಗಲಿ.

ಕರ್ನಾಟಕ ಸ್ಪೆಸಿಫಿಕ್ ಅಲರ್ಜಿ ಪ್ಯಾನಲ್ ಲಭ್ಯವಿದೆ

ಕರ್ನಾಟಕ ಕಾಂಪ್ರಹೆನ್ಸಿವ್ ಅಲರ್ಜನ್ ಪ್ಯಾನಲ್. ಕರ್ನಾಟಕದ ಅಲರ್ಜನ್ಸ್ ಸ್ಪೆಸಿಫಿಕ್ (ಪ್ರಕಟಿತ ಅಧ್ಯಯನಗಳು ಮತ್ತು ವ್ಯಾಖ್ಯಾನಿತ ಅನುಭವಗಳ ಆಧಾರದಲ್ಲಿ)

ಅಲರ್ಜಿ ಪರೀಕ್ಷೆಗಳ ಜೊತೆಗೆ ಪಡೆಯಿರಿ ಉಚಿತ IgG, IgA, IgM & ವಿಟಮಿನ್ ಡಿ & ಬಿ 12 ಇಮ್ಯುನಿಟಿ ಪ್ರೊಫೈಲ್ ಪರೀಕ್ಷೆ

ಅಲರ್ಜಿಯ ಲಕ್ಷಣಗಳು

● ಚರ್ಮ ಕೆಂಪಗಾಗುವುದು ● ಕಲೆಗಳು/ಚರ್ಮದ ಮೇಲೆ ತುರಿಕೆ ● ತ್ವಚೆಯ ಮೇಲೆ ಗುಳ್ಳೆ ● ಮುಖ–ತುಟಿ ಊದಿಕೊಳ್ಳುವುದು ● ಹೊಟ್ಟೆ ನೋವು ● ಡಯೇರಿಯಾ ● ಕೆಮ್ಮು, ಗಂಟಲು ಕೆರೆತ ● ಇಸಬು ● ಉಸಿರಾಟದಲ್ಲಿ ತೊಂದರೆ ● ಉರ್ಟಿಕೇರಿಯಾ ● ಅಲರ್ಜಿಕ್ ರ್‍ಹಿನಿಟಿಸ್ (ಸೀನುವಿಕೆ)

ಉಸಿರಾಟದ ಅಲರ್ಜಿ



ಆಹಾರದ ಅಲರ್ಜಿ

ಔಷಧ ಅಲರ್ಜಿ

ತ್ವಚೆಯ ಅಲರ್ಜಿ

ಜೆರಾತ್ ಪ್ಯಾಥ್ ಲ್ಯಾಬ್ಸ್ & ಅಲರ್ಜಿ ಟೆಸ್ಟಿಂಗ್ ಸೆಂಟರ್ ಸಂಸ್ಥೆಯು, ಎನ್‌ಎಬಿಎಲ್ ಮಾನ್ಯತೆ ಪಡೆದಿರುವ ಭಾರತದ ಮೊದಲ ಅಲರ್ಜಿ ಟೆಸ್ಟಿಂಗ್ ಲ್ಯಾಬ್ ಆಗಿದೆ. ಅಂಜನ್ ಪ್ಯಾಥ್ ಲ್ಯಾಬ್, ಜೆರಾತ್ ಪ್ಯಾಥ್ ಲ್ಯಾಬ್ಸ್‌ನ ಸಹೋದರ ಸಂಸ್ಥೆಯಾಗಿದೆ. ಜೆಪಿಎಲ್ ಸಂಸ್ಥೆಯು ದೇಶದ ಉತ್ತರ, ಪೂರ್ವ, ಪಶ್ಚಿಮ ಭಾಗಗಳಲ್ಲಿನ 24 ರಾಜ್ಯ/ಕೇಂದ್ರಾಡಳಿತ ಪ್ರದೇಶಗಳಲ್ಲಿ ನೆಲೆಗೊಂಡಿದೆ ಮತ್ತು ಇದೀಗ ಎಪಿಎಲ್ ಸಂಸ್ಥೆಯ ಮೂಲಕ ದಕ್ಷಿಣ ಭಾರತದ ತಮಿಳನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ ಪ್ರವೇಶಿಸಿದೆ.

ಅಲರ್ಜಿಯ ಕಾರಣಗಳು (ಅಲರ್ಜಿ)

ನಮ್ಮ ದೈನಂದಿನ ಜೀವನದ ಪರಿಸರದಲ್ಲಿರುವ ಸಾಕಷ್ಟು ಅಂಶಗಳು ಅಲರ್ಜಿಗಳಿಗೆ ಕಾರಣವಾಗಿರುತ್ತವೆ. ಗಾಳಿಯ ಮೂಲಕ ಹರಡುವ ಪರಾಗ, ಪ್ರಾಣಿಗಳ ತ್ಯಾಜ್ಯ, ಧೂಳಿನ ಕಣಗಳು, ಕೆಲವು ಆಹಾರ ಪದಾರ್ಥಗಳು, ವಿಶೇಷವಾಗಿ ಕಡಲೆಬೀಜ, ಮರಗಳ ಬೀಜ, ಗೋಧಿ, ಸೋಯಾ, ಮೀನು, ಚಿಪ್ಪು ಮೀನು, ಮೊಟ್ಟೆ ಹಾಲು, ಜೇನು ನೊಣ ಅಥವಾ ಕಣಜದಂತಹ ಕೀಟಗಳ ಕಚ್ಚುವಿಕೆ ಮತ್ತು ನೀವು ಸ್ಪರ್ಷಿಸುವ ಲ್ಯಾಟೆಕ್ಸ್‌ನಿಂದಾಗಿ ಕೂಡ ಚರ್ಮವು ಪ್ರಚೋದನೆಗೆ ಒಳಪಡುತ್ತದೆ. ಒಂದೇ ಒಂದು ರಕ್ತ ಮಾದರಿ ತಪಾಸಣೆ ಮೂಲಕ ಯಾವುದೇ ಅಲರ್ಜಿಯನ್ನು ನಾವು ಕಂಡು ಹಿಡಿಯಬಹುದು ಮತ್ತು ಕೆಲವು ಇಮ್ಯೂನ್ ಬೂಸ್ಟರ್ಸ್, ಆ್ಯಂಟಿ ಅಲರ್ಜಿಕ್ ಔಷಧಿಗಳ ಮುಖಾಂತರ ಹಾಗೂ ಇಮ್ಯುನೊ ಥೆರಪಿ ಮೂಲಕ ಕೂಡ ಅಲರ್ಜಿಗೆ ಚಿಕಿತ್ಸೆ ನೀಡಬಹುದಾಗಿದೆ.

ಉದಾಹರಣೆಗೆ, 12 ವರ್ಷದ ಬಾಲಕಿಯೊಬ್ಬಳು ಅಸ್ತಮಾ ರೋಗಿಯಾಗಿದ್ದಳು ಮತ್ತು ಕೆಮ್ಮು, ಉಬ್ಬಸ ಹಾಗೂ ಉಸಿರಾಟದ ಸಮಸ್ಯೆಗಳಿಂದ ಬಳಲುತ್ತಿದ್ದಳು. ಬಾಲಕಿ ನಮ್ಮನ್ನು ಸಂಪರ್ಕಿಸಿದಾಗ, ಅವಳ ಉಸಿರಾಟದ ಸಮಸ್ಯೆಗಳಿಗೆ ಸ್ಪಷ್ಟ ಕಾರಣಗಳು ತಿಳಿದಿರಲಿಲ್ಲ. ಅವಳ ವೈದ್ಯಕೀಯ ಹಿನ್ನಲೆಯನ್ನು ಪರಿಶೀಲಿಸಿದಾಗ ಅವಳ ಅಸ್ತಮಾ ರೋಗದ ಬಗ್ಗೆ ತಿಳಿದು ಬಂದಿತು. ಇದಕ್ಕಾಗಿ ಅವಳು ಉತ್ತಮ ಚಿಕಿತ್ಸೆಯನ್ನೇ ಪಡೆದಿದ್ದಳಾದರೂ ಗುಣಮುಖ ಆಗಿರಲಿಲ್ಲ. ಅಷ್ಟೆ ಅಲ್ಲದೆ, ಪೀನಟ್ಸ್, ಚಿಕ್‌ಪೀಸ್ ಮತ್ತು ಲೆಂಟಿಲ್ಸ್‌ಗಳಿಂದ ಎದುರಾಗುವ ಡಿಸ್ಪ್ನೋಯಿ ಮತ್ತು ಪ್ರುರಿಟಿಸ್ ಹಿನ್ನಲೆ ಕೂಡ ಹೊಂದಿರುವುದು ಖಚಿತವಾಗಿತ್ತು. ಹಿಂದಿನ ದಿನಗಳಲ್ಲಿ ಆ ಬಾಲಕಿ ನಿರ್ದಿಷ್ಟ ಋತುಮಾನದಲ್ಲಿ ಮಾತ್ರ, ಹುಲ್ಲು ಮತ್ತು ಧೂಳಿನ ಕಣಗಳಿಂದ ಎದುರಾಗುವ ಉಬ್ಬಸದ ಸಮಸ್ಯೆ ಎದುರಿಸುತ್ತಿದ್ದಳು. ಈ ಬಾಲಕಿಯ ರಕ್ತ ಮಾದರಿ ತಪಾಸಣೆ ಮೂಲಕ ಅಲರ್ಜಿ ಪರೀಕ್ಷೆ ಮಾಡಿದ ಬಳಿಕ, ಇಮ್ಯುನೊ ಥೆರಪಿ ಹಾಗೂ ಕೆಲವು ಆ್ಯಂಟಿ ಅಲರ್ಜಿಕ್ ಔಷಧೋಪಚಾರ ನೀಡಿದಾಗ ಅವಳು ಗುಣಮುಖಳಾದಳು. ಯಾರಾದರೂ ಉಸಿರಾಟದಲ್ಲಿ ತೊಂದರೆ ಅನುಭವಿಸುತ್ತಿದ್ದರೆ, ಅಂತಹವರು ಕೂಡ ತಕ್ಷಣವೇ ಅಲರ್ಜಿ ಪರೀಕ್ಷೆ ಮಾಡಿಸಿಕೊಳ್ಳುವುದು ಒಳಿತು. ಒಂದು ಬಾರಿ ಅಲರ್ಜಿ ಪತ್ತೆಯಾದಲ್ಲಿ, ಅರ್ಧ ಸಮಸ್ಯೆಯೇ ನಿವಾರಣೆಗೊಂಡಂತೆ. ಇದು ವಿಶೇಷಜ್ಞ ವೈದ್ಯರ ತಂಡದ ನೆರವಿನಿಂದ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ಮತ್ತು ಸಮರ್ಪಕ ಔಷಧೋಪಚಾರದ ಮೂಲಕ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ನೆರವಾಗುತ್ತದೆ. ನಮ್ಮ ಹೆಮ್ಮೆಯ ವೈದ್ಯರ ತಂಡವು ವಿಶೇಷ ತರಬೇತಿ ಹೊಂದಿದ್ದು, ಯುರೋಬ್ಲಾಟ್ ಮತ್ತು ಫಾಡಿಯಾ ಯಂತ್ರಗಳನ್ನು ಬಳಸಿಕೊಂಡು ಇಂತಹ ಅಲರ್ಜಿಗಳನ್ನು ಪತ್ತೆ ಮಾಡುವಲ್ಲಿ ನಿಪುಣರಾಗಿದ್ದಾರೆ.

ADDITIONAL DISCOUNT FOR ECHS/ ESI/ CGHS CARD HOLDERS

EUROBlotOne

PHADIA 250

TESTED BY WORLD FAMOUS MODERN MACHINES

Contact Us For Test

Aanjan Path Labs & ALLERGY TESTING CENTRE — AFFORDABLE ACCURACY

CORPORATE OFFICE : Plot No. - 29A ARK Colony (Anantha Ramakrishna Iyyer Colony) Eldams road, Teynampet Chennai.

- **BENGALURU** 9035549256, 7795638554 — MARUTI DIAGNOSTICS CENTER, #63, V. Nagenahalli Main Road, (Nr. Nagenahalli Church), R.T. Nagar (P)
- **BENGALURU** 8088696070 — VASANTHA DIAGNOSTICS, Fort Jamia Masjid Complex, Opp To Rajkamal Theatre, Fort Road, Doddaballapur
- **BENGALURU** 8431194338 — DEEPASHRI CLINICAL LAB (UNIT OF SHIFAA LAB), No.728, 3rd Block, Opp.old Police Station, Rajajinagar, ESI Hospital Road
- **BENGALURU** 8431194338 — DEEPASHRI CLINICAL LAB (UNIT OF SHIFAA LAB), No.29/30/31, Sudharshana Nilaya, 5th Cross, Aishwarya Layout, Kuvempunagar, Doddakallasandra, Kanakapura Main Road
- **BENGALURU** 6366537785 — SAI SAMARTH LAB (UNIT OF SHIFAA CLINICAL LAB), No.44, 1st Main, 7th Cross, Mico Layout, BTM 2nd Stage, Bangalore
- **BENGALURU** 6366537785 — RADIAL DIAGNOSTICS (UNIT OF SHIFAA LAB), CA Site, Lions Seva Bhavana, 8th 'A' Cross, 16th 'A' Main Road, Yelahanka New Town
- **BENGALURU** 7022470224 — AARTHI SCANS & LABS, 159, 9th Main Road, 3rd Block, Jayanagar, Near Jos Alukkas Jewellery
- **BENGALURU** 7022470224 — AARTHI SCANS & LABS, 499, CMH Road, Near Max Showroom, Indiranagar
- **BENGALURU** 7022470224 — AARTHI SCANS & LABS, No.9, Kamanahalli Main Road, Ramaswamy Palya, IOC Bus Stop (Indian Oil), Maruthi Sevangar Post,
- **BENGALURU** 7022470224 — AARTHI SCANS & LABS, No.22, BBMP New No.24/1, 1st C' Main Road,8th Block, Koramangala, Near Ambedkar Park, Near Lavish Pharma
- **BENGALURU** 7022470224 — AARTHI SCANS & LABS, No.31, C' 1st Main, Ambedkar Nagar, Nagarbhavi Circle, Near Madhuramma Temple, Nagarbhavi, Bengaluru
- **BENGALURU** 7022470224 — AARTHI SCANS & LABS, No.142, Amarkrupa, 11th Cross Main Road, Swimming Pool Extension Road, Mahawer Ayurvedha Medical
- **BENGALURU** 7022470224 — AARTHI SCANS & LABS, No.3, Ground Floor, Jaypee Tower, East End Main Road, Leaf Pharmacy, Jayanagar 9th Block, Leaf Pharma Jp Towers, Bengaluru
- **BENGALURU** 7022470224 — AARTHI SCANS & LABS, No.968, 2nd Main, 3rd Cross, Near Hoskarahalli Metro Station, MLA Sommanna House, Vijayanagar
- **BENGALURU** 7022470224 — AARTHI SCANS & LABS, No.1-2, "Ayushri" Nobonagar Mini Park Road, Dixt Ayur Care Clinic, Doddakammanahalli Main Road, Bannerghatta Road
- **BENGALURU** 7022470224 — AARTHI SCANS & LABS, No.24, Subramani Nilaya, Near Venugopal Swamy Temple, Devasandra Main Road, K.R.PURAM
- **BENGALURU** 7022470224 — AARTHI SCANS & LABS, No.223/4, Bettaiah Building, Near Old Check Post, Near Dhasarahalli Metro Station, Tumkur Main Road, T.Dhasarahalli
- **CHINTAMANI** 7259727100, 9900816830 — VITAL CARE DIAGNOSTIC LABORATORY, Near Vasavi Wedding Hall, Church Street, N.R.EXTN.,
- **KOLAR** 9731449350, 08152401074 — DR. NUKAPUR HOSPITAL, Hruthik Mansion, Sharada Talkies Road, Near KSRTC Bus Stand
- **KAGGADASAPURA** 8310033911, 080 48653232 — SAKSHI LABS & DIAGNOSTICS, # 56/B.6, Lakshmi Complex, 1st Floor, Main Road, Vignan Nagar, Opp. Poorvika Mobiles
- **GUBBALALA** 9986035504, 7022594863 — PARKVIEW HEALTHCARE & DIAGNOSTIC, Near Shani Temple & Shopwell Supermarket, Thurahalli Main Road
- **TUMKUR** 9611779382 — NISHANTH DIAGNOSTIC LABORATORY, 1st Main Road, Jayanagar East, Ex-mla Dr. Rafeeq Ahmed House Road, Jayanagar, Tumkur

HELPLINE : 90032-22841, 90032-22541

Member of Advertising Standards Council of India (Responsible Advertising)

ಕೃಷ್ಣರಾಜ ಸಾಗರ ಜಲಾಶಯ ಪರಿಶೀಲನೆ ಬಳಿಕ ಸಂಸದೆ ಸುಮಲತಾ ಅಂಬರೀಷ್ ಪ್ರಶ್ನೆ

‘ಗಣಿ ಸ್ಫೋಟದ ನಡುವೆ ಕೆಆರ್‌ಎಸ್ ಹೇಗೆ ಸುರಕ್ಷಿತ’

ಪ್ರಜಾವಾಣಿ ವಾರ್ತೆ

ಮಂಡ್ಯ: ‘ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಯಿಂದ ಕೆಆರ್‌ಎಸ್ ಜಲಾಶಯಕ್ಕೆ ಧಕ್ಕೆ ಇಲ್ಲ ಎಂದು ಯಾವ ಸಂಸ್ಥೆಯೂ ಹೇಳಿಲ್ಲ. ಆದರೂ ಜಲಾಶಯ ಸುರಕ್ಷಿತವಾಗಿದೆ ಎಂದು ಹೇಗೆ ಸ್ಪಷ್ಟನೆ ನೀಡುತ್ತೀರಿ’ ಎಂದು ಸಂಸದೆ ಸುಮಲತಾ ಬುಧವಾರ ನೀರಾವರಿ ನಿಗಮದ ಅಧಿಕಾರಿಗಳನ್ನು ಪ್ರಶ್ನಿಸಿದರು.

ಜಲಾಶಯಕ್ಕೆ ಭೇಟಿ ನೀಡಿ ಸುರಕ್ಷತೆ ಪರಿಶೀಲಿಸಿದ ನಂತರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಕೆಆರ್‌ಎಸ್ ಆಸುಪಾಸಿನಲ್ಲಿ ನಡೆಯುತ್ತಿರುವ ಸ್ಫೋಟದಿಂದ ಜಲಾಶಯಕ್ಕೆ ಧಕ್ಕೆ ಇದೆ ಎಂದು ಭೂವಿಜ್ಞಾನಿಗಳು, ಎಂಜಿನಿಯರ್‌ಗಳು ತಿಳಿಸಿದ್ದಾರೆ. ಅದನ್ನು ಆಧರಿಸಿಯೇ ಕೆಆರ್‌ಎಸ್ ಬಿರುಕು ಬಿಟ್ಟಿದೆ ಎಂದು ನಾನು ಹೇಳಿಕೆ ನೀಡಿದ್ದೇನೆ. ಈಗಲೂ ನನ್ನ ಹೇಳಿಕೆಗೆ ಬದ್ಧಳಾಗಿದ್ದೇನೆ. ಆದರೆ, ಜಲಾಶಯ ಸುರಕ್ಷಿತವಾಗಿದೆ ಎಂದು ಹೇಳಿ ಅಧಿಕಾರಿಗಳು ಜನರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ದೂರಿದರು.

‘ಜಲಾಶಯಕ್ಕೆ ಭೇಟಿ ನೀಡಿದಾಗ ಮೇಲ್ನೋಟಕ್ಕೆ ಬಿರುಕು ಕಾಣಲಿಲ್ಲ. ಆದರೆ, ಒಳಗೆ ಬಿರುಕಿರುವುದರಿಂದಲೇ ಹಿಂದಿನ ವರ್ಷ ₹76 ಕೋಟಿ ವೆಚ್ಚದಲ್ಲಿ ಬಿರುಕು ಮುಚ್ಚುವ ಕಾರ್ಯ ನಡೆದಿದೆ. ಹೀಗಾಗಿ ಬಿರುಕು ಇಲ್ಲವೇ ಇಲ್ಲ ಎಂದು ಹೇಳುವುದನ್ನು ನಾನು ಒಪ್ಪುವುದಿಲ್ಲ. ಆ ಬಗ್ಗೆ ಸಂಪೂರ್ಣ ತನಿಖೆ ನಡೆಯಬೇಕು. ಹಿಂದಿನ ವರ್ಷದ ಕಾಮಗಾರಿಯ ಸಂಪೂರ್ಣ ವಿವರ, ರಸೀದಿಗಳನ್ನು ನನಗೆ ಸಲ್ಲಿಸಬೇಕು’ ಎಂದು ತಾಕೀತು ಮಾಡಿದರು.

ಸಂಸದೆ ಸುಮಲತಾ ಬುಧವಾರ ಕೆಆರ್‌ಎಸ್ ಜಲಾಶಯ ಪರಿಶೀಲಿಸಿದರು

ಮುಖ್ಯಾಂಶಗಳು

- ಕಳೆದ ವರ್ಷ ₹76 ಕೋಟಿ ವೆಚ್ಚದಲ್ಲಿ ಬಿರುಕು ಮುಚ್ಚುವ ಕಾಮಗಾರಿ
- ಕಾಮಗಾರಿಯ ವಿವರ, ರಸೀದಿ ಸಲ್ಲಿಸಲು ಸೂಚನೆ
- ಟಾಸ್ಕ್‌ಫೋರ್ಸ್ ಸಮಿತಿ ರಚನೆಗೆ ಆಗ್ರಹ

‘ಜಲಾಶಯದ ಆವರಣಕ್ಕಷ್ಟೇ ಸೀಮಿತವಾಗಿರುವ ಅಧಿಕಾರಿಗಳಿಗೆ ಆಸುಪಾಸಿನ ಕಲ್ಲು ಗಣಿಗಾರಿಕೆಯ ಬಗ್ಗೆ ಮಾಹಿತಿ ಇಲ್ಲ. ಗಣಿ ಸ್ಫೋಟದಿಂದ ಜಲಾಶಯಕ್ಕೆ ತೊಂದರೆ ಇರುವ ಬಗ್ಗೆ ಯಾವುದೇ ದೂರು ನೀಡಿಲ್ಲ. ಗಣಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಚರ್ಚಿಸಿಲ್ಲ. ಸಮನ್ವಯತೆಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಟಾಸ್ಕ್‌ಫೋರ್ಸ್ ಸಮಿತಿ ರಚಿಸಬೇಕು’ ಎಂದು ಸೂಚಿಸಿದರು.

ಪರೀಕ್ಷಾರ್ಥ ಸ್ಫೋಟ ಬೇಕು: ‘ಗಣಿಗಾರಿಕೆಯಿಂದ ಜಲಾಶಯಕ್ಕೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಮತ್ತು ಉಸ್ತುವಾರಿ ಕೇಂದ್ರ ಕೇವಲ ಶಿಫಾರಸುಗಳನ್ನಷ್ಟೇ ಮಾಡಿದೆ. ಆದರೆ, ಆ ಬಗ್ಗೆ ವೈಜ್ಞಾನಿಕ ರೀತಿಯಲ್ಲಿ ಪರೀಕ್ಷೆ ನಡೆಯಬೇಕು. ಅದಕ್ಕಾಗಿ ಪರೀಕ್ಷಾರ್ಥ ಸ್ಫೋಟ ನಡೆಯಬೇಕು. ಅದನ್ನು ವಿರೋಧಿಸುತ್ತಿರುವ ರೈತರ ಮನವೊಲಿಸಲಾಗುವುದು’ ಎಂದರು.

ಭೇಟಿ: ಸುಮಲತಾ ಅವರು ಬೇಬಿಬೆಟ್ಟದಲ್ಲಿರುವ ಗಣಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲಿ ಪರ–ವಿರೋಧ ಘೋಷಣೆಗಳು ಕೇಳಿ ಬಂದವು. ಗಣಿಗಾರಿಕೆಗೆ ಅವಕಾಶ ನೀಡಬೇಕು ಎಂದು ಕೆಲವರು ಕೂಗಿದರೆ, ಇನ್ನೂ ಕೆಲವರು ಗಣಿಗಾರಿಕೆ ನಿಷೇಧಿಸಬೇಕು ಎಂದು ಕೂಗಿದರು.

ಕೆಆರ್‌ಎಸ್ ಪರಿಶೀಲನೆಗೆ ತಜ್ಞರ ತಂಡ: ಆರ್. ಅಶೋಕ



ಮೈಸೂರು: ‘ಕೆಆರ್‌ಎಸ್‌ನಲ್ಲಿ ಬಿರುಕು ಬಿಟ್ಟಿದೆಯೇ ಎಂಬುದನ್ನು ಪರಿಶೀಲಿಸಲು ತಜ್ಞರ ತಂಡವನ್ನು ಕಳುಹಿಸಲಾಗುವುದು. ಮಂಡ್ಯ ಜಿಲ್ಲಾಧಿಕಾರಿ ಜತೆ ಚರ್ಚಿಸಿ, ಇಡೀ ಅಣೆಕಟ್ಟೆ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸುತ್ತೇನೆ’ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಅಣೆಕಟ್ಟೆ ಬಿರುಕು ಬಿಟ್ಟಿಲ್ಲ ಎಂದು ಈಗಾಗಲೇ ತಜ್ಞರು ವರದಿ ಕೊಟ್ಟಿದ್ದಾರೆ. ಅವರ ಮಾತನ್ನು ನಂಬಬೇಕೇ ಹೊರತು, ಬೇರೆಯವರ ಮಾತನ್ನು ನಂಬಲು ಸಾಧ್ಯವಿಲ್ಲ’ ಎಂದು ಸಂಸದೆ ಸುಮಲತಾ ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು.

‘ಮುಖ್ಯಮಂತ್ರಿ, ನಾನು ಮತ್ತು ಗಣಿ ಸಚಿವರೂ ಈ ವಿಚಾರದಲ್ಲಿ ಸ್ಪಷ್ಟನೆ ಕೊಟ್ಟಿದ್ದೇವೆ. ಆದರೂ ಕೆಆರ್‌ಎಸ್ ಬಿರುಕಿನ ವಿಚಾರ ಮತ್ತೆ ಮತ್ತೆ ಚರ್ಚೆಗೆ ಬರುತ್ತಿದೆ. ಇದರಿಂದ ಜಲಾಶಯದ ಕೆಳಭಾಗದಲ್ಲಿ ವಾಸಿಸುತ್ತಿರುವ ಜನರು, ರೈತರಿಗೆ ಆತಂಕ ಉಂಟಾಗಿದೆ’ ಎಂದು ಅಸಮಾಧಾನ ಹೊರಹಾಕಿದರು.

‘ಅಕ್ರಮ ಗಣಿಗಾರಿಕೆಗೆ ಸರ್ಕಾರ ಅವಕಾಶ ಕೊಡುವುದಿಲ್ಲ. ಅನುಮತಿ ಪಡೆದಿರುವ ಗಣಿಗಾರಿಕೆ ಮಾತ್ರ ನಡೆಯಲಿದೆ. ಆದರೂ ಕೆಆರ್‌ಎಸ್‌ಗೆ ಏನಾದರೂ ತೊಂದರೆ ಆಗುತ್ತದೆ ಎಂಬ ಸಣ್ಣ ಸುಳಿವು ಸಿಕ್ಕರೂ ಬೇಬಿಬೆಟ್ಟದಲ್ಲಿ ಗಣಿಗಾರಿಕೆ ನಿಲ್ಲಿಸುತ್ತೇವೆ. ಗಣಿಗಾರಿಕೆ ನಡೆಸುತ್ತಿರುವವರು ಎಷ್ಟೇ ದೊಡ್ಡ ವ್ಯಕ್ತಿಯೇ ಇರಲಿ, ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುತ್ತೇವೆ’ ಎಂದು ಸ್ಪಷ್ಟಪಡಿಸಿದರು.

ಸರ್ಕಾರ ಗಮನಿಸುತ್ತಿದೆ- ನಳಿನ್ ಕುಮಾರ್: ‘ಕೆಆರ್‌ಎಸ್ ಅಣೆಕಟ್ಟೆ ವಿಚಾರದಲ್ಲಿ ರಾಜಕೀಯ ಮುಖಂಡರು ವೈಯಕ್ತಿಕವಾಗಿ ಮಾತನಾಡುವುದು ಸರಿಯಲ್ಲ. ಅಲ್ಲಿ ನಡೆಯುತ್ತಿರುವ ಎಲ್ಲ ಬೆಳವಣಿಗೆಗಳನ್ನು ಸರ್ಕಾರ ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಮಾತು ಬದಲಿಸಿದ ಸಂಸದೆ

ಬುಧವಾರ ಬೆಳಿಗ್ಗೆ ಮೈಸೂರಿನಲ್ಲಿ ಮಾತನಾಡಿದ್ದ ಸುಮಲತಾ, ‘ಕೆಆರ್‌ಎಸ್ ಬಿರುಕು ಬಿಟ್ಟಿದೆ ಎಂದು ನಾನು ಹೇಳಿಯೇ ಇಲ್ಲ’ ಎಂದಿದ್ದರು. ಆದರೆ, ಮಧ್ಯಾಹ್ನ ಕೆಆರ್‌ಎಸ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತು ಬದಲಿಸಿದರು. ‘ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಜಲಾಶಯ ಬಿರುಕು ಬಿಟ್ಟಿದೆ ಎಂದು ಈಗಲೂ ಹೇಳುತ್ತೇನೆ. ನನ್ನ ಹೇಳಿಕೆ ಎಂದಿಗೂ ಬದಲಾಗುವುದಿಲ್ಲ’ ಎಂದರು.

ಜಲಾಶಯದಲ್ಲಿ ಭದ್ರತಾ ವೈಫಲ್ಯ

‘ಕೆಆರ್‌ಎಸ್ ಸುತ್ತಲೂ ಭದ್ರತೆಯ ವೈಫಲ್ಯ ಕಂಡು ಬರುತ್ತಿದೆ. ಹಿನ್ನೀರು ಪ್ರದೇಶದ ಮೂಲಕ ಯಾರು ಬೇಕಾದರೂ ಒಳ ಬರಬಹುದು. ಸುತ್ತಮುತ್ತ ಜನರು ಪಾರ್ಟಿ ಮಾಡುತ್ತಿದ್ದರೂ ಕ್ರಮ ಕೈಗೊಂಡಿಲ್ಲ’ ಎಂದು ಸುಮಲತಾ ದೂರಿದರು.

‘ಜಲಾಶಯದ ಸುತ್ತಲೂ ಸ್ಫೋಟಕಗಳ ಸಾಗಣೆ ನಡೆಯುತ್ತಿದ್ದರೂ ಕ್ರಮ ಕೈಗೊಂಡಿಲ್ಲ. ಕಾವೇರಿ ನೀರಾವರಿ ನಿಗಮ ಹಾಗೂ ಪೊಲೀಸರ ನಡುವೆ ಸಮನ್ವಯತೆ ಇಲ್ಲದೆ ಭದ್ರತಾ ವೈಫಲ್ಯ ಎದ್ದು ಕಾಣುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿ 2 ನಿಮಿಷ

ಆರ್ಯ ಈಡಿಗ ಸಮುದಾಯದವರೇ ಮುಂದಿನ ಮುಖ್ಯಮಂತ್ರಿ: ಸ್ವಾಮೀಜಿ

ಶಿವಮೊಗ್ಗ: ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಆರ್ಯ ಈಡಿಗ ಸಮುದಾಯದವರೇ ಮುಖ್ಯಮಂತ್ರಿ ಆಗುತ್ತಾರೆ’ ಎಂದು ಆರ್ಯ ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಭವಿಷ್ಯ ನುಡಿದರು.

‘ರಾಜ್ಯದಲ್ಲಿ ಏಳು ಜನ ಈಡಿಗ ಸಮುದಾಯದ ಶಾಸಕರಿದ್ದರೂ ಕೇವಲ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ನಾಮಕಾವಸ್ಥೆ ಸಚಿವ ಸ್ಥಾನ ನೀಡಲಾಗಿದೆ. ನಮ್ಮ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ. ರಾಜ್ಯದಲ್ಲಿ ಈಡಿಗ ಸಮುದಾಯಕ್ಕೆ ಆರ್ಥಿಕವಾಗಿ, ರಾಜಕೀಯವಾಗಿ, ಸಾಮಾಜಿಕವಾಗಿ ಅನ್ಯಾಯವಾಗಿದೆ’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

‘ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸದೇ ಹೋದರೆ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಾಗುತ್ತೆ. ಮುಂದಿನ ಚುನಾವಣೆಯಲ್ಲಿ ಸಮುದಾಯದವರೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡುತ್ತಾರೆ. ನಾನು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ’ ಎಂದು ಭವಿಷ್ಯ ನುಡಿದರು.

‘ಹಿಂದುತ್ವ ಬಿಜೆಪಿ, ಆರ್‌ಎಸ್‌ಎಸ್ ಅವರದ್ದು ಮಾತ್ರವಲ್ಲ. ಜೀವನ ಪದ್ಧತಿಯೇ ಹಿಂದುತ್ವ’ ಎಂದ ಅವರು, ಸರ್ಕಾರ ಕೂಡಲೇ ಆರ್ಯ ಈಡಿಗ ನಿಗಮ ಮಂಡಳಿ ಸ್ಥಾಪಿಸುವ ಮೂಲಕ ಹಿಂದುಳಿದ ಸಮುದಾಯಕ್ಕೆ ಸಹಾಯ ಮಾಡಬೇಕು ಎಂದು ಒತ್ತಾಯಿಸಿದರು.

ಅಂಜುಂ ಪರ್ವೇಜ್ ಬೆಂಗಳೂರು ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ

ಬೆಂಗಳೂರು: ಹಿರಿಯ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ಅವರನ್ನು ಬೆಂಗಳೂರು ಮೆಟ್ರೊ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಅಂಜುಂ ಪರ್ವೇಜ್ ಅವರ ವರ್ಗಾವಣೆಯಿಂದ ತೆರವಾಗಿರುವ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೇಂದ್ರ ಕುಮಾರ್ ಕಟಾರಿಯಾ ಅವರನ್ನು ವರ್ಗಾವಣೆ ಮಾಡಲಾಗಿದೆ. ರಾಕೇಶ್‌ಸಿಂಗ್ ಅವರನ್ನು ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.

ಐಪಿಎಸ್ ವರ್ಗಾವಣೆ: ವರ್ತಿಕಾ ಕಟಿಯಾರ್– ಉತ್ತರ ಕನ್ನಡ ಜಿಲ್ಲಾ ಎಸ್ಪಿ, ಜಿ. ಸಂಗೀತಾ– ಚಾಮರಾಜನಗರ ಜಿಲ್ಲಾ ಎಸ್ಪಿ ಮತ್ತು ಎಚ್.ಡಿ. ಆನಂದ ಕುಮಾರ್– ವಿಜಯಪುರ ಜಿಲ್ಲಾ ಎಸ್ಪಿ.

ಐಎಫ್‌ಎಸ್ ವರ್ಗಾವಣೆ: ಐಎಫ್‌ಎಸ್ ಅಧಿಕಾರಿಗಳಾದ ಮಾಲತಿ ಪ್ರಿಯಾ– ಡಿಸಿಎಫ್, ಬೆಂಗಳೂರು ಗ್ರಾಮಾಂತರ, ಪಿ.ರಮೇಶ್‌ಕುಮಾರ್– ಡಿಸಿಎಫ್, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ, ಕರಿಕಾಳನ್.ವಿ–ಡಿಸಿಎಫ್, ಎಫ್‌ಟಿಎಟಿಐ, ಸೂರ್ಯಸೇನ್– ಡಿಸಿಎಫ್, ಕೇಂದ್ರ ಕಚೇರಿ, ಬೆಂಗಳೂರು. ರಾಜ್ಯ ಅರಣ್ಯ ಸೇವೆ(ಎಸ್‌ಎಫ್‌ಎಸ್) ಅಧಿಕಾರಿಗಳಾದ ಎನ್.ಇ. ಕ್ರಾಂತಿ– ಡಿಸಿಎಫ್, ಚಿಕ್ಕಮಗಳೂರು ವಿಭಾಗ, ಎಸ್.ಬಾಲಕೃಷ್ಣ–ಡಿಸಿಎಫ್, ಹಾವೇರಿ ವಿಭಾಗ.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ‘ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ’ಯ ಕೈಪಿಡಿ ಬಿಡುಗಡೆ ಮಾಡಿದರು. ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಇದ್ದರು

ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆಗೆ ಚಾಲನೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ನಗರಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ ಬಳಕೆಯನ್ನು ಉತ್ತೇಜಿಸಲು ಸಾರಿಗೆ ಇಲಾಖೆ ರೂಪಿಸಿರುವ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬುಧವಾರ ಚಾಲನೆ ನೀಡಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯುತ್ ಬೈಕ್ ಕೈಪಿಡಿ ಬಿಡುಗಡೆ ಮಾಡುವ ಮೂಲಕ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ‘ಈ ಯೋಜನೆಯು ಇಂಧನ ಉಳಿತಾಯ, ಪರಿಸರ ಸ್ನೇಹಿ ವಾತಾವರಣ ನಿರ್ಮಾಣ, ಪ್ರಯಾಣಿಕರು ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆ ನಡುವೆ ಸಂಪರ್ಕ ಕಲ್ಪಿಸುವುದಕ್ಕೆ ನೆರವಾಗಲಿದೆ’ ಎಂದರು.

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಬಸ್, ರೈಲು ಮತ್ತು ಮೆಟ್ರೊ ರೈಲು ಸೇವೆಗಳ ಬಳಕೆದಾರರಿಗೆ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆಯಿಂದ ಅನುಕೂಲವಾಗಲಿದೆ. ಕಂಪನಿಗಳು, ಪಾಲುದಾರಿಕೆ ಕಂಪನಿಗಳು ಮತ್ತು ವಿದ್ಯುತ್ ಚಾಲಿತ ಬೈಕ್ ಹೊಂದಿರುವ ವ್ಯಕ್ತಿಗಳೂ ಟ್ಯಾಕ್ಸಿ ಸೇವೆ ನೀಡಲು ಅವಕಾಶವಿದೆ. ನೋಂದಣಿ ಶುಲ್ಕ, ತೆರಿಗೆಯಲ್ಲಿ ರಿಯಾಯಿತಿ ನೀಡಲಾಗುವುದು. ವಿದ್ಯುತ್ ಚಾಲಿತ ಬೈಕ್‌ಗಳ ಉತ್ಪಾದಕರಿಗೆ ಸಹಾಯಧನವನ್ನೂ ನೀಡಲಾಗುವುದು ಎಂದು ತಿಳಿಸಿದರು.

> ಸರ್ಕಾರವು ಸರಿ ದಿಕ್ಕಿನಲ್ಲಿ ಹೆಜ್ಜೆ ಇರಿಸಿದೆ. ಜನರಿಗೆ ತಮ್ಮ ಬಳಿ ಇರುವ ವಿದ್ಯುತ್ ಚಾಲಿತ ದ್ವಿಚಕ್ರ ವಾಹನದಿಂದ ಆದಾಯ ಗಳಿಸಲು ಇದು ಅವಕಾಶ ಕಲ್ಪಿಸಲಿದೆ.
> **ಅರವಿಂದ್ ಸಂಕ,**
> ಸಹ ಸಂಸ್ಥಾಪಕ, ರ‍್ಯಾಪಿಡೊ

ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್ ಉಪಸ್ಥಿತರಿದ್ದರು.

ಯೋಜನೆಯಲ್ಲಿ ಏನಿದೆ?: ನಗರ ಪ್ರದೇಶಗಳಲ್ಲಿ ನೋಂದಾಯಿತ ವಿದ್ಯುತ್ ಚಾಲಿತ ಬೈಕ್‌ಗಳನ್ನು ಬಳಸಿಕೊಂಡು ಟ್ಯಾಕ್ಸಿ ಸೇವೆ ನೀಡಲು ಅವಕಾಶ ದೊರೆಯಲಿದೆ. 10 ಕಿ.ಮೀ. ದೂರದವರೆಗೆ ಗ್ರಾಹಕರು ಬೈಕ್ ಟ್ಯಾಕ್ಸಿ ಕಾಯ್ದಿರಿಸಿ, ಬಳಸಬಹುದು. 5 ಕಿ.ಮೀ. ಮತ್ತು 10 ಕಿ.ಮೀ. ಅಂತರಕ್ಕೆ ಎರಡು ಹಂತಗಳಲ್ಲಿ ದರ ನಿಗದಿ ಮಾಡಲಾಗುತ್ತದೆ.

ಒಂದು ಬೈಕ್ ಟ್ಯಾಕ್ಸಿಯಲ್ಲಿ ಸವಾರನ ಜತೆಗೆ ಒಬ್ಬ ಹಿಂಬದಿಯ ಸವಾರನನ್ನು ಮಾತ್ರ ಕರೆದೊಯ್ಯಲು ಅವಕಾಶವಿದೆ. 15 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಈ ಸೇವೆ ಬಳಸುವಂತಿಲ್ಲ. 50ಕ್ಕಿಂತ ಹೆಚ್ಚು ವಿದ್ಯುತ್ ಬೈಕ್ ಟ್ಯಾಕ್ಸಿ ಹೊಂದಿರುವ ಕಂಪನಿಗಳು ವಾಹನದಲ್ಲಿ ಜಿಪಿಎಸ್ ವ್ಯವಸ್ಥೆ ಅಳವಡಿಸುವುದು ಕಡ್ಡಾಯ.

ಆಗಸ್ಟ್‌ಗೆ ವಿಧಾನಮಂಡಲ ಅಧಿವೇಶನ ಸಾಧ್ಯತೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಆಗಸ್ಟ್‌ನಲ್ಲಿ ನಡೆಯುವ ಸಾಧ್ಯತೆ ಇದ್ದು, ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ.

ಸೆಪ್ಟೆಂಬರ್ ಒಳಗೆ ಮುಂಗಾರು ಅಧಿವೇಶನ ನಡೆಸಬೇಕಿದ್ದು, ಕೋವಿಡ್ ಮೂರನೇ ಅಲೆಯೂ ಹೆಚ್ಚು ಕಡಿಮೆ ಅದೇ ಸಂದರ್ಭದಲ್ಲಿ ಆರಂಭವಾಗುವ ಸಾಧ್ಯತೆ ಇದೆ. ಹೀಗಾಗಿ ಆಗಸ್ಟ್‌ನಲ್ಲೇ ನಡೆಯಲಿದೆ. ಅಧಿವೇಶನ ಬೆಂಗಳೂರು ಅಥವಾ ಬೆಳಗಾವಿಯಲ್ಲಿ ನಡೆಸಬೇಕೆ ಎಂಬ ವಿಚಾರದ ಬಗ್ಗೆಯೂ ಸಂಪುಟ ಸಭೆಯಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ‘ಲಾಕ್‌ಡೌನ್ ಸಂದಿಗ್ಧತೆಯಿಂದ ಹೊರಬಂದು, ಅಧಿವೇಶನ ನಡೆಸಲು ಅಗತ್ಯ ಸಿದ್ಧತೆ ನಡೆಸಿಕೊಳ್ಳಿ’ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭಾ ಸಚಿವಾಲಯದ ಅಧಿಕಾರಿಗಳಿಗೆ ಈಗಾಗಲೇ ತಿಳಿಸಿದ್ದಾರೆ.

ಅತ್ಯಂತ ಕಡಿಮೆ ಸಮಯದಲ್ಲಿ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಅಧಿವೇಶನ ನಡೆಸುವುದು ಸುಲಭದ ಮಾತಲ್ಲ. ಕಳೆದ ಎರಡು ವರ್ಷಗಳಿಂದ ಅಧಿವೇಶನ ನಡೆಸದೇ ಇರುವುದರಿಂದ ಅಲ್ಲಿ ಸ್ವಚ್ಛಗೊಳಿಸುವುದಕ್ಕೆ ಹಲವು ದಿನಗಳೇ ಬೇಕಾಗುತ್ತದೆ. ಅಲ್ಲದೆ, ಕೋವಿಡ್ ಇರುವುದರಿಂದ ವಿಶೇಷ ವ್ಯವಸ್ಥೆ ಮಾಡಿಕೊಳ್ಳಬೇಕು. ಏಕೆಂದರೆ ಬೆಂಗಳೂರಿನಿಂದ ಹೋಗುವ ಸಚಿವಾಲಯ ಸಿಬ್ಬಂದಿ, ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ಕೋವಿಡ್ ನಿಯಮ ಪಾಲಿಸಿಯೇ ಮಾಡಬೇಕು. ಇದು ಅತ್ಯಂತ ಕಷ್ಟದ ಕೆಲಸ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದು ಅಪಾಯಕ್ಕೆ ಆಹ್ವಾನ ಮಾಡಿದಂತೆ. ಕಲಾಪದ ಸ್ಥಳದಲ್ಲಿ ಸದಸ್ಯರಿಗೆ, ಅಧಿಕಾರಿಗಳಿಗೆ ಮತ್ತು ಮಾಧ್ಯಮದವರಿಗೆ ಅಂತರ ಕಾಯ್ದು ಆಸನ ವ್ಯವಸ್ಥೆ ಮಾಡಬೇಕು. ಅದು ಕಷ್ಟವೇ ಸರಿ. ಅಲ್ಲಿ ಅಧಿವೇಶನ ನಡೆಸಿದರೆ, ಒಂದಲ್ಲ ಒಂದು ಹೋರಾಟದ ಕಾರಣಕ್ಕೆ ಜನ ಸಂದಣಿ ಸೇರುತ್ತದೆ. ಇದನ್ನು ನಿಭಾಯಿಸುವುದೂ ಕಷ್ಟ. ಕೋವಿಡ್ ಮೂರನೇ ಅಲೆ ಯಾವುದೇ ಕ್ಷಣದಲ್ಲಿ ಅಪ್ಪಳಿಸಬಹುದು ಎಂಬ ಎಚ್ಚರಿಕೆ ಇದೆ. ಅದಕ್ಕೆ ಅವಕಾಶ ಮಾಡಿಕೊಟ್ಟಂತೆ ಆಗುತ್ತದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದರು.

ಬೆಳಗಾವಿಯಲ್ಲೇ ಅಧಿವೇಶನ ನಡೆಸಬೇಕು ಎಂದು ಒತ್ತಾಯಿಸುವವರಿಗೆ ಕೋವಿಡ್ ಸಮಸ್ಯೆಯ ಪ್ರಾಥಮಿಕ ವಿಚಾರಗಳು ಅರ್ಥವಾಗುತ್ತಿಲ್ಲ. ಹೀಗಾಗಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕು ಎಂದು ಭಾವನಾತ್ಮಕವಾಗಿ ಪ್ರಸ್ತಾಪಿಸುತ್ತಿದ್ದಾರೆ ಎಂದು ಹೇಳಿದರು.

‘ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ಪೂರ್ಣ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಇದೇ 19 ಮತ್ತು 22ರಂದು ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಿದ್ಧತೆಗಳ ಪರಿಶೀಲಿಸಿದ್ದಾರೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ಶಿಕ್ಷಣ ಇಲಾಖೆಯ ನಿರ್ದೇಶಕರ ಮಟ್ಟದ ಅಧಿಕಾರಿಗಳ ಸಭೆಯನ್ನು ಬುಧವಾರ ನಡೆಸಿದ ಅವರು, ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲು ಸೂಚಿಸಿದರು.

‘ಮಕ್ಕಳಿಗೆ ಪರೀಕ್ಷಾಂಗಣ ಸುರಕ್ಷತೆ ಮತ್ತು ಆತ್ಮವಿಶ್ವಾಸ ಮೂಡಿಸಲು ಕ್ರಮ ವಹಿಸಲಾಗಿದೆ. ಎಲ್ಲ ವಿದ್ಯಾರ್ಥಿಗಳಿಗೂ ಒಎಂಆರ್ ಶೀಟ್ ಕುರಿತು ತಿಳಿವಳಿಕೆ ಮೂಡಿಸಲಾಗಿದೆ. ಪರೀಕ್ಷಾ ಕೊಠಡಿಯಲ್ಲೂ ಮೇಲ್ವಿಚಾರಕರು ಮಾರ್ಗದರ್ಶನ ನೀಡಲಿದ್ದಾರೆ. ಪರೀಕ್ಷೆಗೆ ಮೊದಲು ಮತ್ತು ನಂತರ ಪರೀಕ್ಷಾ ಕೇಂದ್ರದ ಆವರಣ ಮತ್ತು ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಶೇ 100ರಷ್ಟು ಪರೀಕ್ಷಾ ಸಿಬ್ಬಂದಿ ಲಸಿಕೆ ಪಡೆದಿದ್ದಾರೆ’ ಎಂದರು.

‘ಪರೀಕ್ಷೆಗೆ ಎರಡು ದಿನಗಳ ಮೊದಲು ಈ ಪ್ರಕ್ರಿಯೆಗೆ ನೇಮಕಗೊಂಡಿರುವ ಅಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್ ಸ್ವಯಂ ಸೇವಕರು ಪರೀಕ್ಷಾ ಕೇಂದ್ರದಲ್ಲಿ ಅಣಕು ಪರೀಕ್ಷಾ ಪ್ರಕ್ರಿಯೆ ನಡೆಸಲಿದ್ದಾರೆ. ಸ್ಯಾನಿಟೈಸರ್, ಮಾಸ್ಕ್, ಥರ್ಮಲ್ ಸ್ಕ್ಯಾನರ್ ಪೂರೈಕೆ ಸೇರಿದಂತೆ ಎಲ್ಲ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ, ಸ್ಕೌಟ್ಸ್-ಗೈಡ್ಸ್ ಸ್ವಯಂಸೇವಕರು, ಕೊಠಡಿ ಮೇಲ್ವಿಚಾರಕರು, ಪರೀಕ್ಷಾ ಕೇಂದ್ರದ ಅಧೀಕ್ಷಕರು ಸೇರಿದಂತೆ ಎಲ್ಲ ಸಿಬ್ಬಂದಿಯನ್ನು ನಿಯುಕ್ತಿಗೊಳಿಸಲಾಗಿದೆ’ ಎಂದೂ ತಿಳಿಸಿದರು.

‘ಯಾವುದೇ ವಿದ್ಯಾರ್ಥಿ ವಾಹನ ಸೌಲಭ್ಯ ಇಲ್ಲದೆ ಪರೀಕ್ಷೆಗೆ ಗೈರು ಹಾಜರಾಗದಂತೆ ಗಮನಿಸಲು ಸೂಚಿಸಲಾಗಿದೆ. ಪ್ರವೇಶ ಪತ್ರ ತೋರಿಸಿ ಮಕ್ಕಳು ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಿ ಸಾರಿಗೆ ಇಲಾಖೆ ಈಗಾಗಲೇ ಸುತ್ತೋಲೆ ಹೊರಡಿಸಿದೆ’ ಎಂದೂ ವಿವರಿಸಿದರು.

ಬಿಎಸ್‌ವೈ ವಿರುದ್ಧ ಎಸಿಬಿಗೆ ಮತ್ತೊಂದು ದೂರು

ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಅಧ್ಯಕ್ಷರಿಂದ ಲಂಚದ ಆರೋಪ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷ ಹುದ್ದೆ ನೀಡಲು ತಮ್ಮ ಬಳಿ ₹ 16 ಕೋಟಿ ಲಂಚಕ್ಕೆ ಬೇಡಿಕೆ ಇರಿಸಿ, ₹ 9.75 ಕೋಟಿ ಪಡೆದಿದ್ದರು ಎಂದು ಮಂಡಳಿಯ ಮಾಜಿ ಅಧ್ಯಕ್ಷ ಡಾ.ಎಂ. ಸುಧೀಂದ್ರ ರಾವ್ ಮಾಡಿರುವ ಆರೋಪದ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಇತರರ ವಿರುದ್ಧ ತನಿಖೆ ನಡೆಸುವಂತೆ ಸಾಮಾಜಿಕ ಹೋರಾಟಗಾರ ಟಿ.ಜೆ. ಅಬ್ರಹಾಂ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ಸಲ್ಲಿಸಿದ್ದಾರೆ.

ಸುದ್ದಿ ವಾಹಿನಿಯೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಸುಧೀಂದ್ರ ರಾವ್ ಮಾಡಿರುವ ಆರೋಪಗಳನ್ನು ಆಧರಿಸಿ ಅಬ್ರಹಾಂ ಬುಧವಾರ ಎಸಿಬಿಗೆ ದೂರು ನೀಡಿದ್ದಾರೆ.

ಯಡಿಯೂರಪ್ಪ, ಸುಧೀಂದ್ರ ರಾವ್, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಮಾಜಿ ಅಧ್ಯಕ್ಷರೂ ಆಗಿರುವ ಯಡಿಯೂರಪ್ಪ ಅವರ ಸಂಬಂಧಿ ಜಿ. ಮರಿಸ್ವಾಮಿ, ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ ಮತ್ತು ಅಳಿಯ ಸಂಜಯ್ ಶ್ರೀ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿ, ತನಿಖೆ ನಡೆಸುವಂತೆ ದೂರಿನಲ್ಲಿ ಒತ್ತಾಯಿಸಿದ್ದಾರೆ.

‘ಸುಧೀಂದ್ರ ರಾವ್ ಅವರು ಕೇಂದ್ರ ಪರಿಸರ ಸಚಿವಾಲಯ ನಿಗದಿಪಡಿಸಿದ್ದ ಅರ್ಹತೆಗಳನ್ನು ಹೊಂದಿರದಿದ್ದರೂ ಅವರನ್ನು ಮಾಲಿನ ನಿಯಂತ್ರಣ ಮಂಡಳಿ ಅಧ್ಯಕ್ಷರ ಹುದ್ದೆಗೆ ನೇಮಕ ಮಾಡಲಾಗಿತ್ತು. ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಮತ್ತು ಅವರ ಕುಟುಂಬದ ಸದಸ್ಯರು ಸುಧೀಂದ್ರ ರಾವ್ ಅವರಿಂದ 60 ಖಾಸಗಿ ಕಂಪನಿಗಳಿಗೆ ನಿರಾಕ್ಷೇಪಣಾ ಪತ್ರಗಳನ್ನು ಕೊಡಿಸಿ ₹ 100 ಕೋಟಿಯಿಂದ ₹ 120 ಕೋಟಿಯಷ್ಟು ಹಣ ಸಂಗ್ರಹಿಸಿದ್ದಾರೆ.

ಈ ಕೃತ್ಯದಲ್ಲಿ ಶಶಿಧರ ಮರಡಿ ಮತ್ತು ಸಂಜಯ್ ಶ್ರೀ ಕೂಡ ಭಾಗಿಯಾಗಿದ್ದಾರೆ. ಸುಧೀಂದ್ರ ರಾವ್ ಅವರೇ ತಪ್ಪೊಪ್ಪಿಕೊಂಡಿದ್ದಾರೆ’ ಎಂಬ ಆರೋಪ ದೂರಿನಲ್ಲಿದೆ.

‘ಅಧ್ಯಕ್ಷ ಹುದ್ದೆ ನೀಡಲು ₹ 16 ಕೋಟಿ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಆದರೆ, 9.75 ಕೋಟಿ ಮಾತ್ರ ಪಾವತಿಸಲು ಸಾಧ್ಯವಾಗಿತ್ತು. ಉಳಿದ ಮೊತ್ತ ನೀಡುವಂತೆ ಮರಿಸ್ವಾಮಿ ಅವರ ಮೂಲಕ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪವನ್ನೂ ಸುಧೀಂದ್ರ ರಾವ್ ಮಾಡಿದ್ದಾರೆ. ಈ ಬಗ್ಗೆಯೂ ತನಿಖೆ ನಡೆಸಬೇಕು’ ಎಂದು ಅಬ್ರಹಾಂ ಆಗ್ರಹಿಸಿದ್ದಾರೆ.

ಅರ್ಹತೆ ಇಲ್ಲದಿದ್ದರೂ ಸುಧೀಂದ್ರ ರಾವ್ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರ ಹುದ್ದೆಗೆ ನೇಮಿಸಲು ₹ 16 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿರುವುದು, ₹ 9.75 ಕೋಟಿ ಲಂಚ ಪಡೆದಿರುವುದು, 60 ಕಡತಗಳಿಗೆ ಸಹಿ ಹಾಕುವಂತೆ ಒತ್ತಡ ಹೇರಿರುವುದು ಮತ್ತು ಅದನ್ನು ಬಳಸಿಕೊಂಡು ಹಣ ಸಂಗ್ರಹಿಸಿರುವ ಆರೋಪಗಳ ಕುರಿತು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿ, ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಬಾಡಿಗೆ ಟ್ರೋಲರ್ ಬಳಸಿಲ್ಲ: ರೋಹಿಣಿ ಸಿಂಧೂರಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ನಾನು ಯಾವತ್ತೂ ಬಾಡಿಗೆ ಟ್ರೋಲರ್‌ಗಳನ್ನು ಬಳಸಿಕೊಂಡಿಲ್ಲ. ಈ ವಿಷಯದಲ್ಲಿ ಐಪಿಎಸ್ ಅಧಿಕಾರಿ ಡಿ. ರೂಪಾ ಮಾಡಿರುವ ಆರೋಪ ಸತ್ಯಕ್ಕೆ ದೂರವಾದುದು’ ಎಂದು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

‘ರೋಹಿಣಿ ಸಿಂಧೂರಿ ತಮ್ಮ ವಿರೋಧಿಗಳ ಬಾಯಿ ಮುಚ್ಚಿಸಲು ಬಾಡಿಗೆ ಟ್ರೋಲರ್‌ಗಳನ್ನು ಬಳಸಿಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದ್ದ ಡಿ. ರೂಪಾ, ಈ ಸಂಬಂಧ ಸಾರ್ವಜನಿಕ ಸಂಪರ್ಕ ಕ್ಷೇತ್ರದ ಸಂಸ್ಥೆಯೊಂದರ ಮಾಜಿ ಉದ್ಯೋಗಿಯೊಬ್ಬರ ಜತೆ ವಾಟ್ಸ್ ಆ್ಯಪ್‌ನಲ್ಲಿ ನಡೆದ ಸಂಭಾಷಣೆಯನ್ನು ಫೇಸ್‌ಬುಕ್ ಖಾತೆಯಲ್ಲಿ ಬಹಿರಂಗಪಡಿಸಿದ್ದರು. ರೂಪಾ ಅವರ ಫೇಸ್‌ಬುಕ್ ಪೋಸ್ಟ್ ಕುರಿತು ‘ಪ್ರಜಾವಾಣಿ’ಯ ಬುಧವಾರದ ಸಂಚಿಕೆಯಲ್ಲಿ ಪ್ರಕಟವಾದ ವರದಿಗೆ ಸ್ಪಷ್ಟನೆ ನೀಡಿರುವ ರೋಹಿಣಿ, ‘ಬಾಡಿಗೆ ಟ್ರೋಲರ್‌ಗಳ ಆರೋಪ ಆಧಾರರಹಿತವಾದುದು. ದುರುದ್ದೇಶದಿಂದ ಈ ಆರೋಪ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ನಿರ್ಧಾರ

ವಿಭೂತಿ, ಇಷ್ಟಲಿಂಗ ತಯಾರಿಕೆಗೆ ನೆರವು

ಬೆಂಗಳೂರು: ವಿಭೂತಿ ಮತ್ತು ಇಷ್ಟಲಿಂಗ ತಯಾರಿಕಾ ಘಟಕಗಳನ್ನು ಸ್ಥಾಪಿಸುವವರಿಗೆ ಸಾಲ ಹಾಗೂ ಸಹಾಯಧನ ನೀಡುವ ಯೋಜನೆಗಳಿಗೆ ವೀರಶೈವ ಲಿಂಗಾಯತ ಅಭಿವೃದ್ಧಿ ಮಂಡಳಿ ಒಪ್ಪಿಗೆ ನೀಡಿದೆ.

ಮಂಡಳಿಯ ಅಧ್ಯಕ್ಷ ಬಿ.ಎಸ್. ಪರಮಶಿವಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ಪ್ರಸ್ತಾವಗಳಿಗೆ ಅನುಮೋದನೆ ನೀಡಲಾಗಿದೆ. ಕೃಷಿ, ಶೈಕ್ಷಣಿಕ, ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ವೀರಶೈವ ಲಿಂಗಾಯತ ಸಮುದಾಯದ ಜನರಿಗೆ ನೆರವು ನೀಡುವ ಹಲವು ಕಾರ್ಯಕ್ರಮಗಳಿಗೂ ಮಂಡಳಿ ಒಪ್ಪಿಗೆ ನೀಡಿದೆ.

ಇತರ ನಿಗಮಗಳಲ್ಲಿರುವ ‘ಗಂಗಾ ಕಲ್ಯಾಣ ಯೋಜನೆ’ ಮಾದರಿಯಲ್ಲಿ ‘ಜೀವಜಲ ಯೋಜನೆ’, ಶೈಕ್ಷಣಿಕ ಸಾಲ, ಉನ್ನತ ಶಿಕ್ಷಣ ಪಡೆಯಲು ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ₹ 20 ಲಕ್ಷದವರೆಗೆ ಸಾಲ, ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ, ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ, ಕೃಷಿ ಮತ್ತು ಹೈನುಗಾರಿಕೆ ಸಾಲ ಮತ್ತು ಸಹಾಯಧನ ನೀಡುವ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮಂಡಳಿಯ ಮೂಲಗಳು ತಿಳಿಸಿವೆ.

ಪ್ರಸಕ್ತ ವರ್ಷ ₹ 220 ಕೋಟಿ ವೆಚ್ಚದಲ್ಲಿ ವಿವಿಧ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಕ್ರಿಯಾಯೋಜನೆ ರೂಪಿಸಲಾಗುತ್ತಿದೆ. ಅದಕ್ಕೆ ಪೂರಕವಾಗಿ ಮೊದಲ ಹಂತದಲ್ಲಿ ಮಂಡಳಿಯ ಯೋಜನೆಗಳಿಗೆ ಒಪ್ಪಿಗೆ ನೀಡಲಾಗಿದೆ. ಇನ್ನಷ್ಟು ಹೊಸ ಯೋಜನೆಗಳಿಗೆ ಮುಂದಿನ ಸಭೆಯಲ್ಲಿ ಅನುಮೋದನೆ ನೀಡಲಾಗುವುದು ಎಂದು ಮಂಡಳಿಯ ನಿರ್ದೇಶಕರು ತಿಳಿಸಿದ್ದಾರೆ.

ಮಂಡಳಿಯ ನಿರ್ದೇಶಕರಾದ ವೀರಣ್ಣ ಚರಂತಿಮಠ, ಅರವಿಂದ ಬೆಲ್ಲದ, ಲಿಂಗಮೂರ್ತಿ ಹೊಸದುರ್ಗ, ಮಹಾಂತೇಶ್ ಎಂ. ಪಾಟೀಲ್, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಆಯುಕ್ತ ವಸಂತ್ ಕುಮಾರ್, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಪ್ರಸನ್ನ ಕುಮಾರ್, ಕಂಪನಿ ಕಾರ್ಯದರ್ಶಿ ಧಿರೇನ್ ಕುಮಾರ್, ಆರ್ಥಿಕ ಇಲಾಖೆ ಉಪ ಕಾರ್ಯದರ್ಶಿ ಡಿ.ಎಸ್. ಸುದರ್ಶನ್ ಕುಮಾರ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ಸಿಂಥೆಟಿಕ್ ಮಾದಕ ವಸ್ತು ಸಾಗಾಣಿಕೆ; ಆತಂಕ

ಲಾಕ್‌ಡೌನ್ ಬಳಿಕ ಅಪರಾಧ ಹೆಚ್ಚಳ: ಬೊಮ್ಮಾಯಿ

ಪ್ರಜಾವಾಣಿ ವಾರ್ತೆ

ಮೈಸೂರು: ‘ಲಾಕ್‌ಡೌನ್ ತೆರವಾದ ಬಳಿಕ ರಾಜ್ಯದಲ್ಲಿ ಮಾದಕ ವಸ್ತು ಸಾಗಣೆ ಮತ್ತು ಸೈಬರ್ ಅಪರಾಧ ಸೇರಿದಂತೆ ಶೇ 15ರಿಂದ 20ರಷ್ಟು ಅಪರಾಧ ಪ್ರಕರಣಗಳು ಹೆಚ್ಚಾಗಿವೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

‘ಸಿಂಥೆಟಿಕ್ ಸ್ವರೂಪದ ಮಾದಕ ವಸ್ತುಗಳು ಸಣ್ಣ ಪೇಪರಿನ ರೂಪದಲ್ಲಿ ಅಂಚೆಯ ಮೂಲಕ ರವಾನೆಯಾಗುತ್ತಿವೆ ಎಂಬ ಮಾಹಿತಿಗಳು ಡಾರ್ಕ್ ವೆಬ್‌ನಲ್ಲಿ ವಿನಿಮಯವಾಗುತ್ತಿವೆ. ಕರ್ನಾಟಕ ಪೊಲೀಸರು ಅದನ್ನು ಮೊದಲಿಗೆ ಪತ್ತೆ ಹಚ್ಚಿ ದಾಳಿ, ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ’ ಎಂದು ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಮಾದಕ ವಸ್ತು ಸಾಗಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಂದು ವರ್ಷದಲ್ಲಿ ಸುಮಾರು 20 ವಿದೇಶಿಯರನ್ನು ಬಂಧಿಸಲಾಗಿದೆ. ಹಿಂದಿನ 5 ವರ್ಷಗಳಲ್ಲಿ ವಶಪಡಿಸಿಕೊಂಡಷ್ಟು ಮಾದಕ ವಸ್ತುಗಳನ್ನು ಈ ಬಾರಿ ಒಂದೇ ವರ್ಷದಲ್ಲಿ ವಶಪಡಿಸಿಕೊಳ್ಳಲಾಗಿದೆ. ಎನ್‌ಡಿಪಿಎಸ್ ಕಾಯ್ದೆಯ ನಿಯಮಗಳಿಗೆ ತಿದ್ದುಪಡಿ ತಂದು, ಬಂಧಿತರಿಗೆ ಕನಿಷ್ಠ 1 ವರ್ಷ ಅಥವಾ ತನಿಖೆ ಪೂರ್ಣಗೊಳ್ಳುವವರೆಗೂ ಜಾಮೀನು ಸಿಗದಂತೆ ಮಾಡುವ ಪ್ರಸ್ತಾವ ಇದೆ. ದೇಶದಲ್ಲೇ ಹೆಚ್ಚು ಮಾದಕವಸ್ತುಗಳನ್ನು ಕರ್ನಾಟಕ ಪೊಲೀಸರು ವಶಕ್ಕೆ ಪಡೆದಿದ್ದಾರೆ’ ಎಂದರು.

ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದ 35ನೇ ತಂಡದ ಪ್ರಶಿಕ್ಷಣಾರ್ಥಿಗಳಲ್ಲಿ ಸರ್ವೋತ್ತಮ ಮಹಿಳಾ ಪ್ರಶಿಕ್ಷಣಾರ್ಥಿ ಗೌರವಕ್ಕೆ ಪಾತ್ರರಾದ ಡಿವೈಎಸ್‌ಪಿ ಧನ್ಯಾ ಎನ್ ನಾಯಕ ಅವರಿಗೆ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ಗೃಹಮಂತ್ರಿಗಳ ಟ್ರೋಫಿ ನೀಡಿ ಗೌರವಿಸಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಇದ್ದಾರೆ

‘ಸೈಬರ್ ಅಪರಾಧ ಪ್ರಕರಣಗಳನ್ನು ಬೇಧಿಸಲು ಬೆಂಗಳೂರಿನ ಪೊಲೀಸರು ಆ್ಯಪ್ ರೂಪಿಸಿದ್ದಾರೆ. ಎಫ್‌ಐಆರ್ ದಾಖಲಾಗುವುದಕ್ಕೂ ಮುನ್ನವೇ ಹಣ ವರ್ಗಾವಣೆಯಾಗುವ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಂಡು, ಒಂದು ತಿಂಗಳಿನಲ್ಲಿ ₹ 40 ಕೋಟಿಯಷ್ಟು ಹಣವು ವಂಚಕರ ಕೈಗೆ ಸಿಗದಂತೆ ಮಾಡಿದ್ದಾರೆ. ಅಂಥ ವ್ಯವಸ್ಥೆ ಮೈಸೂರಿನಲ್ಲೂ ರೂಪುಗೊಳ್ಳಬೇಕು’ ಎಂದರು.

> ನಾನೀಗ ರಾಜ್ಯದ ಗೃಹ ಸಚಿವ ಮಾತ್ರ. ಮುಖ್ಯಮಂತ್ರಿಯ ರೇಸ್‌ನಲ್ಲಿ ನಾನು ಇಲ್ಲ–
> **ಬಸವರಾಜ ಬೊಮ್ಮಾಯಿ,**
> ಗೃಹ ಸಚಿವ

‘ಸಂಚಾರ ನಿಯಮ ಉಲ್ಲಂಘನೆಯಿಂದ ಸಂಗ್ರಹವಾದ ಹಣವನ್ನು ರಸ್ತೆ ಸುರಕ್ಷತೆ ಹಾಗೂ ಅಭಿವೃದ್ಧಿಗೆ ಬಳಸಲು ನೇರವಾಗಿ ಪೊಲೀಸ್ ಇಲಾಖೆಗೆ ನೀಡುವಂತೆ ಹಣಕಾಸು ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದರು.

‘ಮಾನಸಿಕ, ದೈಹಿಕ ಸದೃಢತೆಗಾಗಿ ಕಾಲೇಜು ವಿದ್ಯಾರ್ಥಿನಿಯರಿಗೆ ತರಬೇತಿ ನೀಡಲಾಗುವುದು. ಪೊಲೀಸರ ತರಬೇತಿಗಾಗಿ ನ್ಯಾಷನಲ್ ಡಿಫೆನ್ಸ್ ಅಕಾಡೆಮಿ ಮಾದರಿಯಲ್ಲಿ ಆಫಿಸರ್ಸ್ ಟ್ರೈನಿಂಗ್ ಅಕಾಡೆಮಿ ಸ್ಥಾಪಿಸಲಾಗುವುದು. ಪೊಲೀಸ್ ಪ್ರಶಿಕ್ಷಣಾರ್ಥಿಗಳ ತರಬೇತಿಯ ಪಠ್ಯಕ್ರಮ ಬದಲಾವಣೆಗೆ ಸಮಿತಿ ರಚಿಸಲಾಗುವುದು’ ಎಂದರು.

36 ಸಾವಿರದತ್ತ ಕೋವಿಡ್ ಮರಣ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಮರಣ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, ಕೊರೊನಾ ಸೋಂಕಿತರಲ್ಲಿ 45 ಮಂದಿ ಮೃತಪಟ್ಟಿರುವುದು ಬುಧವಾರ ದೃಢಪಟ್ಟಿದೆ. ಕೋವಿಡ್ ಕಾಲಿಟ್ಟಲ್ಲಿಂದ ಇಲ್ಲಿಯವರೆಗೆ ಸೋಂಕಿನಿಂದ ಸಾವಿಗೀಡಾದವರ ಒಟ್ಟು ಸಂಖ್ಯೆ 36 ಸಾವಿರದತ್ತ (35,989) ದಾಪುಗಾಲು ಇರಿಸಿದೆ.

17 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ದೃಢಪಟ್ಟಿವೆ. ಮರಣ ಪ್ರಮಾಣ ದರವು ಶೇ 2.26ರಷ್ಟು ವರದಿಯಾಗಿದೆ. ಬೆಂಗಳೂರಿನಲ್ಲಿ 8, ಮೈಸೂರು ಹಾಗೂ ದಕ್ಷಿಣ ಕನ್ನಡದಲ್ಲಿ ತಲಾ 6 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 5ಕ್ಕಿಂತ ಕಡಿಮೆಯಿದೆ.

ರಾಜ್ಯದಲ್ಲಿ ಹೊಸದಾಗಿ 1,990 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಈವರೆಗೆ ಸೋಂಕಿತರಾದವರ ಸಂಖ್ಯೆ 28.76 ಲಕ್ಷ ದಾಟಿದೆ. ದಿನದಲ್ಲಿ 1.24 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದ್ದು, ಶೇ 1.59ರಷ್ಟು ಸೋಂಕು ದೃಢ ಪ್ರಮಾಣ ವರದಿಯಾಗಿದೆ.

‘ಜನಸಂಖ್ಯಾ ನಿಯಂತ್ರಣ ಕಾಯ್ದೆ ಮಂಡಿಸಿ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಉತ್ತರಪ್ರದೇಶ ಮತ್ತು ಅಸ್ಸಾಂ ಮಾದರಿಯಲ್ಲಿ ಜನಸಂಖ್ಯೆ ನಿಯಂತ್ರಣ ಕಾಯ್ದೆಯನ್ನು ರಾಜ್ಯದಲ್ಲೂ ಜಾರಿಗೊಳಿಸಬೇಕು. ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ಕಾಯ್ದೆ ಮಂಡಿಸುವಂತೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ಇಂದಿನ ಸಂದರ್ಭದಲ್ಲಿ ಜನಸಂಖ್ಯೆ ನಿಯಂತ್ರಿಸಲು ಕಾಯ್ದೆಯ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

‘ಈ ವಿಷಯವಾಗಿ ಸಾರ್ವಜನಿಕ ಚರ್ಚೆ ನಡೆಯಬೇಕು ಎಂಬ ಅಪೇಕ್ಷೆ ನನ್ನದು. ಚರ್ಚೆಯ ಬಳಿಕ ಸರ್ಕಾರ ತೀರ್ಮಾನವನ್ನು ತೆಗೆದುಕೊಳ್ಳಬೇಕು. ದೇಶದ ಎಲ್ಲ ಪ್ರಜೆಗಳಿಗೂ ಸಮಾನ ಸವಲತ್ತುಗಳು ಸಿಗಬೇಕಾದರೆ ಜನಸಂಖ್ಯೆ ಏರಿಕೆಗೆ ಕಡಿವಾಣ ಹಾಕಲೇಬೇಕು. ದೇಶದ ಜನಸಂಖ್ಯೆ 140 ಕೋಟಿ ಮೀರಿ ಸಾಗುತ್ತಿದೆ. ರಾಜ್ಯದಲ್ಲಿ 7 ಕೋಟಿಗೆ ತಲುಪಿದೆ. ಆದರೆ ನಮ್ಮ ನೈಸರ್ಗಿಕ ಸಂಪನ್ಮೂಲ ಏರಿಕೆಯಾಗುತ್ತಿಲ್ಲ, ಬರಿದಾಗುತ್ತಿದೆ’ ಎಂದರು.

ಸಿ.ಟಿ.ರವಿ

‘ತುರ್ತುಪರಿಸ್ಥಿತಿ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜನಸಂಖ್ಯೆ ನಿಯಂತ್ರಣದ ಬಗ್ಗೆ ಜನರ ಜತೆ ಚರ್ಚೆ ಮಾಡದೇ ನೇರ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆಗೇ ಕೈ ಹಾಕಿತ್ತು. ಇಂದಿರಾ ಬ್ರಿಗೇಡ್ ಮತ್ತು ಸಂಜಯ್ ಬ್ರಿಗೇಡ್ ಹೆಸರಿನಲ್ಲಿ ಆ ಕೆಲಸ ಆಗುತ್ತಿತ್ತು. ಈಗ ಆ ರೀತಿ ಮಾಡಬೇಕಿಲ್ಲ. ಜನಸಂಖ್ಯೆ ನಿಯಂತ್ರಣದ ಸಾಧಕ ಬಾಧಕಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆದು, ವಿಧಾನಮಂಡಲದಲ್ಲಿ ಸಮಾಲೋಚಿಸಿದ ಬಳಿಕವೇ ಜಾರಿ ಮಾಡಬಹುದು. ಕೆಲವು ಪಕ್ಷಗಳಿಗೆ ದೇಶಕ್ಕಿಂತ ರಾಜಕೀಯ ಹಿತವೇ ಮುಖ್ಯವಾಗಿದೆ. ಆದರೆ, ನಮಗೆ ರಾಜಕೀಯ ಮುಖ್ಯವಲ್ಲ, ದೇಶ ಮುಖ್ಯ’ ಎಂದು ಹೇಳಿದರು.

ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಹೇಳುವವರು ಅಧಿಕಾರದಲ್ಲಿ ಇದ್ದಾಗ ಏಕೆ ಮಾಡಲಿಲ್ಲ? ಏಕೆಂದರೆ, ಕಾಂಗ್ರೆಸ್ ಪಕ್ಷದಲ್ಲೇ ಅದಕ್ಕೆ ಸಹಮತವಿಲ್ಲ. ಅದಕ್ಕಾಗಿ 4 ವರ್ಷ ಅದನ್ನು ಮುಟ್ಟುವ ಗೋಜಿಗೇ ಹೋಗಲಿಲ್ಲ. ಆ ಬಗ್ಗೆ ಕಾಳಜಿಯೂ ಇರಲಿಲ್ಲ. ಆಂತರಿಕವಾಗಿ ವಿರೋಧ ಬಂದ ಕಾರಣ ಚಕಾರ ಎತ್ತಲಿಲ್ಲ. ಈಗ ಬಿಡುಗಡೆ ಮಾಡಿ ಎಂದು ಹೇಳುತ್ತಿದ್ದಾರೆ ಎಂದ ರವಿ, ಸಿದ್ದರಾಮಯ್ಯ ಅವರನ್ನು ಟೀಕಿಸಿದರು.

ಗುರುವಾರ, ಜುಲೈ 15, 2021 | ಬೆಂಗಳೂರು | ₹ 6.00 | ಸಂಪುಟ 74 | ಸಂಚಿಕೆ 196 | ಪುಟ 16

www.prajavani.net

/prajavani.net @prajavani /prajavani http://bit.ly/Prajavani

ಪ್ರಜಾವಾಣಿ

ಅತ್ಯಂತ ವಿಶ್ವಾಸಾರ್ಹ ಕನ್ನಡ ದಿನಪತ್ರಿಕೆ

ಸ್ಪರ್ಧಾ ವಾಣಿ

ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಮೇಲೆ ಹೆಚ್ಚು ಪ್ರಶ್ನೆಗಳಿರುತ್ತವೆ. ಅದಕ್ಕೆ ಶಾಲಾಪುಸ್ತಕ ಹಾಗೂ ನಿಯಕಾಲಿಕೆ ಓದಿ ವಿಷಯ ಸಂಗ್ರಹಿಸಬಹುದು.

ಆಳ-ಅಗಲ ಅಡುಗೆ ಎಣ್ಣೆ ಬೆಲೆ: ಬಾಣಲೆಯಿಂದ ಬೆಂಕಿಗೆ

ಗಿರಿಧಾಮ, ಮಾರುಕಟ್ಟೆಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ: ಕ್ರಮಕ್ಕೆ ಸೂಚನೆ 5

ಕನ್ವರ್ ಯಾತ್ರೆಗೆ ಒಪ್ಪಿಗೆ: 'ಸುಪ್ರೀಂ' ಕಳವಳ 10

ಸೆನ್ಸೆಕ್ಸ್	ನಿಫ್ಟಿ	ಚಿನ್ನ (Std. 10g)	ಶುದ್ಧ ಬೆಳ್ಳಿ (kg)	₹/$
52,904 ▲	15,853 ▲	₹49,950 (ಬೆಂಗಳೂರು) ▲	₹71,700 (ಬೆಂಗಳೂರು) ▲	74.59 ▼

ರಾಜ್ಯಗಳು ಸರಿಯಾಗಿ ಯೋಜನೆ ರೂಪಿಸಿಲ್ಲ: ಕೇಂದ್ರ ಆರೋಗ್ಯ ಸಚಿವ ಮಾಂಡವಿಯ ಆರೋಪ

ಲಸಿಕೆ: ಹಿನ್ನಡೆಗೆ ರಾಜ್ಯಗಳೇ ಹೊಣೆ

ಪ್ರಜಾವಾಣಿ ವಾರ್ತೆ

ನವದೆಹಲಿ: ಕೋವಿಡ್‌-19 ಲಸಿಕೆ ಅಭಿಯಾನವು ಯೋಜಿಸಿದಂತೆ ನಡೆಯದಿರಲು ಮತ್ತು ಲಸಿಕೆ ಕೇಂದ್ರಗಳ ಮುಂದೆ ಜನರು ಸಾಲುಗಟ್ಟಲು ರಾಜ್ಯಗಳೇ ಕಾರಣ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯ ಬುಧವಾರ ಆರೋಪಿಸಿದ್ದಾರೆ. ಆದರೆ, ಪದೇ ಪದೇ ವಿನಂತಿ ಮಾಡಿದರೂ ಅಗತ್ಯ ಪ್ರಮಾಣದ ಲಸಿಕೆಯನ್ನು ರಾಜ್ಯಗಳಿಗೆ ಏಕೆ ಪೂರೈಸಿಲ್ಲ ಎಂಬುದಕ್ಕೆ ಅವರು ವಿವರಣೆ ಕೊಟ್ಟಿಲ್ಲ.

ಮನಸುಖ್ ಮಾಂಡವಿಯ

ಜುಲೈ ತಿಂಗಳಲ್ಲಿ ಎಷ್ಟು ಡೋಸ್ ಲಸಿಕೆ ದೊರೆಯಲಿದೆ ಎಂಬುದನ್ನು ರಾಜ್ಯಗಳಿಗೆ ಮೂರು ಬಾರಿ ತಿಳಿಸಲಾಗಿತ್ತು. ಅದಕ್ಕೆ ಅನುಗುಣವಾಗಿ ಲಸಿಕೆ ಅಭಿಯಾನವನ್ನು ರಾಜ್ಯಗಳು ಯೋಜಿಸಬೇಕಿತ್ತು. ಆದರೆ, ರಾಜ್ಯಗಳಲ್ಲಿ ಲಸಿಕೆಗಳ ಕೊರತೆಗೆ ಕಾರಣವೇನು ಎಂಬ ಬಗ್ಗೆ ಅಧಿಕೃತ ಮಾಹಿತಿಯೇನೂ ಬಂದಿಲ್ಲ.

ಲಸಿಕೆಯ ಕೊರತೆ ಇದೆ ಎಂಬ ವರದಿಗಳನ್ನು ಮಾಂಡವಿಯ ಅವರು ಅಲ್ಲಗಳೆದಿದ್ದಾರೆ. ಲಸಿಕೆ ಲಭ್ಯವಿಲ್ಲ ಎಂಬ ಅಪ್ರಯೋಜಕ ಹೇಳಿಕೆಗಳ ಮೂಲಕ ರಾಜ್ಯಗಳು ಜನರಲ್ಲಿ ಭೀತಿ ಮೂಡಿಸುತ್ತಿವೆ ಎಂಬ ಗಂಭೀರ ಆರೋಪವನ್ನೂ ಅವರು ಮಾಡಿದ್ದಾರೆ. ಆದರೆ, ರಾಜ್ಯಗಳಲ್ಲಿ ಅಗತ್ಯ ಪ್ರಮಾಣದ ಲಸಿಕೆ ಡೋಸ್‌ಗಳು ಲಭ್ಯ ಇವೆ ಎಂಬುದನ್ನು ಪ್ರತಿಪಾದಿಸಲು ಬೇಕಾದ ಯಾವುದೇ ಅಂಕಿಅಂಶವನ್ನು ಅವರು ನೀಡಿಲ್ಲ.

ತಮಿಳುನಾಡು, ರಾಜಸ್ಥಾನ, ಉತ್ತರ ಪ್ರದೇಶ, ಮಹಾರಾಷ್ಟ್ರ, ದೆಹಲಿ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಲಸಿಕೆ ಕೊರತೆಯಿಂದಾಗಿ ಹಲವು ಲಸಿಕಾ ಕೇಂದ್ರಗಳನ್ನು ಸ್ಥಗಿತಗೊಳಿಸಲಾಗಿದೆ. ಹರಿಯಾಣ, ಆಂಧ್ರ ಪ್ರದೇಶ, ಕರ್ನಾಟಕ, ಗುಜರಾತ್ ಮತ್ತು ಛತ್ತೀಸಗಡ ರಾಜ್ಯಗಳಲ್ಲಿ ಜೂನ್ 21-26ರ ಅವಧಿಯಲ್ಲಿ ಗರಿಷ್ಠ ಪ್ರಮಾಣದಲ್ಲಿ ಲಸಿಕೆ ಹಾಕಲಾಗಿತ್ತು. ನಂತರದ ದಿನಗಳಲ್ಲಿ ಈ ಪ್ರಮಾಣ ಕುಸಿಯುತ್ತಲೇ ಇದೆ.

ಕೋವಿಡ್ ಲಸಿಕೆಯ ಒಂದು ಕೋಟಿ ಡೋಸ್‌ಗಳನ್ನು ತಮಿಳುನಾಡಿಗೆ ಹೆಚ್ಚುವರಿಯಾಗಿ ಒದಗಿಸಬೇಕು ಎಂದು ಅಲ್ಲಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಮಂಗಳವಾರ ಕೋರಿದ್ದಾರೆ.

ಎಲ್ಲ ಅರ್ಹ ಫಲಾನುಭವಿಗಳಿಗೆ ಅತ್ಯಂತ ವೇಗವಾಗಿ ಲಸಿಕೆ ಹಾಕಿಸಬೇಕಿದ್ದರೆ ತಿಂಗಳಿಗೆ ಮೂರು ಕೋಟಿ ಡೋಸ್ ಲಸಿಕೆ ಬೇಕು ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.

ರಾಜ್ಯಕ್ಕೆ ಲಸಿಕೆ ಕೊಡದ ಕೇಂದ್ರ

• ರಾಜೇಶ್ ರೈ ಚಟ್ಲ

ಬೆಂಗಳೂರು: ಕೇಂದ್ರದಿಂದ ರಾಜ್ಯಕ್ಕೆ ಬೇಡಿಕೆಯಷ್ಟು ಪ್ರಮಾಣದಲ್ಲಿ ಕೋವಿಡ್ ಲಸಿಕೆ ಪೂರೈಕೆಯಾಗದೇ ಇರುವುದರಿಂದ ಲಸಿಕೆ ಅಭಿಯಾನಕ್ಕೆ ದೊಡ್ಡ ಮಟ್ಟದ ಹಿನ್ನಡೆಯಾಗಿದೆ. ಎರಡನೇ ಡೋಸ್ ಪಡೆಯುವ ಅವಧಿ ಮುಗಿಯುವ ಹಂತಕ್ಕೆ ಬಂದರೂ ಲಸಿಕೆ ಸಿಗದೇ ಜನ ಪರದಾಡುವಂತಾಗಿದೆ.

ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಪೂರೈಕೆ ಆಗುತ್ತಿದೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ; ವಾಸ್ತವ ಸ್ಥಿತಿ ಬೇರೆಯೇ ಇದೆ. ಲಸಿಕೆ ಕುರಿತಂತೆ ಕೇಂದ್ರ ಸರ್ಕಾರದ ಆರೋಗ್ಯ ಸಚಿವಾಲಯದ ಅಧಿಕಾರಿಗಳು ನಡೆಸಿದ ವಿಡಿಯೊ ಸಂವಾದದಲ್ಲಿ ಲಸಿಕೆ ಬೇಡಿಕೆಯ ಬಗ್ಗೆ ಅಂಕಿ ಅಂಶ ಸಹಿತ ಕೋರಿಕೆ ಸಲ್ಲಿಸಿದರೂ ಪೂರೈಕೆ ಮಾತ್ರ ಆಗುತ್ತಿಲ್ಲ ಎಂದು ಆರೋಗ್ಯ ಇಲಾಖೆಯ ಮೂಲಗಳು ಹೇಳುತ್ತಿವೆ.

'ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಲಸಿಕಾ ಕೇಂದ್ರಗಳ ಮೂಲಕ ದಿನವೊಂದಕ್ಕೆ ಸುಮಾರು 11 ಲಕ್ಷ ಮಂದಿಗೆ ಲಸಿಕೆ ನೀಡಲು ಸಾಧ್ಯವಿದೆ. 'ಲಸಿಕೆ ಮಹಾ ಅಭಿಯಾನ' ನಡೆದ ಜೂನ್ 21ರಂದು (ಅಂತರರಾಷ್ಟ್ರೀಯ ಯೋಗ ದಿನ) ಮಾತ್ರ ಈ ಸಾಧನೆ ಮಾಡಲಾಗಿದೆ. ದಿನವೊಂದಕ್ಕೆ ಸರಾಸರಿ 2 ಲಕ್ಷದಷ್ಟು ಮಾತ್ರ ಲಸಿಕೆ ಲಭ್ಯ ಆಗುತ್ತಿದೆ' ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ತಿಳಿಸಿದರು.

10ನೇ ಪುಟ ನೋಡಿ

'ಸಮರ್ಪಕ ಬೇಡಿಕೆ ಸಲ್ಲಿಸದ ಖಾಸಗಿ ಕೇಂದ್ರಗಳು'

ನವದೆಹಲಿ (ಪಿಟಿಐ): ಹಲವು ರಾಜ್ಯಗಳಲ್ಲಿನ 'ಕೋವಿಡ್ ಲಸಿಕೆ ನೀಡುವ ಖಾಸಗಿ ಕೇಂದ್ರ'ಗಳು (ಪಿಸಿವಿಸಿ) ಅಗತ್ಯ ಪ್ರಮಾಣದಷ್ಟು ಲಸಿಕೆಯ ಡೋಸ್‌ಗಳನ್ನು ಪೂರೈಸುವಂತೆ ಕಂಪನಿಗಳಿಗೆ ಬೇಡಿಕೆಯನ್ನೇ ಸಲ್ಲಿಸಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಆರೋಪಿಸಿದೆ.

ಖಾಸಗಿ ಕೇಂದ್ರಗಳ ಇಂಥ ಧೋರಣೆಯಿಂದಾಗಿ ಲಸಿಕೆ ಕಾರ್ಯಕ್ರಮಕ್ಕೆ ನಿರೀಕ್ಷಿತ ವೇಗ ಸಿಗುತ್ತಿಲ್ಲ. ಖಾಸಗಿ ಕೇಂದ್ರಗಳಿಗೆ ಸುಲಭವಾಗಿ ಲಸಿಕೆ ದೊರೆಯುವಂತಾದರೆ ಈ ಕಾರ್ಯಕ್ರಮಕ್ಕೆ ವೇಗ ಸಿಗಲಿದೆ. ಈ ದಿಸೆಯಲ್ಲಿ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದರು.

ಕರ್ನಾಟಕ ಸೇರಿದಂತೆ 15 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಇಲಾಖೆ ಕಾರ್ಯದರ್ಶಿಗಳು ಹಾಗೂ ಲಸಿಕೆ ಕಾರ್ಯಕ್ರಮದ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

'ಒಂದೆಡೆ ಲಸಿಕೆ ಪೂರೈಕೆಗೆ ಸಮರ್ಪಕ ಬೇಡಿಕೆ ಸಲ್ಲಿಸಲಾಗುತ್ತಿಲ್ಲ. ಪೂರೈಕೆಯಾದ ಲಸಿಕೆಯ ಎತ್ತುವಳಿ ಆಗುತ್ತಿಲ್ಲ. ಮತ್ತೊಂದೆಡೆ ಈ ಮೊದಲು ಪಡೆದ ಲಸಿಕೆಗೆ ಸಂಬಂಧಿಸಿದ ಬಿಲ್ ಮೊತ್ತವನ್ನು ಪಾವತಿಸದಿರುವುದು ಕಳವಳಕಾರಿ' ಎಂದು ಹೇಳಿದರು.

'ಕೆಲವು ರಾಜ್ಯಗಳಲ್ಲಿ ಖಾಸಗಿ ಕೇಂದ್ರಗಳು ತಮಗೆ ಪೂರೈಕೆಯಾದ ಲಸಿಕೆಯನ್ನು ಎತ್ತುವಳಿ ಮಾಡಿವೆ. ಆದರೆ, ತಾವು ಪಡೆದಿರುವುದಕ್ಕಿಂತ ಕಡಿಮೆ ಡೋಸ್‌ಗಳನ್ನು ನೀಡಿರುವುದು ಕಂಡು ಬಂದಿದೆ' ಎಂದೂ ಅಸಮಾಧಾನ ವ್ಯಕ್ತಪಡಿಸಿದರು.

ಕಾರವಾರದಲ್ಲಿ ಬುಧವಾರ ಸುರಿದ ಧಾರಾಕಾರ ಮಳೆಯಲ್ಲೇ ಜನರು ಸಾಗಿದರು – ಪ್ರಜಾವಾಣಿ ಚಿತ್ರ/ ದಿಲೀಪ ರೇವಣಕರ್

ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆ: ಅಪಾಯದಲ್ಲಿ ಮಡಿಕೇರಿ ಆಕಾಶವಾಣಿ ಗೋಪುರ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯದ ಹಲವೆಡೆ ಬುಧವಾರ ಭಾರಿ ಮಳೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಹೆಚ್ಚಿದೆ. ಕೊಡಗು ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಈ ವರ್ಷವೂ ಪ್ರವಾಹ ಭೀತಿ ಎದುರಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮುಂಗಾರು ಬಿರುಸು ಪಡೆದುಕೊಂಡಿದೆ. ಲಿಂಗನಮಕ್ಕಿ ಜಲಾಶಯಕ್ಕೆ 33,331 ಕ್ಯುಸೆಕ್ ನೀರು ಹರಿದುಬಂದಿದ್ದು, ಜಲಾಶಯದ ನೀರಿನ ಮಟ್ಟ 1786.05 ಅಡಿಗಳಿಗೆ ತಲುಪಿದೆ.

ಭದ್ರಾ ಜಲಾಶಯಕ್ಕೆ 7,646 ಕ್ಯುಸೆಕ್ ನೀರು ಹರಿದು ಬಂದಿದ್ದು, ಜಲಾಶಯದ ನೀರಿನ ಮಟ್ಟ 157.4 ಅಡಿಗಳಿಗೆ ಹೆಚ್ಚಳವಾಗಿದೆ. ತುಂಗಾ ಜಲಾಶಯಕ್ಕೆ 11,456 ಕ್ಯುಸೆಕ್ ನೀರು ಹರಿದುಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಮಾಣಿ ಜಲಾಶಯಕ್ಕೆ 4,095 ಕ್ಯುಸೆಕ್ ಒಳಹರಿವು ಇದೆ.

ಕಾರವಾರ ತಾಲ್ಲೂಕಿನ ಕದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. ಜಲಾಶಯಕ್ಕೆ 22,111 ಕ್ಯುಸೆಕ್ ಒಳಹರಿವಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಜಲಾಶಯದ ಮೂರು ಕ್ರೆಸ್ಟ್ ಗೇಟ್‌ಗಳಿಂದ ಕಾಳಿ ನದಿಗೆ 10,050 ಕ್ಯುಸೆಕ್ ನೀರನ್ನು ಹರಿಸಲಾಗುತ್ತಿದೆ. ವಿದ್ಯುತ್ ಉತ್ಪಾದನೆಗಾಗಿ 17,848 ಕ್ಯುಸೆಕ್ ಬಿಡಲಾಗುತ್ತಿದೆ.

ಹಾರಂಗಿ ಜಲಾಶಯದ ಒಳಹರಿವು 12,282 ಕ್ಯುಸೆಕ್‌ಗೆ ಏರಿಕೆಯಾಗಿದೆ. ಭರ್ತಿಗೆ 7 ಅಡಿ ಬಾಕಿಯಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ ಬುಧವಾರ ತುಸು ಹೆಚ್ಚಾಗಿದೆ. ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿದ್ದು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಸ್ನಾನಘಟ್ಟ ಮುಳುಗಡೆಯಾಗಿದೆ.

ಕುಮಾರಧಾರಾ ನದಿ ಸೇತುವೆ ಕೆಳಭಾಗದ ಕಿಂಡಿ ಅಣೆಕಟ್ಟೆ ಕೂಡ ಮುಳುಗಡೆಯಾಗಿದೆ. ಆದಿಸುಬ್ರಹ್ಮಣ್ಯ ಬಳಿಯ ದರ್ಪಣತೀರ್ಥ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಸ್ನಾನಘಟ್ಟ ಮುಳುಗಡೆ ಆಗಿರುವುದರಿಂದ ಯಾತ್ರಾರ್ಥಿಗಳು ನದಿ ದಡದಲ್ಲಿ ತೀರ್ಥಸ್ನಾನ ಮಾಡಿದರು. ಸುಬ್ರಹ್ಮಣ್ಯ-ಬಿಸಿಲೆ-ಸಕಲೇಶಪುರ ಹೆದ್ದಾರಿಯಲ್ಲಿ ಬಿಸಿಲೆ ಸಮೀಪ ರಸ್ತೆಗೆ ಮರ ಬಿದ್ದು, ಸಂಚಾರ ಸ್ಥಗಿತಗೊಂಡಿತ್ತು.

ಭಾಗಮಂಡಲ ತ್ರಿವೇಣಿ ಸಂಗಮವು ಜಲಾವೃತಗೊಂಡಿದೆ. ಲಕ್ಷ್ಮಣತೀರ್ಥ ನದಿಯಲ್ಲೂ ನೀರಿನಮಟ್ಟ ಏರಿಕೆಯಾಗಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.

ಭಾಗಮಂಡಲ-ತಲಕಾವೇರಿ ವ್ಯಾಪ್ತಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಬಲಮುರಿಯ ಕಿರುಸೇತುವೆ ಮೇಲೆ ನೀರು ಹರಿಯುತ್ತಿದೆ. ಈ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಆಗಿದೆ.

ಮಡಿಕೇರಿ-ಮಂಗಳೂರು ರಸ್ತೆಯ ತಾಳತ್ತಮನೆ ಎಂಬಲ್ಲಿ ಸಣ್ಣ ಪ್ರಮಾಣದಲ್ಲಿ ಭೂಕುಸಿತವಾಗಿದ್ದು, 6 ಕುಟುಂಬಗಳನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಇದೇ ಸ್ಥಳದಲ್ಲಿ 2018ರಲ್ಲೂ ಭೂಕುಸಿತವಾಗಿತ್ತು. ಅಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿದ್ದು ಮಣ್ಣು ಸಡಿಲಗೊಂಡು ಮತ್ತೆ ಕುಸಿಯುಲು ಆರಂಭಿಸಿದೆ. ಮಡಿಕೇರಿ ಆಕಾಶವಾಣಿ ಟವರ್ ಬಳಿ ಗುಡ್ಡದ ಮಣ್ಣು ಕುಸಿದಿದೆ. ಟವರ್‌ನಿಂದ ಸ್ವಲ್ಪವೇ ದೂರದಲ್ಲಿ ಜನವಸತಿ ಪ್ರದೇಶವಿದ್ದು, ಆತಂಕ ಎದುರಾಗಿದೆ.

4ನೇ ಪುಟ ನೋಡಿ

ಎಂಎಫ್ ಸ್ಥಗಿತಕ್ಕೆ ಮುನ್ನ ಹೂಡಿಕೆದಾರರ ಒಪ್ಪಿಗೆ ಅಗತ್ಯ: ಸುಪ್ರೀಂ ಕೋರ್ಟ್

ನವದೆಹಲಿ (ಪಿಟಿಐ): ಸಾಲಪತ್ರ ಆಧಾರಿತ ಮ್ಯೂಚುವಲ್ ಫಂಡ್‌ಗಳನ್ನು ಸ್ಥಗಿತಗೊಳಿಸುವ ಮೊದಲು ಆ ಫಂಡ್‌ಗಳಲ್ಲಿ ಹೂಡಿಕೆ ಮಾಡಿದ ಶೇಕಡ 50ರಷ್ಟಕ್ಕಿಂತ ಹೆಚ್ಚಿನವರ ಒಪ್ಪಿಗೆ ಪಡೆಯುವುದು ಅಗತ್ಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಶೇಕಡ 50ಕ್ಕಿಂತ ಹೆಚ್ಚಿನ ಹೂಡಿಕೆದಾರರಿಂದ ಒಪ್ಪಿಗೆ ಪಡೆಯದೆಯೇ ಸಾಲಪತ್ರ ಆಧಾರಿತ ಆರು ಮ್ಯೂಚುವಲ್ ಫಂಡ್ ಯೋಜನೆಗಳನ್ನು ಸ್ಥಗಿತಗೊಳಿಸಿದ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದ್ದನ್ನು ಪ್ರಶ್ನಿಸಿ ಫ್ರ್ಯಾಂಕ್ಲಿನ್ ಟೆಂಪಲ್‌ಟನ್ ಕಂಪನಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.

ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಮತ್ತು ಸಂಜೀವ್ ಖನ್ನಾ ಅವರು ಇದ್ದ ನ್ಯಾಯಪೀಠ ಈ ಅರ್ಜಿಯ ವಿಚಾರಣೆ ನಡೆಸಿದೆ. 'ನಾವು ಕಾನೂನಿನ ಅಂಶಗಳನ್ನು ವ್ಯಾಖ್ಯಾನಿಸಿದ್ದೇವೆ. ಸಾಲಪತ್ರ ಆಧಾರಿತ ಯೋಜನೆಗಳನ್ನು ಸ್ಥಗಿತಗೊಳಿಸುವ ಮೊದಲು ಹೂಡಿಕೆದಾರರಿಂದ ಬಹುಮತದ ಒಪ್ಪಿಗೆ ಪಡೆದುಕೊಳ್ಳಬೇಕು ಎಂಬ ಬಗ್ಗೆ ಹೈಕೋರ್ಟ್ ವ್ಯಕ್ತಪಡಿಸಿದ ಅಭಿಪ್ರಾಯವನ್ನು ಒಪ್ಪಿದ್ದೇವೆ' ಎಂದು ನ್ಯಾಯಪೀಠ ಹೇಳಿದೆ.

ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ 28ಕ್ಕೆ ಏರಿಕೆ

ನವದೆಹಲಿ (ಪಿಟಿಐ): ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆಯನ್ನು (ಡಿಎ ಮತ್ತು ಡಿಆರ್) ಶೇ 17ರಿಂದ ಶೇ 28ಕ್ಕೆ ಹೆಚ್ಚಿಸಲು ಕೇಂದ್ರ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ.

ತುಟ್ಟಿಭತ್ಯೆ ಹೆಚ್ಚಳವು 2021ರ ಜುಲೈ 1ರಿಂದ ಅನ್ವಯವಾಗಲಿದ್ದು, ಕೇಂದ್ರ ಸರ್ಕಾರದ 48.34 ಲಕ್ಷ ನೌಕರರು ಹಾಗೂ 65.26 ಲಕ್ಷ ಪಿಂಚಣಿದಾರರು ಇದರ ಪ್ರಯೋಜನ ಪಡೆಯಲಿದ್ದಾರೆ.

ಈ ಹೆಚ್ಚಳದಿಂದಾಗಿ ಕೇಂದ್ರದ ಬೊಕ್ಕಸಕ್ಕೆ ₹ 34,401 ಕೋಟಿ ಹೊರೆ ಬೀಳಲಿದೆ ಎಂದು, ಸಭೆಯ ನಂತರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ತಿಳಿಸಿದರು.

ಕೋವಿಡ್ ಕಾರಣದಿಂದ ಕೇಂದ್ರ ಸರ್ಕಾರಿ ನೌಕರರ ಹಾಗೂ ಪಿಂಚಣಿದಾರರ ತುಟ್ಟಿಭತ್ಯೆ ಹೆಚ್ಚಳವನ್ನು 2020ರ ಜನವರಿ 1ರಿಂದ ತಡೆ ಹಿಡಿಯಲಾಗಿತ್ತು. 2020ರ ಜನವರಿ 1, 2020ರ ಜುಲೈ 1 ಮತ್ತು 2021ರ ಜನವರಿ1ರ ಮೂರು ಕಂತುಗಳು ಬಾಕಿ ಆಗಿದ್ದವು. ಆದರೆ, ತಡೆ ಹಿಡಿದ ಅವಧಿಯ ಹಿಂಬಾಕಿ ಸಿಗುವುದಿಲ್ಲ ಎಂದು ಪಿಐಬಿ ಟ್ವೀಟ್ ಮಾಡಿದೆ.

ಸಾರ್ವಜನಿಕರ ವರ್ತನೆ ಬಗ್ಗೆ ವೈದ್ಯಕೀಯ ತಜ್ಞರ ಕಳವಳ

ಅವಧಿಗೆ ಮೊದಲೇ 3ನೇ ಅಲೆ

• ವರುಣ ಹೆಗಡೆ

ಬೆಂಗಳೂರು: ಕೋವಿಡ್ ನಿಯಮಗಳನ್ನು ಕಡೆಗಣಿಸಿ ಜನರು ಗುಂಪು ಗುಂಪಾಗಿ ಸೇರುತ್ತಿರುವುದರಿಂದ ನಿರೀಕ್ಷಿತ ಅವಧಿಗೂ ಮುನ್ನವೇ ಮೂರನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆಯ ಬಗ್ಗೆ ತಜ್ಞ ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. ಅಕ್ಟೋಬರ್ ತಿಂಗಳ ವೇಳೆಗೆ ಶೇ 60 ರಷ್ಟು ಜನರು ಲಸಿಕೆ ಪಡೆದುಕೊಳ್ಳದಿದ್ದಲ್ಲಿ ಮಕ್ಕಳ ಜತೆಗೆ ವಯಸ್ಕರು ಹಾಗೂ ವೃದ್ಧರು ಕೂಡ ಅಪಾಯ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಮೊದಲ ಅಲೆಗಿಂತ ಎರಡನೇ ಅಲೆ ಹೆಚ್ಚಿನ ಸಾವು-ನೋವಿಗೆ ಕಾರಣವಾಗಿದೆ. ಮೊದಲ ಅಲೆಯಲ್ಲಿ ವೈರಾಣುವಿನ ಹರಡುವಿಕೆಯ ವೇಗ ಅಷ್ಟಾಗಿ ಇರದಿದ್ದರಿಂದ ಒಂದು ವರ್ಷದ ಅವಧಿಯಲ್ಲಿ 9.73 ಲಕ್ಷ ಮಂದಿ ಕೋವಿಡ್ ಪೀಡಿತರಾಗಿದ್ದರು. ಸೋಂಕಿನ ತೀವ್ರತೆ ಕಡಿಮೆಯಿದ್ದರೂ 12 ಸಾವಿರಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದರು. ಇವರಲ್ಲಿ ಶೇ 75ರಷ್ಟು ಮಂದಿ 60 ವರ್ಷ ಮೇಲ್ಪಟ್ಟವರೇ ಆಗಿದ್ದರು.

ಇದೇ ವರ್ಷ ಮಾರ್ಚ್ ಮೂರನೇ ವಾರದ ಬಳಿಕ ಕಾಣಿಸಿಕೊಂಡ 2ನೇ ಅಲೆಯಲ್ಲಿ ರೂಪಾಂತರಿ ವೈರಾಣು ವೇಗವಾಗಿ ವ್ಯಾಪಿಸಿಕೊಂಡು, ರಾಜ್ಯದ ಜನರನ್ನು ಸಂಕಷ್ಟಕ್ಕೆ ದೂಡಿದೆ. ನಾಲ್ಕು ತಿಂಗಳ ಅವಧಿಯಲ್ಲಿ 19 ಲಕ್ಷಕ್ಕೂ ಅಧಿಕ ಮಂದಿ ಸೋಂಕಿತರಾಗಿದ್ದಾರೆ. ಇವರಲ್ಲಿ ಶೇ 54ರಷ್ಟು ಮಂದಿ 20 ರಿಂದ 40 ವರ್ಷದೊಳಗಿನವರು. ಸೋಂಕಿನ ತೀವ್ರತೆಗೆ 23,495 ಮಂದಿ ಮೃತಪಟ್ಟಿದ್ದಾರೆ.

ಜೂನ್ ಅಂತ್ಯಕ್ಕೆ ಎರಡನೇ ಅಲೆ ನಿಯಂತ್ರಣಕ್ಕೆ ಬಂದಿದೆ. ಮೂರನೇ ಅಲೆಯು ಅಕ್ಟೋಬರ್ ಅಥವಾ ನವೆಂಬರ್ ಬಳಿಕ ಕಾಣಿಸಿಕೊಳ್ಳುವ ಬಗ್ಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಲೆಕ್ಕಾಚಾರ ಹಾಕಿದ್ದಾರೆ. ಆ ವೇಳೆಗೆ ಶೇ 60ರಿಂದ ಶೇ 70ರಷ್ಟು ಮಂದಿ ಲಸಿಕೆ ಹಾಕಿಸಿಕೊಂಡರೆ ವೈರಾಣುವಿನ ತೀವ್ರತೆ ಅಷ್ಟಾಗಿ ಬಾಧಿಸದು ಎಂದು ವಿಶ್ಲೇಷಿಸಿದ್ದಾರೆ.

ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ 32 ರಷ್ಟು ಜನ ಈವರೆಗೆ ಒಂದು ಡೋಸ್ ಲಸಿಕೆ ಹಾಕಿಸಿಕೊಂಡಿದ್ದಾರೆ. ಹೀಗಾಗಿ, ಅಕ್ಟೋಬರ್-ನವೆಂಬರ್ ಹೊತ್ತಿಗೆ ಶೇ 70ರ ಈ ಗುರಿ ತಲುಪುವುದು ಕಷ್ಟಸಾಧ್ಯ ಎನ್ನಲಾಗುತ್ತಿದೆ.

10ನೇ ಪುಟ ನೋಡಿ

ಮೂರನೇ ಅಲೆ: ವಯಸ್ಕರಿಗೂ ಅಪಾಯ

ಕೋವಿಡ್ ಮೂರನೇ ಅಲೆಯು ಮಕ್ಕಳ ಜತೆಗೆ ಲಸಿಕೆ ಪಡೆಯದ 18 ವರ್ಷ ಮೇಲ್ಪಟ್ಟವರಿಗೆ ಕೂಡ ಅಪಾಯವನ್ನು ತಂದೊಡ್ಡಲಿದೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

'ರೂಪಾಂತರಗೊಂಡ ಡೆಲ್ಟಾ ವೈರಾಣು ಎರಡನೇ ಅಲೆಯ ಹೊತ್ತಿನಲ್ಲಿ ಸೋಂಕು ವೇಗವಾಗಿ ಹರಡಲು ಕಾರಣವಾಯಿತು. ಈ ಅವಧಿಯಲ್ಲಿ ದೊಡ್ಡ ಪ್ರಮಾಣದ ಲಸಿಕಾ ಅಭಿಯಾನ ಕೂಡ ನಡೆದಿಲ್ಲ. ಹಾಗಾಗಿ, ಜನರು ಈ ವೇಳೆ ಎಚ್ಚರ ತಪ್ಪಿದರೆ ಅದಕ್ಕೆ ಬೆಲೆ ತೆರಬೇಕಾಗುತ್ತದೆ. ಅಲ್ಪಾವಧಿಯಲ್ಲಿ ಎಲ್ಲರಿಗೂ ಲಸಿಕೆ ಒದಗಿಸಲು ಸಾಧ್ಯವಿಲ್ಲ. ಈಗ ಮತ್ತೆ ಕೋವಿಡ್ ಪ್ರಕರಣ ಏರುಗತಿ ಪಡೆದಲ್ಲಿ ಎಲ್ಲ ವಯೋಮಾನದವರು ಅದರ ಪರಿಣಾಮ ಎದುರಿಸಬೇಕಾಗುತ್ತದೆ' ಎಂದು ಮಣಿಪಾಲ್ ಆಸ್ಪತ್ರೆಗಳ ಸಮೂಹದ ಅಧ್ಯಕ್ಷ ಡಾ. ಸುದರ್ಶನ್ ಬಲ್ಲಾಳ್ ಎಚ್ಚರಿಸಿದರು.

ಹಾಲ್ ಟಿಕೆಟ್: ಬಿಇಒಗಳಿಗೆ ಹೊಣೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಹಾಲ್ ಟಿಕೆಟ್ (ಪ್ರವೇಶ ಪತ್ರ) ಸಿಗದೇ ಇದ್ದರೆ, ತಕ್ಷಣ ಹಾಲ್ ಟಿಕೆಟ್ ವಿತರಿಸಲು ಕ್ರಮ ತೆಗೆದುಕೊಳ್ಳಬೇಕು' ಎಂದು ಎಲ್ಲ ಡಿಡಿಪಿಐ ಹಾಗೂ ಬಿಇಒಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧ್ಯಕ್ಷರೂ ಆಗಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.

ಪೂರ್ಣ ಶುಲ್ಕ ಪಾವತಿಸದಿದ್ದರೆ ಹಾಲ್ ಟಿಕೆಟ್ ನೀಡುವುದಿಲ್ಲ ಎಂದು ಕೆಲವು ಖಾಸಗಿ ಶಾಲಾ ಆಡಳಿತ ಮಂಡಳಿಗಳು ಷರತ್ತು ವಿಧಿಸುತ್ತಿರುವ ಬಗ್ಗೆ 'ಪ್ರಜಾವಾಣಿ'ಯ ಜುಲೈ 13ರ ಸಂಚಿಕೆಯಲ್ಲಿ ವರದಿ ಪ್ರಕಟಗೊಂಡಿತ್ತು. ಆ ಬೆನ್ನಲ್ಲೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, 'ಈ ಬಗ್ಗೆ ಮಾರ್ಗದರ್ಶನ ಅಗತ್ಯವಿದ್ದರೆ ತಕ್ಷಣ ಪರೀಕ್ಷಾ ಮಂಡಳಿಯನ್ನು ಸಂಪರ್ಕಿಸಬೇಕು' ಎಂದೂ ಸೂಚಿಸಿದ್ದಾರೆ.

ವರದಿ ಪರಿಣಾಮ

'ಯಾವುದೇ ವಿದ್ಯಾರ್ಥಿ ಹಾಲ್ ಟಿಕೆಟ್ ಸಿಗದೆ, ಮಾನಸಿಕ ತೊಂದರೆ ಮತ್ತು ಆತಂಕಕ್ಕೆ ಒಳಗಾಗದಂತೆ ಹಾಗೂ ಪರೀಕ್ಷೆಯಿಂದ ವಂಚಿತರಾಗದಂತೆ ಆದ್ಯತೆಯ ಮೇರೆಗೆ ಜಿಲ್ಲಾ ಉಪನಿರ್ದೇಶಕರು (ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಶಾಲೆಗಳ ಮುಖ್ಯಸ್ಥರು ಕ್ರಮ ತೆಗೆದುಕೊಳ್ಳಬೇಕು' ಎಂದೂ ಸುತ್ತೋಲೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಪೂರ್ಣ ಶುಲ್ಕ ಪಾವತಿಸದೇ ಇರುವುದರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪ್ರವೇಶ ಪತ್ರ ನೀಡಲು ನಿರಾಕರಿಸಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, 'ಯಾವುದೇ ರೀತಿಯಲ್ಲೂ ಮಕ್ಕಳಿಗೆ ತೊಂದರೆ ಆಗದಂತೆ ಬಿಇಒಗಳು ಕ್ರಮ ವಹಿಸಲಿದ್ದಾರೆ' ಎಂದಿದ್ದಾರೆ.

ಪರೀಕ್ಷಾ ಮಂಡಳಿಯ ಜಾಲತಾಣದಲ್ಲಿ ಹಾಲ್ ಟಿಕೆಟ್‌ಗಳನ್ನು ಅಪ್‌ಲೋಡ್ ಮಾಡಲಾಗಿದೆ.

ರಾಜ್ಯ ಕೋವಿಡ್ ಅಂಕಿ-ಅಂಶ

ಒಟ್ಟು ಸೋಂಕಿತರು	28,76,587 ▲ (28,74,597 ನಿನ್ನೆಯ ವಿವರ)
ಸಕ್ರಿಯ ಪ್ರಕರಣಗಳು	33,642 ▼
ಗುಣಮುಖರಾದವರು	28,06,933 ▲
ಒಟ್ಟು ಸಾವು	35,989 ▲
ದಿನದ ಏರಿಕೆ	
ಹೊಸ ಪ್ರಕರಣ	1,990 ▲
ಗುಣಮುಖ	2,537 ▲
ಸಾವು	45 ▼

ಆಧಾರ: ರಾಜ್ಯ ಆರೋಗ್ಯ ಇಲಾಖೆ

ಪ್ರಜಾವಾಣಿ ಗ್ರಾಫಿಕ್ಸ್

ಮಿಸಳ್ ಹಾಪ್ಚಾ

ಹೆಣ್ಮಕ್ಕಳ ಸಂಭ್ರಮ

ನಿಮ್ಮ Prajavani.net ನಲ್ಲಿ ಮತ್ತೊಂದು ವಿಶೇಷ

ವಿಡಿಯೊ ನೋಡಲು QR ಕೋಡ್ ಸ್ಕ್ಯಾನ್ ಮಾಡಿ

ಪ್ರಜಾವಾಣಿ ನೋಡಿಯೊ

ಚಿನಕುರಳಿ

ಪ್ರಕಾಶ್ ಶೆಟ್ಟಿ

ತಂತ್ರಾಂಶದಲ್ಲಿ ಆರ್‌ಎಟಿ, ಆರ್‌ಟಿಪಿಸಿಆರ್ ವರದಿಗೆ ಮಾತ್ರ ಮನ್ನಣೆ

ಕೋವಿಡ್ ಸಾವಿಗೆ ಸಿಗದ ದೃಢೀಕರಣ

• ವೆಂಕಟೇಶ ಜಿ.ಎಚ್

ಬಾಗಲಕೋಟೆ: ಸಿಟಿ ಸ್ಕ್ಯಾನ್‌ನಲ್ಲಿ ಕೋವಿಡ್ ಲಕ್ಷಣಗಳು ಪತ್ತೆಯಾಗಿ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದವರ ಮಾಹಿತಿ ಆರೋಗ್ಯ ಇಲಾಖೆಯ ತಂತ್ರಾಂಶದಲ್ಲಿ ದಾಖಲಾಗುತ್ತಿಲ್ಲ. ಇದು ರಾಜ್ಯ ಸರ್ಕಾರ ಕೋವಿಡ್ ಸಾವಿಗೆ ಘೋಷಿಸಿರುವ ₹ 1 ಲಕ್ಷ ಪರಿಹಾರ ಪಡೆಯಲು ಅಡ್ಡಿಯಾಗಲಿದೆಯೇ ಎಂಬ ಆತಂಕ ರೋಗಿಗಳ ಅವಲಂಬಿತರಿಗೆ ಎದುರಾಗಿದೆ.

ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ (ಆರ್‌ಎಟಿ) ಅಥವಾ ಆರ್‌ಟಿಪಿಸಿಆರ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದವರು ಮಾತ್ರ ಈಗ ಕೋವಿಡ್ ಸೋಂಕಿತರೆಂದು ಪರಿಗಣಿತರಾಗಿ ಇಲಾಖೆಯ ತಂತ್ರಾಂಶದಲ್ಲಿ ಅವರ ಹೆಸರಿನಲ್ಲಿ ಪಾಸಿಟಿವ್ ಸಂಖ್ಯೆ (ಪಿ-ನಂಬರ್) ನಮೂದಾಗುತ್ತದೆ.

ಆ ಎರಡೂ ಪರೀಕ್ಷೆಗಳ ಫಲಿತಾಂಶ ನೆಗೆಟಿವ್ ಬಂದು ಸಿಟಿ ಸ್ಕ್ಯಾನ್ ವೇಳೆ ದೃಢಪಟ್ಟವರಿಗೆ ಪಿ-ನಂಬರ್ ಕೊಡುತ್ತಿಲ್ಲ. ಕೋವಿಡ್‌ನಿಂದ ಸತ್ತವರ ಪಟ್ಟಿಯಲ್ಲೂ ಪರಿಗಣಿಸುತ್ತಿಲ್ಲ. ಮರಣ ಪ್ರಮಾಣಪತ್ರದಲ್ಲೂ ಕೋವಿಡ್‌ನಿಂದ ಆದ ಸಾವು ಎಂದು ನಮೂದಾಗುತ್ತಿಲ್ಲ.

ಪ್ರಜಾವಾಣಿ ವಿಶೇಷ

ಬಾಗಲಕೋಟೆ ಜಿಲ್ಲೆಯಲ್ಲಿ ಮೊದಲ ಹಾಗೂ ಎರಡನೇ ಅಲೆ ಸೇರಿ ಜುಲೈ 12ರವರೆಗೆ ಒಟ್ಟು 323 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಪ್ರಕಟಿಸಿದೆ. ಇದು ಆರ್‌ಎಟಿ ಅಥವಾ ಆರ್‌ಟಿಪಿಸಿಆರ್ ಪರೀಕ್ಷೆಗಳಲ್ಲಿ ಬಂದ ಪಾಸಿಟಿವ್ ವರದಿಯನ್ನಷ್ಟೇ ಆಧರಿಸಿದೆ.

'ಕೋವಿಡ್ ಮೊದಲನೇ ಅಲೆಯ ವೇಳೆ ಸೋಂಕಿನ ಪತ್ತೆಗೆ ಆರ್‌ಎಟಿ ಹಾಗೂ ಆರ್‌ಟಿಪಿಸಿಆರ್ ಪರೀಕ್ಷೆಗಳೇ ಸಾಕಾಗಿದ್ದವು. ಆದರೆ ಎರಡನೇ ಅಲೆಯ ವೇಳೆ ಹೆಚ್ಚಿನ ಸಂದರ್ಭಗಳಲ್ಲಿ ಕೊರೊನಾ ವೈರಸ್‌ನ ಜಾಡು ಸಿಟಿ ಸ್ಕ್ಯಾನಿಂಗ್ ವರದಿಯಲ್ಲಿ ಪತ್ತೆಯಾಗಿದೆ' ಎಂದು ಜಿಲ್ಲಾ ಆಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಹೇಳುತ್ತಾರೆ.

'ಪತ್ನಿ ಶ್ರೀದೇವಿ ಮೇ 28ರಂದು ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸಾವು ಕೋವಿಡ್‌ನಿಂದ ಆಗಿದೆ ಎಂಬ ಉಲ್ಲೇಖ ಪ್ರಮಾಣ ಪತ್ರದಲ್ಲಿ ಇರಲಿಲ್ಲ. ವೈದ್ಯರ ಬಳಿ ಬೇರೆ ಬರೆಸಿಕೊಂಡು ಬಂದಿದ್ದೇನೆ. ಪರಿಹಾರ ನೀಡಲು ಅದನ್ನು ಪರಿಗಣಿಸಲಾಗುತ್ತದೆಯೇ' ಎಂದು ಬಾಗಲಕೋಟೆ ನಿವಾಸಿ ರಾಚಯ್ಯ ಹಿರೇಮಠ ಪ್ರಶ್ನಿಸುತ್ತಾರೆ.

ಇಲಾಖೆಗೆ ಪತ್ರ ಬರೆದಿದ್ದೇವೆ: ಡಿಎಚ್‌ಒ

ಕೋವಿಡ್‌ನಿಂದ ಆದ ಸಾವಿನ ವಿಚಾರದಲ್ಲಿ ಆಗಿರುವ ಗೊಂದಲ ಪರಿಹರಿಸುವಂತೆ ಇಲಾಖೆಗೆ ಪತ್ರ ಬರೆದಿದ್ದೇವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅನಂತ ದೇಸಾಯಿ ಹೇಳುತ್ತಾರೆ.

'ಸಿಟಿ ಸ್ಕ್ಯಾನ್‌ನಲ್ಲಿ ಕೋವಿಡ್ ಲಕ್ಷಣ ಕಂಡುಬಂದು ನಂತರ ಸಾವನ್ನಪ್ಪಿರುವ 70 ಪ್ರಕರಣ ನನ್ನ ಗಮನಕ್ಕೆ ಬಂದಿವೆ. ಖಾಸಗಿ ಆಸ್ಪತ್ರೆಗಳಲ್ಲಿನ ಸಾವಿನ ವರದಿ ಪರಿಶೀಲಿಸಿದರೆ ಈ ಸಂಖ್ಯೆ ಇನ್ನೂ ಹೆಚ್ಚಲಿದೆ. ಹೀಗಾಗಿ ಸಮಸ್ಯೆ ಪರಿಹಾರಕ್ಕೆ ಕೋರಿದ್ದೇವೆ' ಎನ್ನುತ್ತಾರೆ.

ಇಂದಿನಿಂದ ಕೆಲವೆಡೆ ವಿದ್ಯುತ್ ವ್ಯತ್ಯಯ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಭೂಗತ ಕೇಬಲ್ ಅಳವಡಿಕೆ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಇದೇ 15ರಿಂದ 20ರವರೆಗೆ ಬೆಳಿಗ್ಗೆ 10ರಿಂದ ಸಂಜೆ 6ರ ತನಕ ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟಣೆ ತಿಳಿಸಿದೆ.

ಜುಲೈ 15: ಪಾಲನಹಳ್ಳಿ ಕೆರೆ ರಸ್ತೆ, ಸುಬ್ರಮಣ್ಯನಗರ, ಹೆಗಡೆನಗರ, ಅಗ್ರಹಾರ ಬಡಾವಣೆ, ಬ್ಯಾಟರಾಯನಪುರ, ಸಹಕಾರನಗರ, ಪಟೇಲ್ ಪಿಳ್ಳೇಗೌಡ ಬಡಾವಣೆ, ಸಾಯಿನಗರ, ಸಂಭ್ರಮ್ ಕಾಲೇಜು ರಸ್ತೆ, ಬಿಎಚ್ಇಎಲ್ ಬಡಾವಣೆ, ಕೊಡಿಗೆಹಳ್ಳಿ, ಟಾಟಾನಗರ, ಮುನೇಶ್ವರ ಬ್ಲಾಕ್, ರೈಲ್ವೆ ಪರ್ಯಾಯ ರಸ್ತೆ, ಓಕಳಿಪುರ, ಮಲ್ಲೇಶ್ವರ, ಸಂಪಿಗೆ ರಸ್ತೆ, ಸುಬೇದಾರ್‌ಪಾಳ್ಯ, ದಿವಾನರಪಾಳ್ಯ, ತ್ರಿವೇಣಿ ರಸ್ತೆ, ರಾಮಯ್ಯ ಬಸ್ ನಿಲ್ದಾಣ, ಮೋದಿ ಆಸ್ಪತ್ರೆ, ಮಹಾಲಕ್ಷ್ಮಿಪುರ, ಪಶ್ಚಿಮ ಕಾರ್ಡ್ ರಸ್ತೆ, ಇಂಡಿಯನ್ ಬೇಕರಿ ಬಳಿಯ ಕೈಗಾರಿಕಾ ಪ್ರದೇಶ.

ಜುಲೈ 16, ಬೆಳಿಗ್ಗೆ 11ರಿಂದ ಮಧ್ಯಾಹ್ನ 1: ಕೈಗಾರಿಕಾ ಬಡಾವಣೆ 5ನೇ ಬ್ಲಾಕ್, ಕೋರಮಂಗಲ, ಮಡಿವಾಳ, ವೆಂಕಟೇಶ್ವರ ಬಡಾವಣೆ, ಚಿಕ್ಕ ಆಡುಗೋಡಿ, ಜೋಗಿ ಕಾಲೊನಿ, ಈಸ್ಟ್‌ಲ್ಯಾಂಡ್ ಹೋಲ್ಡಿಂಗ್ ಕಟ್ಟಡ, ಸೇಂಟ್ ಜಾನ್ ಸ್ಟಾಫ್ ಕ್ವಾರ್ಟರ್ಸ್, ಮಾರುತಿ ನಗರ, ಆಡುಗೋಡಿ, ಸಿಎಆರ್ ಪೊಲೀಸ್ ಕ್ವಾರ್ಟರ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶ.

16ರಿಂದ 20ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5.30:

ಹೊಸ ಬಿಡಿಎ ಬಡಾವಣೆ, 50 ಅಡಿ ರಸ್ತೆ, ಬ್ಯಾಟರಾಯನಪುರ, ಪವನ್ ಫ್ಯಾಬ್ಸ್, ವಿನಾಯಕ ಬಡಾವಣೆ ಸುತ್ತ–ಮುತ್ತ, ಜೈನ್ ಪಿಯು ಕಾಲೇಜು, ತ್ಯಾಗರಾಜನಗರ ಎರಡನೇ ಮುಖ್ಯರಸ್ತೆ, ಗಣೇಶ ಮಂದಿರ, ಗಂಗೊಂಡನಹಳ್ಳಿ ಮೇಲ್ಸೇತುವೆ ಬಳಿ, ನಾಯಂಡಹಳ್ಳಿ ಸುತ್ತ–ಮುತ್ತ, ವಿಜಯಬ್ಯಾಂಕ್ ಹಿಂದಿನ ರಸ್ತೆ, ಕೆ.ಆರ್. ರಸ್ತೆ, ಪ್ರಮೋದ್ ಬಡಾವಣೆ, ಐಟಿಐ ಬಡಾವಣೆ, ನಾಗಶ್ರೀರಾಮ್ ರಸ್ತೆ, ಬೆಸ್ಕಾಂ ಕಚೇರಿ, ಟಾಟಾ ರೇಷ್ಮೆ ಸಂಸ್ಥೆ ಹಾಗೂ ಸುತ್ತ–ಮುತ್ತಲಿನ ಪ್ರದೇಶ.

ಬೆಳಮಾರನಹಳ್ಳಿ ಗ್ರಾಮ ಪಂಚಾಯಿತಿ, ಕಾರ್ಯಾಲಯ ಬೆಳಮಾರನಹಳ್ಳಿ, ಕೋಲಾರ ತಾಲ್ಲೂಕು.

ಕ್ರಂ. 01/2021–22 ದಿನಾಂಕ: 07–07–2021

ಬಹಿರಂಗ ಹರಾಜು ಪ್ರಕಟಣೆ

ಕೋಲಾರ ತಾಲ್ಲೂಕು, ಬೆಳಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಎಲ್ಲಾ ಗ್ರಾಮಗಳ ಕುಡಿಯುವ ನೀರು ಸರಬರಾಜು ಯೋಜನೆಯ ಮೋಟಾರು ಪಂಪುಗಳು ಮತ್ತು ಪ್ಯಾನಲ್ ಬೋರ್ಡ್‌ಗಳು ದುರಸ್ಥಿ ಮಾಡಲು ಬಹಿರಂಗ ಹರಾಜು ನಡೆಸಲು ದಿನಾಂಕ: 30–07–2021ರ ಶುಕ್ರವಾರ ಬೆಳಿಗ್ಗೆ 11–00 ಗಂಟೆಗೆ ಸಮಯವನ್ನು ನಿಗದಿಗೊಳಿಸಿದ್ದು ಈ ಸಂಬಂಧ 8 ತಿಂಗಳ 01–08–2021 ರಿಂದ 31–03–2022 ರವರೆಗೆ ಇರುತ್ತದೆ ಈ ಸಂಬಂಧ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಲು ದಿನಾಂಕ: 30–07–2021 ರಂದು ಬೆಳಿಗ್ಗೆ 11–00 ಗಂಟೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಮ್ಮುಖದಲ್ಲಿ ಬಹಿರಂಗ ಹರಾಜು ಪ್ರಕ್ರಿಯೆ ನಡೆಸಲಾಗುವುದು. ಇಷ್ಟವುಳ್ಳವರು ಭಾಗವಹಿಸಬಹುದು. ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ ಕಚೇರಿಯನ್ನು ಸಂಪರ್ಕಿಸಬಹುದು.

ಸಹಿ/– ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಬೆಳಮಾರನಹಳ್ಳಿ ಗ್ರಾಮ ಪಂಚಾಯಿತಿ, ಕೋಲಾರ ತಾಲ್ಲೂಕು.

ಎಲೆಕ್ಟ್ರಾನಿಕ್ಸ್ ಮತ್ತು ರಡಾರ್ ಅಭಿವೃದ್ಧಿ ಸಂಸ್ಥೆ

ಭಾರತ ಸರ್ಕಾರ – ರಕ್ಷಣಾ ಸಚಿವಾಲಯ, ಡಿಆರ್‌ಡಿಒ ಟೌನ್‌ಶಿಪ್, ಸಿವಿ ರಾಮನ್ ನಗರ ಅಂಚೆ, ಬೆಂಗಳೂರು–560 093

ಸಾರ್ವಜನಿಕ ಪ್ರಕಟಣೆ

ಎಲೆಕ್ಟ್ರಾನಿಕ್ಸ್ ಮತ್ತು ರಡಾರ್ ಅಭಿವೃದ್ಧಿ ಸಂಸ್ಥೆ, ರಡಾರ್–1 ಡಿವಿಜನ್, ಸಿವಿ ರಾಮನ್ ನಗರ, ಬೆಂಗಳೂರು–560093 ಇಲ್ಲಿ ಸೀನಿಯರ್ ಟೆಕ್ನಿಕಲ್ ಅಸಿಸ್ಟಂಟ್ 'ಬಿ' (ಸಂಕ್ಷಿಪ್ತವಾಗಿ ಎಸ್‌ಟಿಎ 'ಬಿ') ಎಂದು ಕಾರ್ಯನಿರ್ವಹಿಸುತ್ತಿದ್ದ ಶ್ರೀ ಪಿ ಅಲನ್ ಸಂತೋಷ್ ಬಾಬು ರವರು 27 ಜನವರಿ 2021 ರಿಂದ ಇಂದಿನವರೆಗೆ ಕರ್ತವ್ಯಕ್ಕೆ ಗೈರು ಹಾಜರಾಗಿರುತ್ತಾರೆ.

2. **ಅದಾಗ್ಯೂ, ಶ್ರೀ ಪಿ ಅಲನ್ ಸಂತೋಷ್ ಬಾಬು,** ಎಸ್‌ಟಿಎ 'ಬಿ' ರವರಿಗೆ "ತ್ವರಿತ ಅಂಚೆ" ಮುಖಾಂತರ ಅವರ ಸೇವಾ ದಾಖಲಾತಿಯಲ್ಲಿ ಘೋಷಿತ ರಹವಾಸಿ ಅಂಚೆ ವಿಳಾಸಕ್ಕೆ ದಿನಾಂಕ 18 ಮಾರ್ಚ್ 2021 ರಂದು ಡಿವಿಜನಲ್ ಆಫೀಸ್‌ರವರ ಪತ್ರ ರವಾನಿಸುವ ಮೂಲಕ ತಕ್ಷಣ ಕರ್ತವ್ಯಕ್ಕೆ ಹಾಜರಾಗಲು ಮತ್ತು ತಮ್ಮ ಲಿಖಿತ ಸ್ಪಂದನೆಯನ್ನು ನೀಡಲು ನಿರ್ದೇಶನ ನೀಡಿದ್ದರು. ನಂ. 23, ಬಸವೇಶ್ವರ ಬಡಾವಣೆ, ವಿನಾಯಕ ನಗರ, ಹಗದೂರು, ವ್ಹೈಟ್‌ಫೀಲ್ಡ್, ಬೆಂಗಳೂರು–560085 ವಿಳಾಸಕ್ಕೆ ರವಾನಿಸಲಾಗಿದ್ದ ಈ ಪತ್ರವು ಬಡವಾಡೆಯಾಗದೆ "ಅಪೂರ್ಣ ವಿಳಾಸ" ಎಂಬ ಅಂಚೆ ಇಲಾಖೆಯ ಷರಾದೊಂದಿಗೆ 26 ಮಾರ್ಚ್ 2021 ರಂದು ಮರಳಿ ಬಂದಿರುತ್ತದೆ. ಹೀಗಿರುವಾಗ, ಸದರಿ ವ್ಯಕ್ತಿಯು ಕರ್ತವ್ಯಕ್ಕೆ ಹಾಜರು ಕೂಡ ಆಗಿಲ್ಲ ಮತ್ತು ತಾವು ಕರ್ತವ್ಯಕ್ಕೆ ತಹಲ್ ದಿನಾಂಕದವರೆಗೆ ಅನಧಿಕೃತವಾಗಿ ಗೈರುಹಾಜರು ಆಗಿರುವುದಕ್ಕೆ ಯಾವುದೇ ಪ್ರತಿಕ್ರಿಯೆ ಕೂಡ ನೀಡಿರುವುದಿಲ್ಲ.

3. ಅಲ್ಲದೆ, ಇವೆಲ್ಲ ಕಾರಣಗಳಿಂದಾಗಿ, ಈ ಪ್ರಕಟಣೆಯ ಮೂಲಕ ಸದರಿ **ಶ್ರೀ ಪಿ ಅಲನ್ ಸಂತೋಷ್ ಬಾಬು,** ಎಸ್‌ಟಿಎ 'ಬಿ' ರವರು ಸದರಿ ಪ್ರಕಟಣೆಯು ಪ್ರಕಟಗೊಂಡ 15 ದಿನಗಳ ಅವಧಿಯೊಳಗೆ, ತಕ್ಷಣವೇ ಕರ್ತವ್ಯಕ್ಕೆ ಹಾಜರಾಗಬೇಕು ಮತ್ತು ಕರ್ತವ್ಯಕ್ಕೆ ತಮ್ಮ ಅನಧಿಕೃತ ಗೈರು ಹಾಜರಾತಿಯ ಕುರಿತಂತೆ ಲಿಖಿತ ರೂಪದಲ್ಲಿ ವಿವರಣೆ ನೀಡಬೇಕೆಂದು ಸೂಚಿಸಲಾಗಿದೆ. ಇದಕ್ಕೆ ತಪ್ಪಿದಲ್ಲಿ, ಯಾವುದೇ ಮುನ್ಸೂಚನೆ ನೀಡದೆಯೆ ಸಿಸಿಎಸ್ (ಸಿಸಿಎ) ನಿಯಮಗಳು, 1965ರ ಅಡಿಯಲ್ಲಿ ಅಗತ್ಯ ಶಿಸ್ತುಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

ಬೆಂಗಳೂರು,
ದಿನಾಂಕ: 21ನೇ ಏಪ್ರಿಲ್ 2021

ಸಹಿ/–
(ಎನ್ ಭೂಪತಿ ಗೊಟ್ಟಿಮುಕ್ಕಲ)
davp 10301/11/0031/2122 ನಿರ್ದೇಶಕರ ಹಿರಿಯ ಆಡಳಿತಾಧಿಕಾರಿ–2

ನೈರುತ್ಯ ರೈಲ್ವೆ

ಇ–ಟೆಂಡರ್ ನೋಟೀಸ್ ನಂ.: 24/ಎಂವೈಎಸ್/2021, ದಿನಾಂಕ: 09.07.2021

ಕೆಳಸಹಿದಾರರು ಭಾರತದ ರಾಷ್ಟ್ರಪತಿಗಳ ಪರವಾಗಿ ಕೆಳಕಂಡ ಕಾಮಗಾರಿಗಳಿಗೆ ಇ–ಟೆಂಡರ್‌ಗಳನ್ನು ಆಹ್ವಾನಿಸಿದ್ದಾರೆ.

ಸಂ.	ಕಾಮಗಾರಿಗಳ ವಿವರ	ಅಂದಾಜು ಮೌಲ್ಯ
1	ಹರಿಹರ: ಪಿಬಿ ನಂ. 37/	ರೂ.2,52,43,559/–
	2017–18ರಡಿಯಲ್ಲಿ ಅನುಮೋದಿತವಾಗಿರುವ ಹುಬ್ಬಳ್ಳಿ–ಚಿಕ್ಕಜಾಜೂರು ಡಬ್ಲಿಂಗ್ ಯೋಜನೆಗೆ ಮೆಕಾನಿಕಲ್ ವ್ಯವಸ್ಥೆ ಒದಗಿಸುವುದು. **ಉಪಕಾಮಗಾರಿ–1:** ರನ್ನಿಂಗ್ ರೂಂನಿಂದ ಸಿಕ್ ಲೈನ್ ಶೆಡ್‌ನ ಹತ್ತಿರದ ರಸ್ತೆಯ ರಸ್ತೆ 5&7, 700ಮೀ ಉದ್ದ ಪಾದಚಾರಿಮಾರ್ಗ, ಎಂಆರ್‌ವಿ ಪಕ್ಕದಲ್ಲಿ 140ಮೀ ಉದ್ದದ ಜೊತೆಗೆ ರ‍್ಯಾಂಪ್ & ಮೆಟ್ಟಿಲು ಹಾಗೂ ಪಾದಚಾರಿಮಾರ್ಗ ಒದಗಿಸುವುದು. **ಉಪಕಾಮಗಾರಿ–2:** ಅಪೂರ್ಣವಾಗಿರುವ ಟಿಎಕ್ಸ್‌ಆರ್ ಕಟ್ಟಡದ ನಿರ್ಮಾಣ.	
2	ಜೀರೂರು–ಚಿಕ್ಕಜಾಜೂರು &	ರೂ.4,05,76,307/–
	ಚಿಕ್ಕಜಾಜೂರು–ರಾಯದುರ್ಗ ವಿಭಾಗ: ಸ್ವಿಚ್‌ಗಳು & ಕ್ರಾಸಿಂಗ್ ಜೊತೆಗೆ 60ಕೆಜಿ ದಪ್ಪದ ವೆಬ್ ಸ್ವಿಚ್‌ಗಳು & ವೆಲ್ಡ್ ಮಾಡಬಹುದಾದ ಸಿಎಂಎಸ್ ಕ್ರಾಸಿಂಗ್ಸ್–ಒಟ್ಟು 48 ಜೊತೆ (ಉಳಿದ ಕಾಮಗಾರಿ–42 ಜೊತೆ ಮಾತ್ರ ಅಂದರೆ 1ರಲ್ಲಿ 12–36 ಜೊತೆ & 1ರಲ್ಲಿ 8½–06 ಜೊತೆ) ನವೀಕರಣ. **ಚಿಕ್ಕಜಾಜೂರು–ಹುಬ್ಬಳ್ಳಿ & ಚಿಕ್ಕಜಾಜೂರು–ರಾಯದುರ್ಗ ವಿಭಾಗ:** ಬಿಸಿಎಂ ಚಿಕ್ಕಜಾಜೂರು–ಹುಬ್ಬಳ– 12.400 ಕಿ.ಮೀ, ಚಿಕ್ಕಜಾಜೂರು–ರಾಯದುರ್ಗ– 11.200 ಕಿಮೀ ನಲ್ಲಿ ಸ್ಕ್ರೀನಿಂಗ್ ಸಂಬಂಧಿಸಿದಂತೆ ಪೂರಕ ಕೆಲಸ & ಲೂಪ್‌ಲೈನ್ ಎಸ್ ಟಿಬಿಆರ್‌ಗೆ ಸಂಬಂಧಿಸಿದ ಪೂರಕ ಕೆಲಸ. ತುಮಕೂರು–ಹುಬ್ಬಳ್ಳಿ – 22.30 ಕಿಮೀ (ಲೂಪ್ ಲೈನ್ಸ್). **ಚಿಕ್ಕಜಾಜೂರು–ರಾಯದುರ್ಗ ವಿಭಾಗ:** 8.576 ಕಿ.ಮೀ. (ಲೂಪ್ ಲೈನ್ಸ್) (ಒಟ್ಟು ಉದ್ದ 47.897 ಕಿ.ಮೀ.)	

ಬಿಡ್‌ಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 30.07.2021 ಸಮಯ: 11:00 ಗಂಟೆಯವರೆಗೆ

ವಿವರಗಳಿಗೆ www.ireps.gov.in ಲಾಗ್‌ಆನ್ ಮಾಡಿ

ವಿಭಾಗೀಯ ರೈಲ್ವೆ ವ್ಯವಸ್ಥಾಪಕರು (ಕಾಮಗಾರಿಗಳು)
ಪಿಯುಬಿ/109/ಎಎಎಲ್/ಪಿಆರ್‌ಬಿ/ಎಸ್‌ಡಬ್ಲ್ಯೂಆರ್/2021–22 ಮೈಸೂರು

ರಾಜ್ಯದ ಕಾನೂನು ವಿರೋಧಿಸುವವರು ಇಲ್ಲಿರಲು ಅರ್ಹರಲ್ಲ: ಟಿ.ಎಸ್. ನಾಗಾಭರಣ

'ಕನ್ನಡ ಕಲಿಕೆಯ ಮಹತ್ವ ಅರ್ಥೈಸಿಕೊಳ್ಳಿ'

ಪ್ರಜಾವಾಣಿ ವಾರ್ತೆ

ಬೆಂಗಳೂರು: 'ಶಾಲೆಗಳಲ್ಲಿ ಕನ್ನಡ ಭಾಷೆ ಕಲಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಜಾರಿಗೆ ತರುವ ಅಧಿನಿಯಮವನ್ನು ವಿರೋಧಿಸುವವರು ರಾಜ್ಯದಲ್ಲಿ ಇರಲು ಅರ್ಹರಲ್ಲ' ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಉತ್ತರ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿರುವ ಪ್ರೆಸಿಡೆನ್ಸಿ ಶಾಲೆಯ ವಿದ್ಯಾರ್ಥಿಗಳ ಪೋಷಕರು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಕನ್ನಡ ಭಾಷಾ ಕಲಿಕಾ ಕಾಯ್ದೆ ವಿರುದ್ಧ ಸಹಿ ಸಂಗ್ರಹ ಅಭಿಯಾನವನ್ನು ಹಮ್ಮಿಕೊಂಡಿದ್ದಾರೆ. ಇದನ್ನು ಖಂಡಿಸಿರುವ ನಾಗಾಭರಣ, ಈ ಬಗ್ಗೆ ಸೂಕ್ತ ಕ್ರಮವಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಮನವಿ ಪತ್ರವನ್ನು ಬುಧವಾರ ಸಲ್ಲಿಸಿದರು.

'ಈ ಕಾಯ್ದೆಯಲ್ಲಿ ಮಕ್ಕಳ ಮೇಲೆ ಭಾಷಾ ಕಲಿಕೆಯನ್ನು ಹೇರುತ್ತಿಲ್ಲ. ಬದಲಿಗೆ ಸಂವಿಧಾನಬದ್ಧವಾಗಿ ಹಂತ ಹಂತವಾಗಿ ಮಕ್ಕಳನ್ನು ಭಾಷೆಯ ಕಲಿಕೆಯಲ್ಲಿ ತೊಡಗಿಸಲಾಗುತ್ತಿದೆ.

ಕನ್ನಡ ಭಾಷಾ ಕಲಿಕಾ ಅಧಿನಿಯಮದ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆಸುತ್ತಿರುವ ಪೋಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸುರೇಶ್ ಕುಮಾರ್ ಅವರಿಗೆ ಟಿ.ಎಸ್. ನಾಗಾಭರಣ ಅವರು ಮನವಿ ಪತ್ರ ಸಲ್ಲಿಸಿದರು. ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಾನಗಲ್ ಇದ್ದರು

ಕನ್ನಡ ಭಾಷಾ ಕಲಿಕಾ ಕಾಯ್ದೆ-2017ರ ಅನ್ವಯ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಗಳು ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಅದೇ ರೀತಿ, ಕೇಂದ್ರ ಪಠ್ಯಕ್ರಮದ ಎಲ್ಲ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಲು ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಇಲ್ಲಿ ನೆಲೆಸಿರುವ ಹೊರ ರಾಜ್ಯದ ಕೆಲ ಪೋಷಕರು ಆಕ್ಷೇಪ ವ್ಯಕ್ತಪಡಿಸಿ, ಆನ್‌ಲೈನ್ ಸಹಿ ಸಂಗ್ರಹ ಅಭಿಯಾನ ಆರಂಭಿಸಿರುವುದು ದುರಾದೃಷ್ಟಕರ' ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

'ಕನ್ನಡ ಭಾಷೆ ಕಲಿಕೆಯ ಮಹತ್ವವನ್ನು ರಾಜ್ಯದಲ್ಲಿ ನೆಲೆಸಿರುವ ಜನರು ಅರ್ಥೈಸಿಕೊಳ್ಳಬೇಕು. ಇದನ್ನು ತಪ್ಪಾಗಿ ಗ್ರಹಿಸಿ, ಭಾಷಾ ಸೌಹಾರ್ದಕ್ಕೆ ತೊಡಕುಂಟಾಗದಂತೆ ಪೋಷಕರು ನಡೆದುಕೊಳ್ಳಬೇಕು. ಸರ್ಕಾರವು ಕನ್ನಡ ಕಲಿಕಾ ಅಧಿನಿಯಮವನ್ನು ರಾಜ್ಯದ ಎಲ್ಲ ಶಾಲೆಗಳಲ್ಲೂ ಕಡ್ಡಾಯವಾಗಿ ಜಾರಿಗೊಳಿಸಬೇಕು' ಎಂದು ಆಗ್ರಹಿಸಿದರು.

'ಯಾವುದೇ ಪಠ್ಯಕ್ರಮವಾದರೂ ಕನ್ನಡ ಕಲಿಕೆ ಕಡ್ಡಾಯ'

'ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೇ ಆಗಲಿ ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ಕಡ್ಡಾಯ. ಈ ಕುರಿತು ರಾಜ್ಯಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ' ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಹೇಳಿದ್ದಾರೆ.

'ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧದ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿಯೇ ಇಲ್ಲ' ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

'ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಕಲಿಸುವುದನ್ನು ವಿರೋಧಿಸುತ್ತಿರುವ ಹೊರ ರಾಜ್ಯದ ಪೋಷಕರ ಒಂದು ವರ್ಗ, ಕನ್ನಡ ಕಲಿಕೆಯನ್ನು ಕೈಬಿಡಬೇಕೆಂದು ಸಾಮಾಜಿಕ ಜಾಲತಾಣದ ಮೂಲಕ ಒತ್ತಾಯಿಸುತ್ತಿದೆ. ಇದು ಕಾಯ್ದೆಗೆ ವಿರುದ್ಧವಾಗಿದೆ. ಈ ಕುರಿತಂತೆ ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಗಳು ಅಂಥವರ ಆಗ್ರಹಕ್ಕೂ ಮಣಿಯದೇ ಕಡ್ಡಾಯವಾಗಿ ಕನ್ನಡ ಕಲಿಸಬೇಕು' ಎಂದೂ ಅವರು ಸೂಚನೆ ನೀಡಿದ್ದಾರೆ.

ಮಾಹಿತಿ ಆಯುಕ್ತರ ಪಿಂಚಣಿ ಪ್ರಶ್ನಿಸಿದ್ದ ಅರ್ಜಿ ವಜಾ

ಬೆಂಗಳೂರು: ರಾಜ್ಯ ಮಾಹಿತಿ ಆಯುಕ್ತರಿಗೆ ಪಿಂಚಣಿ ನೀಡುವುದನ್ನು ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಅರ್ಜಿ ಸಲ್ಲಿಸಿದ್ದ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ. ಅತ್ರಿ, 'ಮೂರು ವರ್ಷ ಸೇವೆ ಸಲ್ಲಿಸಿದ ಮಾಹಿತಿ ಆಯುಕ್ತರಿಗೆ ಕಾನೂನುಬಾಹಿರವಾಗಿ ಹೆಚ್ಚುವರಿ ಪಿಂಚಣಿ ನೀಡಲಾಗುತ್ತಿದೆ' ಎಂದು ವಾದಿಸಿದ್ದರು. ಮಾಹಿತಿ ಹಕ್ಕುಗಳ ತಿದ್ದುಪಡಿ (2019) ಕಾಯ್ದೆ ಪ್ರಕಾರ, ಮಾಹಿತಿ ಆಯುಕ್ತರ ಐದು ವರ್ಷಗಳ ಅಧಿಕಾರದ ಅವಧಿಯನ್ನು ಮೂರು ವರ್ಷಕ್ಕೆ ಇಳಿಸಲಾಗಿದೆ. ಪಿಂಚಣಿ ಮತ್ತು ಇತರ ಭತ್ಯೆಗಳ ನಿಯಮಗಳನ್ನೂ ಕೇಂದ್ರ ಸರ್ಕಾರ ಅದರಲ್ಲಿ ಅಡಕಗೊಳಿಸಿದೆ ಎಂದು ಪೀಠ ತಿಳಿಸಿತು. ಅರ್ಜಿದಾರರು ಮಾಹಿತಿ ಆಯುಕ್ತರ ಹುದ್ದೆಗೆ ಅರ್ಜಿ ಸಲ್ಲಿಸಿ ವಿಫಲವಾಗಿದ್ದರು ಎಂಬುದನ್ನು ಪೀಠ ಉಲ್ಲೇಖಿಸಿತು.

ಮುಂಗಾರು ಬಿರುಸು: ನಗರದಲ್ಲಿ ಜೋರು ಮಳೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಮುಂಗಾರು ಬಿರುಸು ಪಡೆದಿರುವುದರಿಂದ ಹಾಗೂ ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ನಗರದ ಹಲವೆಡೆ ಬುಧವಾರ ಜೋರು ಮಳೆ ಸುರಿಯಿತು.

ನಸುಕಿನಿಂದಲೇ ನಗರದ ಹಲವು ಭಾಗಗಳಲ್ಲಿ ಜಿಟಿಜಿಟಿ ಮಳೆ ಶುರುವಾಗಿತ್ತು. ದಿನವಿಡೀ ಮೋಡ ಕವಿದ ವಾತಾವರಣದಲ್ಲೇ ಸುರಿಯುತ್ತಿದ್ದ ಮಳೆ ಆಗಾಗ ಬಿಡುವು ಪಡೆಯುತ್ತಿತ್ತು.

ಕೆಂಪೇಗೌಡ ಬಸ್ ನಿಲ್ದಾಣ, ಮಲ್ಲೇಶ್ವರ, ರಾಜಾಜಿನಗರ, ಗಾಂಧಿನಗರ, ಗೋವಿಂದರಾಜ ನಗರ, ಕಾಮಾಕ್ಷಿಪಾಳ್ಯ, ವಿಜಯನಗರ, ಪಟ್ಟೇಗಾರ ಪಾಳ್ಯ, ರಾಜಾಜಿನಗರ, ಸುಮನಹಳ್ಳಿ, ನಾಗರಬಾವಿ, ಜಾಲಹಳ್ಳಿ, ಹೆಸರಘಟ್ಟ, ರಾಜಾನುಕುಂಟೆ, ಯಶವಂತಪುರ, ಬಸವೇಶ್ವರ ನಗರ, ಹೆಬ್ಬಾಳ, ಹೊರಮಾವು, ಕೆ.ಆರ್. ಪುರ, ವರ್ತೂರು, ಬೆಳ್ಳಂದೂರು, ಬೊಮ್ಮನಹಳ್ಳಿ, ಕೋರಮಂಗಲ, ಎಚ್‌ಎಸ್‌ಆರ್ ಬಡಾವಣೆ, ಸಾರಕ್ಕಿ, ಜ್ಞಾನಭಾರತಿ, ಕೊಡಿಗೇಹಳ್ಳಿ, ಮನೋರಾಯನಪಾಳ್ಯ, ಬಿಳೇಕಹಳ್ಳಿ, ಸಂಪಂಗಿರಾಮನಗರ ಸೇರಿದಂತೆ ಹಲವು ಭಾಗಗಳಲ್ಲಿ ಕೆಲ ಕಾಲ ಮಳೆ ಆರ್ಭಟಿಸಿತು.

ವಸಂತನಗರದ ಕೊಡವ ಸಮಾಜದ ರಸ್ತೆಯಲ್ಲಿ ಮಳೆಯಲ್ಲೇ ಕೇಬಲ್ ದುರಸ್ತಿಯಲ್ಲಿ ತೊಡಗಿದ್ದ ಸಿಬ್ಬಂದಿ —ಪ್ರಜಾವಾಣಿ ಚಿತ್ರ

ವಿದ್ಯಾಪೀಠದಲ್ಲಿ 5 ಸೆಂ.ಮೀ ಮಳೆ ದಾಖಲಾಗಿದೆ. ರಾಜರಾಜೇಶ್ವರಿ ನಗರ, ಹಂಪಿ ನಗರ, ವರ್ತೂರು, ಕೆಂಗೇರಿ, ಎಚ್‌ಎಎಲ್ ವಿಮಾನ ನಿಲ್ದಾಣ ಸೇರಿದಂತೆ ಸರಾಸರಿ 2 ಸೆಂ.ಮೀ ಮಳೆ ದಾಖಲಾಗಿದೆ. ಸಂಜೆ 5ರಿಂದ 7ರವರೆಗೆ ಕೆಲವೆಡೆ ಜೋರು ಮಳೆಯಾಯಿತು.

ಶೇಷಾದ್ರಿಪುರದಲ್ಲಿ ಸುರಿದ ಮಳೆಯಿಂದಾಗಿ ಮರದ ಕೊಂಬೆಯೊಂದು ಆಟೊ ರಿಕ್ಷಾ ಮೇಲೆ ಉರುಳಿ, ಸ್ವಲ್ಪ ಹಾನಿಯಾಯಿತು. ಪೊಲೀಸರು ಸ್ಥಳೀಯರ ನೆರವಿನಿಂದ ಕೊಂಬೆ ತೆರವು ಮಾಡಿದರು. ತಾಜ್ ವೆಸ್ಟ್‌ಎಂಡ್ ಹೋಟೆಲ್‌ನ ತಡೆಗೋಡೆ ಬಳಿ ರಸ್ತೆ ಮೇಲೆ ಉರುಳಿದ್ದ ಮರದ ಕೊಂಬೆಯನ್ನು ಹೋಟೆಲ್ ಸಿಬ್ಬಂದಿ ತೆರವುಗೊಳಿಸಿದರು.

'ನಗರದಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣ ಸಹಿತ ಮಳೆ ಮುಂದುವರಿಯಲಿದೆ. ಕೆಲವೆಡೆ ಜೋರು ಮಳೆಯಾಗುವ ಸಾಧ್ಯತೆಯೂ ಇದೆ' ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಮಾನ ಮನಸ್ಕರ ವೇದಿಕೆ • ಫಾದರ್ ಸ್ಟ್ಯಾನ್ ಸ್ವಾಮಿಯವರಿಗೆ ಶ್ರದ್ಧಾಂಜಲಿ

‘ಯುಎಪಿಎ, ಎನ್ಐಎ ರದ್ದತಿಗೆ ಆಗ್ರಹ

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಹಾಗೂ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ರದ್ದಾಗಬೇಕು’ ಎಂದು ಒತ್ತಾಯಿಸಿ ಸಮಾನ ಮನಸ್ಕರ ವೇದಿಕೆಯ ಸದಸ್ಯರು ನಗರದ ಮೌರ್ಯ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಫಾದರ್ ಸ್ಟ್ಯಾನ್ ಸ್ವಾಮಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಹಿರಿಯ ವಕೀಲ ಕೆ. ಬಾಲನ್, ‘ಯುಎಪಿಎಯು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಕಾಯ್ದೆಯಾಗಿ ಜಾರಿಗೆ ಬಂದಿತು. ಈ ಕಾಯ್ದೆಗೆ ಜಗತ್ತಿನಲ್ಲೆಲ್ಲೂ ಇಲ್ಲದಂಥ ಅತಿ ಕ್ರೂರವೂ, ಮಾನವೀಯತೆಗೆ ತದ್ವಿರುದ್ಧವೂ ಆದಂಥ ಮತ್ತಷ್ಟು ಕಲಂಗಳನ್ನು ಕಾಲಕಾಲಕ್ಕೆ ಸೇರಿಸಲಾಗಿದ್ದು, ಅದರ ನಿರಾತಂಕ ಜಾರಿಗಾಗಿ ಎನ್ಐಎ ಸಂಸ್ಥೆಯನ್ನು ಸ್ಥಾಪಿಸಲಾಯಿತು’ ಎಂದು ಹೇಳಿದರು.

ಸಮಾನ ಮನಸ್ಕರ ವೇದಿಕೆಯ ಸದಸ್ಯರು ನಗರದ ಮೌರ್ಯ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು – ಪ್ರಜಾವಾಣಿ ಚಿತ್ರ

‘ಈಗಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಇವುಗಳ ವ್ಯಾಪ್ತಿ ಮತ್ತು ಅಧಿಕಾರಗಳನ್ನು ಮತ್ತಷ್ಟು ಹಿಗ್ಗಿಸಿ ಇವತ್ತಿನ ತೀವ್ರ ಸ್ವರೂಪಕ್ಕೆ ತಂದಿಟ್ಟಿದೆ. ದೇಶದ ಸಕಲ ಸಂಪತ್ತನ್ನೂ ದೊಡ್ಡ ಬಂಡವಾಳಶಾಹಿ, ಕಾರ್ಪೊರೇಟ್ ಶಕ್ತಿಗಳಿಗೆ ಬಿಡಿಗಾಸಿಗೆ ಧಾರೆ ಎರೆಯಲಾಗುತ್ತಿದೆ ಹಾಗೂ ಅದನ್ನು ವಿರೋಧಿಸುವ ಆದಿವಾಸಿ, ದಲಿತ, ಅಲ್ಪಸಂಖ್ಯಾತ ಸಮುದಾಯಗಳು ಮತ್ತು ಪ್ರಜಾತಾಂತ್ರಿಕ ಸಂಘಟನೆಗಳನ್ನು ಬಗ್ಗುಬಡಿಯುವುದಕ್ಕಾಗಿ ಈ ಕಾನೂನುಗಳನ್ನು ಬಳಸಿಕೊಳ್ಳಲಾಗುತ್ತಿದೆ’ ಎಂದು ದೂರಿದರು.

ಚಿಂತಕಿ ಬಿ.ಟಿ.ಲಲಿತಾ ನಾಯಕ್, ‘ಸ್ಟ್ಯಾನ್ ಸ್ವಾಮಿಯಂಥ ಧೀಮಂತ ಸಂತನ ಕೊಲೆಗೆ ಶ್ರದ್ಧಾಂಜಲಿ ಸಲ್ಲಿಸುವುದು ಮತ್ತು ಇಂತಹ ಕಾಯ್ದೆಗಳ ವಿರುದ್ಧ ಮಾತನಾಡುವುದು ಕೂಡ ದೇಶದ್ರೋಹ ಎಂಬಂಥ ಪ್ರಚಾರವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ಯುಎಪಿಎಯನ್ನು ಕೂಡಲೇ ರದ್ದು ಮಾಡುವಂತೆ ನಾವೆಲ್ಲರೂ ನಿರಂತರ ಹೋರಾಟ ಮಾಡದಿದ್ದರೆ ಈ ದೇಶದಲ್ಲಿ ಜನಸಾಮಾನ್ಯರಿಗೆ ಭವಿಷ್ಯವೇ ಇಲ್ಲದಂತಾಗುತ್ತದೆ’ ಎಂದರು.

ಚಿಂತಕ ಪ್ರೊ. ವೈ.ಜೆ.ರಾಜೇಂದ್ರ, ‘ವಿಚಾರಣೆಯಾಗಲಿ, ಜಾಮೀನಾಗಲಿ ಇಲ್ಲದೆ, ಚಿಕಿತ್ಸೆಗೆ ಅವಕಾಶವನ್ನೂ ನೀಡದೆ, ಸ್ವಾಮಿ ಅವರನ್ನು ಅಮಾನುಷ ಹಿಂಸೆಗೆ ಈಡುಮಾಡಿ ಕೊಂದಿದ್ದರಲ್ಲಿ ಎನ್ಐಎ ಅಧಿಕಾರಿಗಳು ಭಾಗಿಯಾಗಿದ್ದಾರೆ. ಈ ಕುರಿತು ಉನ್ನತ ವಿಚಾರಣೆ ನಡೆದು ಎಲ್ಲ ತಪ್ಪಿತಸ್ಥರಿಗೂ ಶಿಕ್ಷೆಯಾಗಬೇಕು’ ಎಂದು ಒತ್ತಾಯಿಸಿದರು.

‘ಈ ಹಕ್ಕೊತ್ತಾಯಗಳು ಈಡೇರುವವರೆಗೂ ರಾಜ್ಯದಾದ್ಯಂತ ಹೋರಾಟ ನಡೆಯಬೇಕಿದೆ. ಅದಕ್ಕಾಗಿ ಇನ್ನೂ ವಿಸ್ತೃತವಾದ ಸಮಾಲೋಚನಾ ಸಭೆ ನಡೆಸಿ, ಬೃಹತ್ ಪ್ರತಿಭಟನಾ ಹೋರಾಟ ಹಮ್ಮಿಕೊಳ್ಳುವ ನಿಟ್ಟಿನಲ್ಲಿ ಎಲ್ಲ ಸಮಾನ ಮನಸ್ಕ ಸಂಘಟನೆಗಳೂ ಒಗ್ಗೂಡಬೇಕಿದೆ’ ಎಂದು ವೇದಿಕೆಯ ಸಿರಿಮನೆ ನಾಗರಾಜ್ ಮನವಿ ಮಾಡಿದರು.

ಎಸ್. ಗೋಪಾಲ್, ಪ್ರೊ. ಎನ್.ವಿ. ನರಸಿಂಹಯ್ಯ ಮಾತನಾಡಿದರು. ಯುಎಪಿಎ ಅಡಿ ಬಂಧಿತರಾಗಿರುವ ಹೋರಾಟಗಾರರ ಬಿಡುಗಡೆಗೆ ಒತ್ತಾಯಿಸಲಾಯಿತು.

‘ಮೋದಿ ಆಡಳಿತ ವೈಫಲ್ಯದಿಂದ ಬೆಲೆ ಏರಿಕೆ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತ ನೀತಿಯ ವೈಫಲ್ಯದಿಂದ ಅಗತ್ಯ ವಸ್ತುಗಳ ಬೆಲೆ ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಿರಂತರ ಹೋರಾಟ ಮಾಡುತ್ತಿದೆ. ಜನರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುವವರೆಗೆ ಹೋರಾಟ ಮುಂದುವರಿಯಲಿದೆ’ ಎಂದು ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನೇತ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಬೇಡಿಕೆ ಹೆಚ್ಚಿ, ಪೂರೈಕೆ ಕಡಿಮೆ ಇದ್ದಾಗ ಬೆಲೆ ಹೆಚ್ಚಾಗುತ್ತದೆ. ಆದರೆ, ಈಗ ಆ ಸ್ಥಿತಿ ಇಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನಗತ್ಯವಾಗಿ ಹೇರಿರುವ ತೆರಿಗೆ, ಸೆಸ್‌ಗಳಿಂದಾಗಿ ಪೆಟ್ರೋಲಿಯಂ ಇಂಧನ ಬೆಲೆ ಹೆಚ್ಚಾಗಿದೆ’ ಎಂದು ದೂರಿದರು.

ಜನಸಂಖ್ಯೆ ಪ್ರಮಾಣ ಇಳಿಮುಖ: ‘ಜನಸಂಖ್ಯೆ ಪ್ರಮಾಣ ಕಡಿಮೆಯಾಗುತ್ತಿದೆ. ದೇಶದ ಹಲವು ರಾಜ್ಯಗಳಲ್ಲಿ ಒಂದು ದಂಪತಿಗೆ ಒಂದೇ ಮಗು ಇದೆ. ಜನ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಮಕ್ಕಳಿಗೆ ಉತ್ತಮ ಬದುಕು ಕಲ್ಪಿಸಲು ಸಾಧ್ಯವಾಗುತ್ತಿಲ್ಲ ಎನ್ನುವ ಆತಂಕದಲ್ಲಿ ಜನರಿದ್ದಾರೆ. ಮುಂದಿನ ದಿನಗಳಲ್ಲಿ ಯುವ ಭಾರತ, ವೃದ್ಧ ಭಾರತ ಆಗಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ಬಿ.ಎಲ್. ಶಂಕರ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ವಕ್ತಾರರಾದ ಐಶ್ವರ್ಯಾ, ಬ್ರಿಜೇಶ್ ಕಾಳಪ್ಪ, ರಾಮಚಂದ್ರಪ್ಪ ಇದ್ದರು.

ಕೇಸ್ ವಿಚಾರದಲ್ಲಿ ರಾಜಿ ಇಲ್ಲ: ಉಮಾಪತಿ

ಪ್ರಜಾವಾಣಿ ವಾರ್ತೆ

ಬೆಂಗಳೂರು: ನಟ ದರ್ಶನ್ ಅವರ ಹೆಸರಿನಲ್ಲಿ ವಂಚನೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ‘ಕೇಸ್ ವಿಚಾರದಲ್ಲಿ ನಾನಾಗಲಿ ಅಥವಾ ದರ್ಶನ್ ಅವರಾಗಲಿ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದು ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.

ಬನಶಂಕರಿ ದೇವಸ್ಥಾನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಮಾಪತಿ, ‘ದರ್ಶನ್ ಅವರಿಗಾಗಲಿ ನನಗಾಗಲಿ, ಒಬ್ಬರ ಮೇಲೆ ಒಬ್ಬರಿಗೆ ವೈಷಮ್ಯವಿಲ್ಲ. ಈ ಪ್ರಕರಣದಲ್ಲಿ ನಾನೇನೂ ಸಾಬೀತು ಮಾಡುವ ಅವಶ್ಯಕತೆ ಇಲ್ಲ. ನ್ಯಾಯಾಂಗ ವ್ಯವಸ್ಥೆಯೇ ಸಾಬೀತು ಮಾಡುತ್ತದೆ’ ಎಂದು ಹೇಳಿದರು.

‘ನಮ್ಮನ್ನು ದೂರ ಮಾಡಲು ಯಾರಿಗೂ ಸಾಧ್ಯವಿಲ್ಲ’ ಎಂದು ದರ್ಶನ್ ಅವರೇ ಹೇಳಿಕೆ ನೀಡಿದ್ದಾರೆ. ನ್ಯಾಯಾಂಗ ವ್ಯವಸ್ಥೆಯಲ್ಲಿ ತನಿಖೆ ನಡೆಯುತ್ತಿದ್ದು, ಅದು ತನಿಖೆಯಾಗಲಿ. ಕೇಸ್ ವಿಚಾರದಲ್ಲಿ ನಾವು ರಾಜಿ ಮಾಡಿಕೊಳ್ಳುವುದಿಲ್ಲ. ಅದು ಕಾನೂನು ಚೌಕಟ್ಟಿನಲ್ಲಿ ನಡೆಯುತ್ತದೆ. ಸ್ನೇಹಿತರ ನಡುವೆ ಸಂಧಾನವಾಗಿದೆ ಅಷ್ಟೆ. ದರ್ಶನ್ ಅವರಿಗೆ ನಿಜಾಂಶ ಗೊತ್ತಾಗಿರುವುದಕ್ಕೆ ನಿನ್ನೆಯೇ ಹೇಳಿಕೆ ಕೊಟ್ಟಿದ್ದಾರೆ. ದರ್ಶನ್ ಅವರೇ ಇದಕ್ಕೆ ತೆರೆ ಎಳೆದಿದ್ದಾರೆ. ನನ್ನ ಹಾಗೂ ದರ್ಶನ್ ಅವರ ಸಂಬಂಧ ಸದಾಕಾಲ ಹಾಗೆಯೇ ಇರುತ್ತದೆ. ನಮ್ಮಿಬ್ಬರ ನಡುವೆ ವೈಷಮ್ಯ ತಂದಿಡಲು ಪ್ರಯತ್ನಿಸಿದ್ದರು’ ಎಂದರು.

‘ನಾನು ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅದರ ತನಿಖೆ ನಡೆಯುತ್ತಿದೆ. ಉತ್ತರ ಅಲ್ಲಿಂದಲೇ ಸಿಗುತ್ತದೆ. ನಾನು ಜಯನಗರ ಪೊಲೀಸ್ ಠಾಣೆಗೆ ಹೋಗಿ ಇನ್‌ಸ್ಪೆಕ್ಟರ್ ಅವರನ್ನು ಭೇಟಿಯಾಗಲಿದ್ದೇನೆ. ನಾನು ಎಲ್ಲವನ್ನೂ ಎದುರಿಸುತ್ತೇನೆ. ನಾನು ಕಳ್ಳ ಅಲ್ಲ. ನಾನು ತಪ್ಪು ಮಾಡಿದ್ದರೆ ಮೈಸೂರಿಗೆ ಹೋಗಿ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ. ನಾನು ಮೊದಲು ದೂರು ನೀಡುತ್ತಿರಲಿಲ್ಲ. ನಾನು ಯಾರ ಮೇಲೂ ಆರೋಪ ಮಾಡುವುದಿಲ್ಲ. ಊಹಾಪೋಹಗಳಿಗೆ ನಾನು ಉತ್ತರ ಕೊಡುವ ಅವಶ್ಯಕತೆ ಇಲ್ಲ. ನಾನು ಅದಕ್ಕೆ ಜವಾಬ್ದಾರನೂ ಅಲ್ಲ’ ಎಂದು ಉಮಾಪತಿ ಹೇಳಿದರು.

‘ದರ್ಶನ್ ಅವರ ಜೊತೆ ಮತ್ತೆ ಸಿನಿಮಾ ಮಾಡುತ್ತಿದ್ದೇನೆ. ಇದನ್ನು ದರ್ಶನ್ ಅವರೇ ಪ್ರಕಟಿಸಲಿದ್ದಾರೆ. ಇಲ್ಲಿ ನಾವು ಕೇವಲ ಬೋಗಿಗಳು ದರ್ಶನ್ ಅವರೇ ಎಂಜಿನ್. ನಾನು ಉದ್ಯಮಿ. ದುಡ್ಡು ಸಿಗುತ್ತದೆ, ಲಾಭ ಆಗುತ್ತದೆ ಎಂದರೆ ಅದನ್ನು ಬಿಡುವುದಿಲ್ಲ’ ಎಂದರು.

‘ದರ್ಶನ್ ಬಗ್ಗೆ ಮಾತನಾಡುವ ಯೋಗ್ಯತೆಯಿಲ್ಲ’

ಬ್ಲ್ಯಾಕ್‌ಮೇಲ್ ಆರೋಪ ಎದುರಿಸುತ್ತಿರುವ ಮಹಿಳೆ ಅರುಣಕುಮಾರಿ ಪ್ರಕರಣದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದು, ‘ಕಾನೂನು ನನ್ನನ್ನು ಅಪರಾಧಿ ಎಂದು ಸಾಬೀತುಪಡಿಸಿದರೆ ನಾನು ಯಾವ ಶಿಕ್ಷೆಯನ್ನಾದರೂ ಅನುಭವಿಸಲು ಸಿದ್ಧ. ನನಗೆ ಅನ್ಯಾಯ ಆಗಿದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಮಾಧ್ಯಮ ನನಗೆ ನ್ಯಾಯ ಕೊಡಿಸುವುದಿಲ್ಲ. ಕಾನೂನಷ್ಟೇ ನನಗೆ ನ್ಯಾಯ ಕೊಡಿಸುತ್ತದೆ. ಹೀಗಾಗಿ ಹೆಬ್ಬಾಳ ಪೊಲೀಸ್ ಠಾಣೆ ಪೊಲೀಸರಿಗೆ ಎಲ್ಲ ದಾಖಲೆಗಳನ್ನು ನೀಡಿದ್ದೇನೆ’ ಎಂದಿದ್ದಾರೆ.

‘ನಾನು ಯಾವುದೇ ನಕಲಿ ಐ.ಡಿ ಕಾರ್ಡ್ ಬಳಸಿಲ್ಲ. ನಾನು ಇದನ್ನು ಇಲ್ಲಿಗೇ ನಿಲ್ಲಿಸುತ್ತೇನೆ. ದರ್ಶನ್ ಅವರ ಬಗ್ಗೆ ಮಾತನಾಡುವ ಯೋಗ್ಯತೆ ನನಗೆ ಇಲ್ಲ. ಉಮಾಪತಿಯವರು ನನ್ನನ್ನು ಬಳಸಿಕೊಂಡಿದ್ದಾರೆ ಎಂದು ಹೇಳಿದ್ದೆ. ಅದು ಸಾಬೀತಾಗುತ್ತದೆ’ ಎಂದಿದ್ದಾರೆ.

ಕಾಣೆಯಾಗಿದ್ದಾರೆ

ರೇವಣಸಿದ್ದಪ್ಪ (ಸಿದ್ದು) ಕೋರಿ

ವಯಸ್ಸು : 33 ವರ್ಷ

ಇವರು ಮಾನಸಿಕವಾಗಿ ಅಸ್ವಸ್ಥನಾಗಿದ್ದು ತಾ|| 24–06–2021 ರಂದು ಬೆಂಗಳೂರು ಸಂಜಯನಗರದ ಬಸವೇಶ್ವರ ಲೇಔಟ್, ಭೂಪಸಂದ್ರ ಸಮೀಪವಿರುವ ವೆಂಕಟೇಶ್ವರ ದೇವಸ್ಥಾನದಿಂದ ಕಾಣೆಯಾಗಿರುತ್ತಾರೆ.

ಯಾರಿಗಾದರೂ ಸುಳಿವು ಸಿಕ್ಕಿದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಈ ದೂರವಾಣಿ ಸಂಖ್ಯೆಗೆ ಕರೆಮಾಡಿ

**7892747202, 9148311346
9886916075**



THE SEARCH FOR THE MOST-DESIRED **CAREER** STARTS HERE...

ADMISSIONS **OPEN** BATCH 2021

BBA | **BCA** | **B.Com** | **M.Com**

Placement Assistance | Add on Certifications | Scholarship Benefits

✓ Computer Lab with latest configurations ✓ WI-FI enabled Campus and extensive library ✓ Indoor games and outdoor sports activities ✓ Faculty directed independent research projects ✓ Medical and Accident Insurance ✓ Comfortable hostel and canteen facilities ✓ Association for Internship with leading MNC's ✓ Leadership development programme

RIBS Nurturing Minds

RAMAIAH INSTITUTE OF BUSINESS STUDIES
Affiliated to Bengaluru City University

Corporate Office: 23, GOKULA, M.S.Ramaiah Road, Bangalore - 560054
Campus: 11, Pipeline Road, MSRIT Post, M.S.Ramaiah Nagar, Bangalore - 560054

96862 03239 | 74114 94028 | 74114 95860
admissions@ribsbangalore.in www.msramaiahfoundation.in

CAUTION NOTICE

This is to forewarn and caution the general public that the well-known university i.e. **'Manipal Academy of Higher Education Deemed University'** which is being run under the aegis of **'Manipal Academy of Higher Education (MAHE)'**, which is an 'Institution of Eminence Deemed to be University' has no concern/nexus/association with the **'Manipal International School'** (inaugurated by one **T. Sudhakar Pai**) at Chandapura, near Electronic City, Bengaluru.

The public is also hereby cautioned that the entity **'Manipal Academy of Health & Education (MAHE)'**, which appears to run the aforesaid **'Manipal International School'**, has no concern/nexus/association with **'Manipal Academy of Higher Education Deemed University' or 'Manipal Academy of Higher Education (MAHE)'**.

'Manipal International School', which is without authorisation from us, is using marks/name **'Manipal Academy of Health & Education'** and **'MAHE'**, seeking to ride upon the immense reputation and goodwill of **'Manipal Academy of Higher Education (MAHE)'**, which is a household name in the field of education in India and overseas.

In order to protect its immense reputation and goodwill, **'Manipal Academy of Higher Education (MAHE)'**, has already approached the Learned City Civil and Sessions Judge (Commercial Court), at Bengaluru, by way of a Commercial Suit. The Hon'ble Court has, by its order dated 21.02.2019, restrained, the aforesaid **'Manipal International School'** and **'T. Sudhakar Pai'** from "infringing the plaintiffs registered trademark by using identical trademark like "MAHE" or "MANIPAL GROUPS" in conjunction with any other words or monogram or logo as their trademark, service mark and advertisement for their services or business papers". The order of restraint is in force till 02.08.2021.

The general public, in particular, parents, students and teachers are advised to be cautious/discerning and not mistakenly confuse the aforesaid **'Manipal Academy of Higher Education Deemed University'** or **'Manipal Academy of Higher Education (MAHE)'** with **'Manipal International School'** or **'Manipal Academy of Health & Education (MAHE)'**.

Any person/entity dealing with **'Manipal International School'** or **'Manipal Academy of Health & Education (MAHE)'** will do so at his/its own risk and **'Manipal Academy of Higher Education Deemed University'** or **'Manipal Academy of Higher Education (MAHE)'** will not be liable for any acts of **'Manipal International School'** or **'Manipal Academy of Health & Education (MAHE)'**.

Issued by:
Registrar,
Manipal Academy of Higher Education,
Madhav Nagar, Manipal, Karnataka - 576 104

website: **www.manipal.edu**
Phone no: **0820 2922 323**

INVEST KARNATAKA

ಭಾರತದಲ್ಲಿ ಜಾಗತಿಕ ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಮುಂಚೂಣಿಯಲ್ಲಿರುವ

ಕರ್ನಾಟಕ

ಕೋವಿಡ್-19 ಪರಿಸ್ಥಿತಿಯ ಹೊರತಾಗಿಯೂ ರಾಜ್ಯವು
ರೂ.28,000 ಕೋಟಿಗೂ ಹೆಚ್ಚು ಬಂಡವಾಳವನ್ನು ಆಕರ್ಷಿಸಿದೆ

ಶ್ರೀ ಬಿ.ಎಸ್. ಯಡಿಯೂರಪ್ಪ
ಸನ್ಮಾನ್ಯ ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರ

20ಕ್ಕೂ ಹೆಚ್ಚು ಕಂಪೆನಿಗಳೊಂದಿಗೆ ಒಡಂಬಡಿಕೆಗಳ ಸಹಿ

15,000ಕ್ಕೂ ಹೆಚ್ಚು ಉದ್ಯೋಗ ಸೃಜನೆ

ವಿದ್ಯುತ್‌ಚಾಲಿತ ವಾಹನ, ಡೇಟಾ ಸೆಂಟರ್, ಕ್ಯಾಪಿಟಲ್ ಗೂಡ್ಸ್, ಔಷಧಿಯ ಆಮ್ಲಜನಕ... ಮುಂತಾದ ವಲಯಗಳಲ್ಲಿ ಬಂಡವಾಳ ಆಕರ್ಷಣೆ

ಶ್ರೀ ಜಗದೀಶ ಶೆಟ್ಟರ್
ಮಾನ್ಯ ಬೃಹತ್ ಮತ್ತು
ಮಧ್ಯಮ ಕೈಗಾರಿಕಾ ಸಚಿವರು
ಕರ್ನಾಟಕ ಸರ್ಕಾರ
GESನ ಉದ್ಘಾಟನೆಯ ಸಂದರ್ಭ

ವೈಜ್ಞಾನಿಕ ಮನೋಧರ್ಮ ಬೆಳೆಸಿಕೊಳ್ಳುವುದು; ಪ್ರಶ್ನೆ ಮಾಡುವ ಮತ್ತು ಬದಲಾವಣೆಗೆ ಒಡ್ಡಿಕೊಳ್ಳುವ ಮನಸ್ಥಿತಿ ಬೆಳೆಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯರ ಸಂವಿಧಾನಬದ್ಧ ಮೂಲಭೂತ ಕರ್ತವ್ಯ

ಡಾ. ರಾಜ್‌ಕುಮಾರ್ ಖತ್ರಿ, ಭಾ.ಆ.ಸೇ.
ಅಪರ ಮುಖ್ಯ ಕಾರ್ಯದರ್ಶಿ
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ,
ಕರ್ನಾಟಕ ಸರ್ಕಾರ

ಶ್ರೀಮತಿ. ಗುಂಜನ್ ಕೃಷ್ಣ, ಭಾ.ಆ.ಸೇ.
ಆಯುಕ್ತರು, ಕೈಗಾರಿಕಾಭಿವೃದ್ಧಿ ಹಾಗೂ
ನಿರ್ದೇಶಕರು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ
ಕರ್ನಾಟಕ ಸರ್ಕಾರ

ಮಹಾರಾಷ್ಟ್ರ: ದೇಶಮುಖ್ ಪತ್ನಿಗೆ ಇ.ಡಿ ಸಮನ್ಸ್

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಪತ್ನಿ ಆರತಿ ದೇಶಮುಖ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ಜಾರಿ ಮಾಡಿದ್ದು, ಗುರುವಾರ (ಜುಲೈ 15) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಇ.ಡಿ ಸಮನ್ಸ್ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ದೇಶಮುಖ್ ಪರ ವಕೀಲ ಕಮಲೇಶ್ ಗುಮ್ರೆ, 'ಅನಿಲ್ ದೇಶಮುಖ್ ವಿರುದ್ಧದ ಪ್ರಕರಣಕ್ಕೂ ಆರತಿ ಅವರಿಗೂ ಯಾವುದೇ ಸಂಬಂಧ ಇಲ್ಲ' ಎಂದು ಹೇಳಿದರು.

ಕರ್ನಾಟಕ ಸರ್ಕಾರ

ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ

(ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ)

ಕಾರ್ಯಪಾಲಕ ಇಂಜಿನಿಯರ್ ಕಛೇರಿ, ಕೆಶಿಪ್ ವಿಭಾಗ ನಂ: ಎಫ್–149, 1ನೇ ಮಹಡಿ, ಭಾರತ್ ನಗರ, ಹಂತ–1, ಈಸ್ಟ್ ವೆಸ್ಟ್ ಕಾಲೇಜು ರಸ್ತೆ, ಬಿ.ಇ.ಎಲ್ ಬಡಾವಣೆ, ಮಾಗಡಿ ರಸ್ತೆ, ಬೆಂಗಳೂರು–560091

ಇಮೇಲ್ : eekshipdivbengaluru@gmail.com

ಟೆಂಡರ್ ಸಂಖ್ಯೆ: EE/KSHIP/BNG/OBRK/IFT-01/2021-22

ಅಲ್ಪಾವಧಿ ಇ-ಟೆಂಡರ್ ಪ್ರಕಟಣೆ

ಕಾರ್ಯಪಾಲಕ ಅಭಿಯಂತರರು, ಕೆಶಿಪ್ ವಿಭಾಗ, ಬೆಂಗಳೂರು ಕಛೇರಿಯಿಂದ 2021–22 ನೇ ಸಾಲಿನಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರು, ಕೆಶಿಪ್ ಉಪವಿಭಾಗ ಕೊಳ್ಳೆಗಾಲ, ಚಾಮರಾಜನಗರ ಜಿಲ್ಲೆ ರವರ ಕಛೇರಿ ಕಟ್ಟಡದ ದುರಸ್ಥಿ ಕಾಮಗಾರಿಗಾಗಿ ಏಕ ಲಕೋಟೆ ಪದ್ಧತಿಯಲ್ಲಿ ಕಾಮಗಾರಿಯ ಅಲ್ಪಾವಧಿ ಇ-ಟೆಂಡರ್‌ಗಳನ್ನು ಇ-ಪೋರ್ಟಲ್ ಮುಖಾಂತರ ಆಹ್ವಾನಿಸಲಾಗಿದ್ದು, ಕಾಮಗಾರಿಯ ಟೆಂಡರ್‌ಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ: 20.07.2021 ಬೆಳಿಗ್ಗೆ 11.00 ಗಂಟೆಯಾಗಿದ್ದು, ಆಸಕ್ತಿಯುಳ್ಳ ಗುತ್ತಿಗೆದಾರರು ಭಾಗವಹಿಸಬಹುದಾಗಿರುತ್ತದೆ. ಸದರಿ ಟೆಂಡರ್‌ಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳನ್ನು ವೆಬ್‌ಸೈಟ್ http://eproc.karnataka.gov.in ರಲ್ಲಿ ವೀಕ್ಷಿಸಬಹುದಾಗಿದೆ ಹಾಗೂ 20.07.2021, ಬೆಳಿಗ್ಗೆ 11.00 ಗಂಟೆ ಒಳಗೆ ಕಛೇರಿ ಸಮಯದಲ್ಲಿ ಭೇಟಿ ನೀಡಿ ವಿವರಗಳನ್ನು ಪಡೆಯಬಹುದಾಗಿರುತ್ತದೆ

DIPR/DDU/R.O: 832/ 2021-22

ಸಹಿ/–
ಕಾರ್ಯಪಾಲಕ ಇಂಜಿನಿಯರ್
ಕೆಶಿಪ್ ವಿಭಾಗ, ಬೆಂಗಳೂರು

ಕೋವಿಡ್-19. ಆತಂಕ ಬೇಡ; ಮುನ್ನೆಚ್ಚರಿಕೆ ಇರಲಿ. ಮಾಸ್ಕ್ ಧರಿಸಿ | 6 ಅಡಿ ದೈಹಿಕ ಅಂತರ ಪಾಲಿಸಿ | ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ

(ಕರ್ನಾಟಕ ಸರ್ಕಾರದ ಸ್ವಯತ್ತತಾ ಸಂಸ್ಥೆ)

ಡಾ. ಎಂ.ಹೆಚ್. ಮರಿಗೌಡ ರಸ್ತೆ, ಬೆಂಗಳೂರು–560 029.

ದೂರವಾಣಿ: 91–80–26560722 (Dir), 26094000 ಫ್ಯಾಕ್ಸ್: 080–26560723

No.: KMIO/SME(1)/Tender/M. Equip/257/2021-22 Date: 14.07.2021

ಇ-ಪ್ರೊಕ್ಯೂರ್‌ಮೆಂಟ್ ಟೆಂಡರ್ ಪ್ರಕಟಣೆ

ಈ ಕೆಳಗಿನ ವೈದ್ಯಕೀಯ ಸಲಕರಣೆಗಳ ಪೂರೈಕೆಗಾಗಿ **ದ್ವಿ–ಲಕೋಟೆ ಪದ್ಧತಿಯಲ್ಲಿ** ಆನ್‌ಲೈನ್ ಮುಖಾಂತರ ಟೆಂಡರುಗಳನ್ನು ಆಹ್ವಾನಿಸಲಾಗಿದೆ.

Sl. No.	Tender No. & Date	Name of the Equipment / Works
1	No. KMIO/SME(1)/Tender/M. Equip/257/ 2021-22, dated: 14.07.2021	Procurement of Viral Transport Medium.
2	No. KMIO/SME(1)/Tender/M. Equip/258/ 2021-22, dated: 14.07.2021	Procurement of Radiotherapy appointment & RT Technician scheduling system.
3	No. KMIO/SME(1)/Tender/CW/259/ 2021-22, dated: 14.07.2021	Construction of Road in front of ATC & Newly built Nuclear Medicine Block & Drains upto Storm Water Drain, KMIO.
4	No. KMIO/SME(1)/Tender/Canteen/240/ 2021-22, dated: 14.07.2021 **(Call-2)**	Turnkey works and to Run the Canteen at KMIO., Premises.
5	No. KMIO/SME(1)/Tender/Syringes/253/ 2021-22, dated: 14.07.2021 **(Call-3)**	Disposable Syringes, Surgical Gloves & I.V. Sets.
6	No. KMIO/SME(1)/Tender/Racks/252/ 2021-22, dated: 14.07.2021 **(Call-2)**	Procurement of Heavy Duty Modular Storage Racking System.
7	No. KMIO/SME(1)/Tender/AC CMS/260/ 2021-22, dated: 14.07.2021	Providing Supply & Installation of Split Air Conditioners & Cold Storage to Central Medical Stores.
8	No. KMIO/SME(1)/Tender/OT Instruments/ 165/20-21, dated: 14.07.2021 **(Call-3)**	Procurement of OT Instruments to KMIO.

ಆನ್‌ಲೈನ್‌ನಲ್ಲಿ ಬಿಡ್ ದಾಖಲೆಗಳ ಲಭ್ಯತೆ ದಿನಾಂಕ: **17.07.2021 ರಿಂದ 30.07.2021.** ಬಿಡ್ ದಾಖಲೆಗಳನ್ನು ವೆಬ್‌ಸೈಟ್ **https://eproc.karnataka.gov.in** ನಿಂದ ನೋಡಿ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಇ–ಪೋರ್ಟಲ್ ಶುಲ್ಕ ರೂ. 500/-ನ್ನು ಪಾವತಿಸಿ ಬಿಡ್‌ನ್ನು ಇ–ಪ್ರೊಕ್ಯೂರ್‌ಮೆಂಟ್ ಮೂಲಕ ಸಲ್ಲಿಸಬಹುದಾಗಿದೆ. ಇ–ಪ್ರೊಕ್ಯೂರ್‌ಮೆಂಟ್ ಮೂಲಕ ಬಿಡ್ ಸಲ್ಲಿಕೆಗೆ ಕೊನೆಯ ದಿನಾಂಕ ಮತ್ತು ಸಮಯ: **30.07.2021 ರಂದು ಮಧ್ಯಾಹ್ನ 3:00** ಗಂಟೆಯವರೆಗೆ. ಟೆಂಡರ್ ಸ್ವೀಕರಿಸುವ ಪ್ರಾಧಿಕಾರವು ಯಾವುದೇ ಕಾರಣ ನೀಡದೆ ಟೆಂಡರನ್ನು ಸ್ವೀಕರಿಸುವ / ತಿರಸ್ಕರಿಸುವ / ರದ್ದುಪಡಿಸುವ ಹಕ್ಕನ್ನು ಕಾಯ್ದಿರಿಸಿಕೊಂಡಿರುತ್ತದೆ.

DIPR/DDU/842/2021-22

ಸಹಿ/-
ನಿರ್ದೇಶಕರು

ಕೋವಿಡ್-19 ಲಕ್ಷಣಗಳು ಇವೆಯೇ? ಸಂಪರ್ಕಿಸಿ, ಆಪ್ತಮಿತ್ರ ಸಹಾಯವಾಣಿ 14410. ಮಾಸ್ಕ್ ಧರಿಸಿ | 6 ಅಡಿ ದೈಹಿಕ ಅಂತರ ಪಾಲಿಸಿ | ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ

ಪ್ರಜಾವಾಣಿ facebook LIVE
FB.com/prajavani.net

ಸಿಬಿಎಸ್‌ಇ

ರದ್ದಾದ ಪರೀಕ್ಷೆ ಮತ್ತು ಫಲಿತಾಂಶದ ಮಾನದಂಡ

ಕೋವಿಡ್ ಹಿನ್ನೆಲೆಯಲ್ಲಿ ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) ಈ ಬಾರಿ 10 ಮತ್ತು 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿದ್ದು ಗೊತ್ತೇ ಇದೆ. ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನದ ಆಧಾರದ ಮೇಲೆ ಫಲಿತಾಂಶ ನೀಡುವುದಾಗಿ ಹೇಳಲಾಗಿದ್ದು, ಈ ಬಗ್ಗೆ ಸಮಗ್ರ ಮಾಹಿತಿ ನೀಡಿ, ವಿಶ್ಲೇಷಿಸಲಿದ್ದಾರೆ

ಶ್ರೀಲತಾ ರಾವ್ ಪ್ರಿನ್ಸಿಪಾಲ್, ಡಾ.ಎಂ.ರಾಮಣ್ಣ ಶೆಟ್ಟಿ ಸ್ಮಾರಕ ಇಂಗ್ಲಿಷ್ ಮಾಧ್ಯಮ ಹೈಸ್ಕೂಲ್ (ನಿಟ್ಟೆ ಎಜುಕೇಷನ್ ಟ್ರಸ್ಟ್), ತೋಕೂರು, ಮಂಗಳೂರು

ನೀವೂ ಪ್ರಶ್ನೆ ಕೇಳಬಹುದು

ಸಂದರ್ಶಕರು: **ಚೇತನಾ ಸಿ.ಎಚ್.** ಹಿರಿಯ ಶಿಕ್ಷಕಿ, ಅಕಾಡೆಮಿ ಫಾರ್ ಕ್ರಿಯೇಟಿವ್ ಟೀಚಿಂಗ್, ಬೆಂಗಳೂರು

16ನೇ ಜುಲೈ, 2021 ಸಂಜೆ 3ಕ್ಕೆ

ಪ್ರಜಾವಾಣಿ LIVE
Prajavani.net Prajavani Prajavani

ಫೇಸ್‌ಬುಕ್, ಯೂಟ್ಯೂಬ್, ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರ ಪ್ರಸಾರ

ಸಂವಾದ

ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಸೌಲಭ್ಯಕ್ಕೆ ಕತ್ತರಿ ಸರಿಯೇ?

ಸಂವಾದದಲ್ಲಿ ಭಾಗವಹಿಸುವವರು

ಗೋ.ಮಧುಸೂದನ್ ಮಾಜಿ ಶಾಸಕ ಬಿಜೆಪಿ


ಟಿ.ಆರ್.ಚಂದ್ರಶೇಖರ್ ಅರ್ಥಶಾಸ್ತ್ರಜ್ಞ ಲೇಖಕ

ವಿ.ಎಸ್.ಉಗ್ರಪ್ಪ ಮಾಜಿ ಸಂಸದ ಕಾಂಗ್ರೆಸ್

ಇಂದು ಬೆಳಿಗ್ಗೆ 12 ರಿಂದ 1

ಭಾನುವಾರ ಸರ್ವಪಕ್ಷ ಸಭೆ

ನವದೆಹಲಿ (ಪಿಟಿಐ): ಸಂಸತ್ತಿನ ಮುಂಗಾರು ಅಧಿವೇಶನ ಸೋಮವಾರ (ಜುಲೈ 19) ಆರಂಭವಾಗಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಸರ್ಕಾರವು 18ರಂದು ಭಾನುವಾರ ಸರ್ವಪಕ್ಷ ಸಭೆ ಕರೆದಿದೆ.

ಈ ಸಭೆಗೆ ಎಲ್ಲಾ ವಿರೋಧ ಪಕ್ಷಗಳ ನಾಯಕರಿಗೆ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಅವರು ಆಹ್ವಾನ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೂ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಆಗಸ್ಟ್ 13ರವರೆಗೆ ಮುಂಗಾರು ಅಧಿವೇಶನ ನಡೆಯಲಿದೆ.

ರಾಜ್ಯಸಭೆ ಸಭಾನಾಯಕರಾಗಿ ಸಚಿವ ಪೀಯೂಷ್ ಗೋಯಲ್

ನವದೆಹಲಿ (ಪಿಟಿಐ): ರಾಜ್ಯಸಭೆಯಲ್ಲಿ ಸಭಾನಾಯಕರನ್ನಾಗಿ ಕೇಂದ್ರ ಜವಳಿ ಸಚಿವ ಪೀಯೂಷ್ ಗೋಯಲ್ ಅವರನ್ನು ನೇಮಕ ಮಾಡಲಾಗಿದೆ ಎಂದು ಮೂಲಗಳು ಬುಧವಾರ ಹೇಳಿವೆ.

ಇದಕ್ಕೂ ಮೊದಲು, ಥಾವರಚಂದ್ ಗೆಹಲೋತ್ ಅವರು ಸಭಾನಾಯಕರಾಗಿದ್ದರು. ಪೀಯೂಷ್ ಗೋಯಲ್ ಉಪ ನಾಯಕರಾಗಿದ್ದರು.

ಗೆಹಲೋತ್ ಅವರು ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡ ಕಾರಣ, ಸಚಿವ ಗೋಯಲ್ ಅವರನ್ನು ಸಭಾನಾಯಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಇವೇ ಮೂಲಗಳು ಹೇಳಿವೆ.

ದೇಶದ್ರೋಹ ಕಾನೂನು ಪ್ರಶ್ನಿಸಿದ ಅರ್ಜಿ ವಿಚಾರಣೆಗೆ

ನವದೆಹಲಿ (ಪಿಟಿಐ): ದೇಶದ್ರೋಹ ಕಾನೂನಿನ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ನಿವೃತ್ತ ಸೇನಾ ಅಧಿಕಾರಿಯೊಬ್ಬರು ಸಲ್ಲಿಸಿರುವ ಅರ್ಜಿಯೊಂದನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಸ್ವೀಕರಿಸಿದ್ದು, ಅರ್ಜಿಯ ಪ್ರತಿಯೊಂದನ್ನು ಅಟಾರ್ನಿ ಜನರಲ್ ಅವರಿಗೆ ಸಲ್ಲಿಸುವಂತೆ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ಹೃಷಿಕೇಶ್ ರಾಯ್ ಅವರಿದ್ದ ಪೀಠವು, ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರ ಮೂಲಕ ಸರ್ಕಾರದ ಗಮನಕ್ಕೆ ತರುವ ಕ್ರಮ ಕೈಗೊಂಡಿತು.

ಮೇಜರ್ ಜನರಲ್ (ನಿವೃತ್ತ) ಎಸ್.ಜಿ.ಒಂಬತ್ತುಕೆರೆ ಅವರು ಈ ಅರ್ಜಿ ಸಲ್ಲಿಸಿದ್ದು, ದೇಶದ್ರೋಹ ಕಾನೂನಿನಿಂದ ವಾಕ್ ಸ್ವಾತಂತ್ರ್ಯಕ್ಕೆ ಭಾರಿ ದುಷ್ಪರಿಣಾಮ ಉಂಟಾಗಿದ್ದು, ಸಂವಿಧಾನ ಒದಗಿಸಿರುವ ಮೂಲಭೂತ ಹಕ್ಕಾಗಿರುವ ಮುಕ್ತವಾಗಿ ಭಾವನೆ ವ್ಯಕ್ತಪಡಿಸುವುದಕ್ಕೆ ವಿನಾಕಾರಣ ನಿರ್ಬಂಧ ವಿಧಿಸಿದಂತಾಗಿದೆ ಎಂದು ಪ್ರತಿಪಾದಿಸಿದ್ದಾರೆ.

'ಭಾರತೀಯ ದಂಡ ಸಂಹಿತೆಯ 124–ಎ ಸೆಕ್ಷನ್ ಅಡಿಯಲ್ಲಿ ದೇಶದ್ರೋಹ ಪ್ರಕರಣವನ್ನು ನಿಭಾಯಿಸಲಾಗುತ್ತಿದ್ದು, ಇದೊಂದು ಸಂವಿಧಾನಬಾಹಿರ ಕಾನೂನು ಆಗಿದೆ, ಇದನ್ನು ಸಾರಾಸಗಟಾಗಿ ರದ್ದುಪಡಿಸಬೇಕು' ಎಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

ಕೊರೊನಾ ಭೀತಿ ಬೇಡ, ಮುಂಜಾಗ್ರತೆ ಇರಲಿ

ಜಲಾಶಯಗಳ ಒಳಹರಿವು ಹೆಚ್ಚಳ

ಒಂದನೇ ಪುಟದಿಂದ...

ಹಾಸನದಲ್ಲೂ ಮಳೆ: ಹಾಸನ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ. ಬಿಸಿಲೆ ಸಮೀಪ ರಸ್ತೆಗೆ ಮರ ಉರುಳಿ ಬಿದ್ದ ಪರಿಣಾಮ ಬಿಸಿಲೆ-ಸುಬ್ರಹ್ಮಣ್ಯ ಸಂಚಾರ ಕೆಲ ಕಾಲ ಬಂದ್ ಆಗಿತ್ತು. ಮೈಸೂರು ಜಿಲ್ಲೆಯಲ್ಲಿ ಬಹುತೇಕ ಕಡೆ ಜಿಟಿಜಿಟಿ ಮಳೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ, ಬಂಟ್ವಾಳ, ಪುತ್ತೂರು, ಮಂಗಳೂರು, ಬೆಳ್ತಂಗಡಿ ತಾಲ್ಲೂಕುಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಸುಳ್ಯ ತಾಲ್ಲೂಕಿನಲ್ಲಿ ಗರಿಷ್ಠ 8 ಸೆಂ.ಮೀ. ಮಳೆ ದಾಖಲಾಗಿದೆ. ಜಿಲ್ಲೆಯಲ್ಲಿ ಒಂದು ಮನೆಗೆ ಪೂರ್ಣ, 8 ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಉಡುಪಿ ಜಿಲ್ಲೆಯ ನಿಟ್ಟೆ, ಗುಲ್ವಾಡಿ, ಕೆದೂರು, ಉಳ್ಳೂರು, ತಲ್ಲೂರು, ಶಿರೂರು, ಕಾರ್ಕಳ, ಹೊಸಾಳ, ಶಿವಳ್ಳಿ, ಉದ್ಯಾವರ, ಮೂಡನಿಡಂಬೂರು ಗ್ರಾಮದಲ್ಲಿ ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಗಿರಿಶ್ರೇಣಿ ಭಾಗದಲ್ಲಿಮಳೆಯಿಂದಾಗಿ ಹಳ್ಳ, ಹೊಳೆಗಳ ಹರಿವಿನ ಪ್ರಮಾಣ ಹೆಚ್ಚಾಗಿದೆ. ಹೊಸನಗರದಲ್ಲಿ 14.24 ಸೆಂ.ಮೀ ಮಳೆಯಾಗಿದ್ದು, ತೀರ್ಥಹಳ್ಳಿಯಲ್ಲಿ 79.68 ಮಿ.ಮೀ, ಸಾಗರದಲ್ಲಿ 70.80 ಮಿ.ಮೀ ಮಳೆ ದಾಖಲಾಗಿದೆ. ದಾವಣಗೆರೆ ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದೆ.

ಪರಿಹಾರ ವಿತರಣೆ: ಶಿರಸಿಯ ಗುಡ್ನಾಪುರ ಗ್ರಾಮದ ಮುಂಡಿಗೆಹಳ್ಳಿಯಲ್ಲಿ ಮಂಗಳವಾರ ಮನೆ ಬಿದ್ದು ಮೃತಪಟ್ಟ ಯಶೋಧಾ ಬಂಗಾರ್ಯ ಗೌಡ (31) ಕುಟುಂಬಕ್ಕೆ ಸರ್ಕಾರವು ₹ 5 ಲಕ್ಷ ಪರಿಹಾರ ವಿತರಣೆ ಮಾಡಿದೆ. ಘಟನೆ ನಡೆದು 16 ಗಂಟೆಗಳಲ್ಲೇ ಪರಿಹಾರ ದೊರೆತಂತಾಗಿದೆ.

ಶಿರಸಿ, ಸಿದ್ದಾಪುರ, ಯಲ್ಲಾಪುರ, ದಾಂಡೇಲಿ, ಹಳಿಯಾಳದಲ್ಲೂ ಉತ್ತಮ ಮಳೆಯಾಗಿದೆ.

ಬೆಳಗಾವಿ ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಜಿಟಿಜಿಟಿ ಮಳೆ ಬುಧವಾರವೂ ಮುಂದುವರಿದಿದೆ. ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆ ಹಾಗೂ ಗದಗ ಜಿಲ್ಲೆಯಲ್ಲೂ ಮಳೆಯಾಗಿದೆ.

ಗರಿಷ್ಠ ಮಳೆ (ಸೆಂ.ಮೀಗಳಲ್ಲಿ)

ಕೊಡಗು ಮಳೆ ವಿವರ	
ಶಾಂತಳ್ಳಿ	11.5
ಭಾಗಮಂಡಲ	10.3
ನಾಪೋಕ್ಲು	9.5
ಮಡಿಕೇರಿ	8.3
ಚಿಕ್ಕಮಗಳೂರು	
ಹೊಸಕೆರೆ	13.7
ಕಿಗ್ಗಾ	12.8
ಕೆರೆಕಟ್ಟೆ	11.9
ಅಡ್ಡಗದ್ದೆ	11.7
ಉಡುಪಿ	
ಹೆಬ್ರಿ	12.6
ದಕ್ಷಿಣ ಕನ್ನಡ	
ನೂಜಿಬಾಳ್ತಿಲ	10
ಕಾರವಾರ	
ಕದ್ರಾ	14
ಕೊಡಸಳ್ಳಿ	12.5
ಗೇರುಸೊಪ್ಪ	11.8
ಸಿದ್ದಾಪುರ	8
ಯಲ್ಲಾಪುರ	7.5

ಜಲಾಶಯದ ನೀರಿನ ಮಟ್ಟ (ಸಮುದ್ರ ಮಟ್ಟದಿಂದ)

ಜಲಾಶಯ	ಗರಿಷ್ಠ ಮಟ್ಟ (ಅಡಿಗಳಲ್ಲಿ)	ಇಂದಿನ ಮಟ್ಟ	ಒಳಹರಿವು (ಕ್ಯುಸೆಕ್‌ಗಳಲ್ಲಿ)	ಹೊರಹರಿವು (ಕ್ಯುಸೆಕ್‌ಗಳಲ್ಲಿ)
ಕೆ ಆರ್ ಎಸ್*	124.80	89.20	4,548	1,473
ಹಾರಂಗಿ	2,859	2,851.71	12,282	540
ಕಬಿನಿ	2284.00	2,277.18	6,594	700
ಹೇಮಾವತಿ	2,922	2,897.68	3,634	200
ಲಿಂಗನಮಕ್ಕಿ	1,819	1,786.05	33,331	-
ಸೂಪಾ (ಮೀ)	564	538.86	16,285	1,793
ಮಾಣಿ	594	574.60	4,095	-
ತುಂಗಭದ್ರಾ	1,633	1610.58	1114	289
ಮಲಪ್ರಭಾ	2079.5	2,063.90	1,224	194
ಘಟಪ್ರಭಾ	2175	2,138.25	4,752	124
ಭದ್ರಾ	186	157.4	7,646	783
ಆಲಮಟ್ಟಿ (ಮೀ)	519.6	517.56	24,727	10,873
ನಾರಾಯಣಪುರ (ಮೀ)	492.25	491.62	20,000	24,176

* ನೆಲಮಟ್ಟದಿಂದ

ತುಮಕೂರು ಮಹಾನಗರ ಪಾಲಿಕೆ, ತುಮಕೂರು

ವೆಬ್‌ಸೈಟ್: www.tumkurcity.mrc.gov.in ದೂರವಾಣಿ 2278480, ಫ್ಯಾಕ್ಸ್ 2275106
ಇಮೇಲ್ itstaff_ulb_tumkur@ yahoo.com ಸಾರ್ವಜನಿಕ 0816–2272200, 2271200
ಸಂಖ್ಯೆ:ತುಮಪಾ/ಕಲ್ಯಾಣ ಶಾಖೆ/ಸಿಆರ್/07/2020–21 ದಿನಾಂಕ: 13.07.2021

ಸಾರ್ವಜನಿಕ ಪ್ರಕಟಣೆ–3

ತುಮಕೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ ಶೇ.24.10 ರ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕಾಯ್ದಿರಿಸಿರುವ ಮೊತ್ತಕ್ಕೆ ವ್ಯಕ್ತಿ ಸಂಬಂಧಿತ ಕಾರ್ಯಕ್ರಮಗಳಡಿ ನೀಡುವ ಬಗ್ಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಫಲಾನುಭವಿಗಳಿಂದ ಈ ಕೆಳಕಂಡ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಬಿಡುಗಡೆ ಮಾಡುವ ಅನುದಾನಕ್ಕೆ ಅನುಗುಣವಾಗಿ ಸರ್ಕಾರದ ಸುತ್ತೋಲೆ ರೀತ್ಯಾ ಹಾಗೂ ಸಮಿತಿಯ ನಡವಳಿಯಂತೆ ಫಲಾನುಭವಿಗಳಿಗೆ ಸೌಲಭ್ಯ/ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ, ಅರ್ಜಿಗಳನ್ನು ಕಛೇರಿಯ ಕಲ್ಯಾಣ ಯೋಜನೆ ಶಾಖೆಯಲ್ಲಿ ದಿನಾಂಕ: **13.07.2021** ರಿಂದ ವಿತರಿಸಲಾಗುವುದು ಹಾಗೂ ಸ್ವೀಕರಿಸಲು ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ: **13.08.2021** ರ ಒಳಗಾಗಿ ಕಚೇರಿಯ ಸ್ವೀಕೃತಿ ವಿಭಾಗದಲ್ಲಿ ಸಲ್ಲಿಸಬಹುದಾಗಿದೆ. ನಿಗಧಿತ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಲಾಗುವುದು, ಹೆಚ್ಚಿನ ಮಾಹಿತಿಗಾಗಿ ಕಛೇರಿಯ ಕಲ್ಯಾಣ ಯೋಜನೆ ಶಾಖೆಯ ವ್ಯವಸ್ಥಾಪಕರನ್ನು ಸಂಪರ್ಕಿಸುವುದು ಅಥವಾ ಕಛೇರಿಯ ವೆಬ್‌ಸೈಟ್ www.tumkurcity.gov.in ನಲ್ಲಿ ಸೌಲಭ್ಯಗಳ ವಿವರ ಹಾಗೂ ನಿಬಂಧನೆಗಳನ್ನು ನೋಡಬಹುದಾಗಿರುತ್ತದೆ. **ವಿವರ:** (1) ತುಮಕೂರು ನಗರದಲ್ಲಿ ವಾಸಿಸುತ್ತಿರುವ ಐ.ಟಿ.ಐ/ಡಿಪ್ಲೋಮಾ ವೃತ್ತಿಪರ ಕೋರ್ಸ್‌ಗೆ ಖಾಸಗಿ ವಿದ್ಯಾಸಂಸ್ಥೆಗಳಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ 2020–21ನೇ ಸಾಲಿನಲ್ಲಿ ಫೀ ಸಂದಾಯದ ಸಹಾಯಧನ ಮತ್ತು ಟೂಲ್ ಕಿಟ್‌ಗೆ ಸಹಾಯಧನ ಪಡೆಯಲು ಈ ಕೆಳಕಂಡ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸುವುದು. **I.** ಪ್ರಸ್ತುತ ಸಾಲಿನ ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಮತ್ತು ವರಮಾನ ದೃಡೀಕರಣ ಪತ್ರ **II.** ವ್ಯಾಸಂಗ ದೃಡೀಕರಣ ಪತ್ರ **III.** ಆಧಾರ್ ಕಾರ್ಡ್ ನಕಲು ಪ್ರತಿ **IV.** ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ **V.** ಬಿ.ಪಿ.ಎಲ್ ಕಾರ್ಡ್ ನಕಲು ಪ್ರತಿ **VI.** ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 3 ಭಾವ ಚಿತ್ರಗಳು (2) ತುಮಕೂರು ನಗರದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಫಲಾಭಿವಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಐ.ಎ.ಎಸ್., ಕೆ.ಎ.ಎಸ್., ಯು.ಪಿ.ಎಸ್.ಸಿ., ಕೆ.ಪಿ.ಎಸ್.ಸಿ, ಇತರೆ ಮುಖ್ಯ ಪರೀಕ್ಷೆ ಹಾಗೂ ಸಂದರ್ಶನಕ್ಕೆ ಶಿಕ್ಷಣ ಪಡೆಯಲು ಪ್ರವೇಶ ಶುಲ್ಕಕ್ಕೆ ಸಹಾಯಧನ ಪಡೆಯಲು ಈ ಕೆಳಕಂಡ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸುವುದು. **I.** ಪ್ರಸ್ತುತ ಸಾಲಿನ ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಮತ್ತು ವರಮಾನ ದೃಡೀಕರಣ ಪತ್ರ **II.** ವ್ಯಾಸಂಗ ದೃಡೀಕರಣ ಪತ್ರ **III.** ಆಧಾರ್ ಕಾರ್ಡ್ ನಕಲು ಪ್ರತಿ **IV.** ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ **V.** ಬಿ.ಪಿ.ಎಲ್ ಕಾರ್ಡ್ ನಕಲು ಪ್ರತಿ **VI.** ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 3 ಭಾವ ಚಿತ್ರಗಳು (3) ತುಮಕೂರು ನಗರದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಶೌಚಾಲಯ ನಿರ್ಮಾಣಕ್ಕೆ ಸಹಾಯಧನ ರೂ.15,000/– ಮೀರದಂತೆ ಸಹಾಯಧನ ಪಡೆಯಲು ಈ ಕೆಳಕಂಡ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸುವುದು. **I.** ಪ್ರಸ್ತುತ ಸಾಲಿನ ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಮತ್ತು ವರಮಾನ ದೃಡೀಕರಣ ಪತ್ರ **II.** ಆಧಾರ್ ಕಾರ್ಡ್ ನಕಲು ಪ್ರತಿ **III.** ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ **IV.** ಬಿ.ಪಿ.ಎಲ್ ಕಾರ್ಡ್ ನಕಲು ಪ್ರತಿ **V.** ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 3 ಭಾವ ಚಿತ್ರಗಳು **VI.** ಶೌಚಾಲಯ ಇಲ್ಲದಿರುವ ಬಗ್ಗೆ ದೃಡೀಕರಣ ಪತ್ರ. (4) ತುಮಕೂರು ನಗರದಲ್ಲಿ ವಾಸಿಸುತ್ತಿರುವ ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಪರಿಶಿಷ್ಟ ಜಾತಿ ಹೆಣ್ಣು ಮಕ್ಕಳಿಗೆ ಬ್ಯೂಟಿಶನ್ ಕಿಟ್ ರೂ.25000/– ಮೀರದಂತೆ ಸಹಾಯಧನ ಪಡೆಯಲು ಈ ಕೆಳಕಂಡ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸುವುದು. **I.** ಪ್ರಸ್ತುತ ಸಾಲಿನ ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಮತ್ತು ವರಮಾನ ದೃಡೀಕರಣ ಪತ್ರ **II.** ಆಧಾರ್ ಕಾರ್ಡ್ ನಕಲು ಪ್ರತಿ **III.** ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ **IV.** ಬಿ.ಪಿ.ಎಲ್ ಕಾರ್ಡ್ ನಕಲು ಪ್ರತಿ **V.** ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 3 ಭಾವ ಚಿತ್ರಗಳು **VI.** ತರಬೇತಿ ಸಂಸ್ಥೆಯಿಂದ ತರಬೇತಿ ಪಡೆದ ಬಗ್ಗೆ ಪ್ರಮಾಣ ಪತ್ರ. (5) ತುಮಕೂರು ನಗರದಲ್ಲಿ ವಾಸಿಸುತ್ತಿರುವ ಅತಿ ಕಡು ಬಡವ ಕುಟುಂಬದಲ್ಲಿ ವಾಹನ ತರಬೇತಿ ಹೊಂದಿ ಚಾಲನ ಪತ್ರ ಹೊಂದಿದ 4 ಸ್ಟ್ರೋಕ್ ಎಲ್.ಪಿ.ಜಿ. ಆಟೋರಿಕ್ಷಾ ವಾಹನವನ್ನು ಸ್ವಯಂ ಉದ್ಯೋಗಕ್ಕಾಗಿ ಬ್ಯಾಂಕಿನ ಆರ್ಥಿಕ ಸಹಾಯದೊಂದಿಗೆ ಪ್ರತಿಫಲಾನುಭವಿಗೆ ರೂ.50,000/– ಮೀರದಂತೆ ಸಹಾಯಧನ (ಪ್ರತಿ ಕುಟುಂಬಕ್ಕೆ ಒಂದು ಮಾತ್ರ) ಪಡೆಯಲು ಈ ಕೆಳಕಂಡ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸುವುದು. **I.** ಪ್ರಸ್ತುತ ಸಾಲಿನ ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಮತ್ತು ವರಮಾನ ದೃಡೀಕರಣ ಪತ್ರ **II.** ಆಧಾರ್ ಕಾರ್ಡ್ ನಕಲು ಪ್ರತಿ **III.** ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ **IV.** ಬಿ.ಪಿ.ಎಲ್ ಕಾರ್ಡ್ ನಕಲು ಪ್ರತಿ **V.** ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 3 ಭಾವ ಚಿತ್ರಗಳು **VI.** ಚಾಲನ ಪರವಾನಗಿ ಪತ್ರ (ಡಿ.ಎಲ್.) ಹಾಗೂ ಬ್ಯಾಂಕ್ ಅನುಮತಿ ಪತ್ರ. (6) ತುಮಕೂರು ನಗರದಲ್ಲಿ ವಾಸಿಸುತ್ತಿರುವ ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಪಕ್ಕಾ ಮನೆಗಳ ನಿರ್ಮಾಣ ಯೋಜನೆ (ಒಂದು ಬಾರಿ ಮಾತ್ರ) ರೂ.3.00ಲಕ್ಷ ಮೀರದಂತೆ ಸಹಾಯಧನ ಪಡೆಯಲು ಈ ಕೆಳಕಂಡ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸುವುದು. **I.** ಎಲ್ಲಾ ಫಲಾನುಭವಿಗಳು ಕಡ್ಡಾಯವಾಗಿ ಮಹಿಳೆಯರಾಗಿರತಕ್ಕದ್ದು (ವಿಧುರ/ವಿಕಲಚೇತನರನ್ನು ಹೊರತುಪಡಿಸಿ) ಒಂದು ವೇಳೆ ಮಹಿಳಾ ಫಲಾನುಭವಿಗಳ ಹೆಸರಿನಲ್ಲಿ ಸ್ವತ್ತಿನ ಖಾತೆ ಇಲ್ಲದಿದ್ದ ಸಂದರ್ಭದಲ್ಲಿ ಸದರಿ ಕುಟುಂಬಕ್ಕೆ ವಸತಿಯ ಅವಶ್ಯಕತೆ ಅನಿವಾರ್ಯವಿದ್ದಲ್ಲಿ ಸದರಿ ಕುಟುಂಬಕ್ಕೆ ಸ್ವತ್ತಿನ ಖಾತೆ ಇರುವವರ ಹೆಸರನ್ನು ಫಲಾನಿಭವಿಯಾಗಿ ಪರಿಗಣಿಸತಕ್ಕದ್ದು. **II.** ನಿವೇಶನವು ಫಲಾನುಭವಿಯ ಹೆಸರಿನಲ್ಲಿರತಕ್ಕದ್ದು ಹಾಗೂ ನಗರ ಸ್ಥಳೀಯ ಸಂಸ್ಥೆಯ ಆಸ್ತಿ ತೆರಿಗೆ ವಹಿಯಲ್ಲಿ ದಾಖಲಿರತಕ್ಕದ್ದು. **III.** ಫಲಾನುಭವಿಗಳು ಕಡ್ಡಾಯವಾಗಿ ಪಕ್ಕಾ ಮನೆ ಕಟ್ಟತಕ್ಕದ್ದು, **IV.** ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಮತ್ತು ವರಮಾನ ದೃಡೀಕರಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ, ಬಿ.ಪಿ.ಎಲ್ ಕಾರ್ಡ್ ಪ್ರತಿ. ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 3 ಭಾವ ಚಿತ್ರಗಳು, (7) ತುಮಕೂರು ನಗರದಲ್ಲಿ ವಾಸಿಸುತ್ತಿರುವ ಬಿ.ಪಿ.ಎಲ್. ಕಾರ್ಡ್ ಹೊಂದಿರುವ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಮನೆಗಳ ರಿಪೇರಿ ಯೋಜನೆ (ಒಂದು ಬಾರಿ ಮಾತ್ರ) ರೂ.0.50 ಲಕ್ಷ ಮೀರದಂತೆ ಸಹಾಯಧನ ಪಡೆಯಲು ಈ ಕೆಳಕಂಡ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸುವುದು. **I.** ಎಲ್ಲಾ ಫಲಾನುಭವಿಗಳು ಕಡ್ಡಾಯವಾಗಿ ಮಹಿಳೆಯರಾಗಿರತಕ್ಕದ್ದು (ವಿಧುರ/ವಿಕಲಚೇತನರನ್ನು ಹೊರತುಪಡಿಸಿ) ಒಂದು ವೇಳೆ ಮಹಿಳಾ ಫಲಾನುಭವಿಗಳ ಹೆಸರಿನಲ್ಲಿ ಸ್ವತ್ತಿನ ಖಾತೆ ಇಲ್ಲದಿದ್ದ ಸಂದರ್ಭದಲ್ಲಿ ಸದರಿ ಕುಟುಂಬಕ್ಕೆ ವಸತಿಯ ಅವಶ್ಯಕತೆ ಅನಿವಾರ್ಯವಿದ್ದಲ್ಲಿ ಸದರಿ ಕುಟುಂಬಕ್ಕೆ ಸ್ವತ್ತಿನ ಖಾತೆ ಇರುವವರ ಹೆಸರನ್ನು ಫಲಾನುಭವಿಯಾಗಿ ಪರಿಗಣಿಸತಕ್ಕದ್ದು. **II.** ನಿವೇಶನವು ಫಲಾನುಭವಿಯ ಹೆಸರಿನಲ್ಲಿರತಕ್ಕದ್ದು ಹಾಗೂ ನಗರ ಸ್ಥಳೀಯ ಸಂಸ್ಥೆಯ ಆಸ್ತಿ ತೆರಿಗೆ ವಹಿಯಲ್ಲಿ ದಾಖಲಿರತಕ್ಕದ್ದು. **III.** ಆರ್ಥಿಕ ಸಹಾಯವನ್ನು ಪಡೆಯುವ ಫಲಾನುಭವಿಯು ಕಂತನ್ನು ಪಡೆಯುವ ಕಟ್ಟಡ ದುರಸ್ಥಿ ಹಂತದ ಛಾಯಾ ಚಿತ್ರಗಳನ್ನು ತಪ್ಪದೇ ನಗರ ಸ್ಥಳೀಯ ಸಂಸ್ಥೆಗೆ ಸಲ್ಲಿಸತಕ್ಕದ್ದು. **IV.** ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಮತ್ತು ವರಮಾನ ದೃಡೀಕರಣ ಪತ್ರ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ, ಬಿ.ಪಿ.ಎಲ್ ಕಾರ್ಡ್ ಪ್ರತಿ. ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 3 ಭಾವ ಚಿತ್ರಗಳು. (8) ಎಂ.ಬಿ.ಬಿ.ಎಸ್. ಹಾಗೂ ಬಿ.ಇ. ವ್ಯಾಸಂಗ ಮಾಡುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕಂಪ್ಯೂಟರ್/ಲ್ಯಾಪ್‌ಟಾಪ್ ಖರೀದಿಸಲು ರೂ.50,000/– ಮೀರದಂತೆ ಸಹಾಯಧನ ಪಡೆಯಲು ಈ ಕೆಳಕಂಡ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸುವುದು. **I.** ಪ್ರಸ್ತುತ ಸಾಲಿನ ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಮತ್ತು ವರಮಾನ ದೃಡೀಕರಣ ಪತ್ರ. **II.** ವ್ಯಾಸಂಗ ದೃಡೀಕರಣ ಪತ್ರ. **III.** ಆಧಾರ್ ಕಾರ್ಡ್ ನಕಲು ಪ್ರತಿ. **IV.** ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ. **V.** ಬಿ.ಪಿ.ಎಲ್ ಕಾರ್ಡ್ ನಕಲು ಪ್ರತಿ **VI.** ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 3 ಭಾವ ಚಿತ್ರಗಳು. (9) ರಾಜ್ಯ ರಾಷ್ಟ್ರಮಟ್ಟದ ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಇತರೆ ವ್ಯಾಸಂಗೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಸುತ್ತೋಲೆಯಲ್ಲಿ ನಿಗದಿಪಡಿಸಿದಂತೆ ಪ್ರೋತ್ಸಾಹ ಧನಕ್ಕಾಗಿ (ಮಾನ್ಯತೆ ಪಡೆದ ಸಂಸ್ಥೆಗಳು, ರಾಜ್ಯ ಹಾಗೂ ಸರ್ಕಾರದ ಇಲಾಖೆಯ ಸಂಸ್ಥೆಗಳು ಸಂಘಟಿಸುವ ಚಟುವಟಿಕೆಗಳಿಗೆ ಮಾತ್ರ) ಜಯಗಳಿಸಿದ್ದಲ್ಲಿ ಅಂರಾಷ್ಟ್ರೀಯ ಮಟ್ಟ–0.75, ರಾಷ್ಟ್ರೀಯ ಮಟ್ಟ–0.50, ರಾಜ್ಯ ಮಟ್ಟ–.50, ಜಿಲ್ಲಾ ಮಟ್ಟ–0.20, ತಾಲ್ಲೂಕು ಮಟ್ಟ–0.10 (ತಲಾ 10 ಫಲಾನುಭವಿಗಳಿಗೆ ಮಾತ್ರ) ಬಾಗವಹಿಸಿದ್ದಲ್ಲಿ ಅಂತರಾಷ್ಟ್ರೀಯ ಮಟ್ಟ–0.75, ರಾಷ್ಟ್ರೀಯ ಮಟ್ಟ–0.50, ರಾಜ್ಯ ಮಟ್ಟ–.0.25, ಜಿಲ್ಲಾ ಮಟ್ಟ–0.10, ತಾಲ್ಲೂಕು ಮಟ್ಟ–0.05 (ತಲಾ 10 ಫಲಾನುಭವಿಗಳಿಗೆ ಮಾತ್ರ) ಸಹಾಯಧನ ಪಡೆಯಲು ಈ ಕೆಳಕಂಡ ದಾಖಲೆಗಳನ್ನು ಅರ್ಜಿಯೊಂದಿಗೆ ಸಲ್ಲಿಸುವುದು. **I.** ಪ್ರಸ್ತುತ ಸಾಲಿನ ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಮತ್ತು ವರಮಾನ ದೃಡೀಕರಣ ಪತ್ರ **II.** ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದ ಬಗ್ಗೆ ಮಾನ್ಯತೆ ಪಡೆದ ಸಂಸ್ಥೆ/ಸರ್ಕಾರದಿಂದ ಪಡೆದ ಪ್ರಮಾಣ ಪತ್ರ. **III.** ಆಧಾರ್ ಕಾರ್ಡ್ ನಕಲು ಪ್ರತಿ **IV.** ಬ್ಯಾಂಕ್ ಪಾಸ್ ಪುಸ್ತಕದ ನಕಲು ಪ್ರತಿ. **V.** ಬಿ.ಪಿ.ಎಲ್ ಕಾರ್ಡ್ ನಕಲು ಪ್ರತಿ **VI.** ಇತ್ತೀಚಿನ ಪಾಸ್ ಪೋರ್ಟ್ ಅಳತೆಯ 3 ಭಾವ ಚಿತ್ರಗಳು. **ವಿಶೇಷ ಸೂಚನೆ:** ಸಲ್ಲಿಸಬೇಕಾದ ದಾಖಲೆಗಳ ಬಗ್ಗೆ ತುಮಕೂರು ಮಹಾನಗರಪಾಲಿಕೆಯ ಸೂಚನಾ ಫಲಕದಲ್ಲಿ ಹಾಗೂ ಸಂಬಂಧಿಸಿದ ಶಾಖೆಯಲ್ಲಿ ಮಾಹಿತಿಯನ್ನು ಪಡೆದು ಅರ್ಜಿಗಳನ್ನು ಸಲ್ಲಿಸುವುದು.

ಸಹಿ/–ಮಹಾಪೌರರು, ಮಹಾನಗರಪಾಲಿಕೆ, ತುಮಕೂರು | ಸಹಿ/– ಉಪಮಹಾಪೌರರು, ಮಹಾನಗರಪಾಲಿಕೆ, ತುಮಕೂರು | ಸಹಿ/–ಅಧ್ಯಕ್ಷರು, ಸಾರ್ವಜನಿಕ ಆರೋಗ್ಯ/ಶಿಕ್ಷಣ ಮತ್ತು ಮಹಾನಗರಪಾಲಿಕೆ, ತುಮಕೂರು | ಸಹಿ/– ಆಯುಕ್ತರು, ಮಹಾನಗರಪಾಲಿಕೆ, ತುಮಕೂರು

DIPR/TUM/159/MCA/2020-21

ಕೋವಿಡ್-19. ಆತಂಕ ಬೇಡ; ಮುನ್ನೆಚ್ಚರಿಕೆ ಇರಲಿ. ಮಾಸ್ಕ್ ಧರಿಸಿ | 6 ಅಡಿ ದೈಹಿಕ ಅಂತರ ಪಾಲಿಸಿ | ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ

ಕರ್ನಾಟಕ ಸರ್ಕಾರ

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ

ಕೆ.ಆರ್. ವೃತ್ತ, ನೃಪತುಂಗ ರಸ್ತೆ, ಬೆಂಗಳೂರು–01. ದೂರವಾಣಿ: 22214350/22270072
ವೆಬ್‌ಸೈಟ್: http://www.schooleducation.kar.nic.in
ಇ–ಮೇಲ್: procpi18@gmail.com, shikshanavarthe@gmail.com

ಸಂಖ್ಯೆ: ಶಿ.ವಾ.ಮು.ಸ. ಟೆಂಡರ್ 01/2021–22 ದಿನಾಂಕ: 13.07.2021

ಇ–ಟೆಂಡರ್ ಪ್ರಕಟಣೆ

ವಿಷಯ: 2021–22ನೇ ಸಾಲಿನ 'ಶಿಕ್ಷಣವಾರ್ತೆ' ಶೈಕ್ಷಣಿಕ ಮಾಸಪತ್ರಿಕೆಯ ಮುದ್ರಣ ಮತ್ತು ಸರಬರಾಜು ಕುರಿತು.

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕ ಶಿಕ್ಷಣ ಇಲಾಖೆಯಡಿ ಕರ್ನಾಟಕ ರಾಜ್ಯದ ವ್ಯಾಪ್ತಿಯಲ್ಲಿ ಬರುವ ಸ್ವಂತ ಮುದ್ರಣಾಲಯ ಹೊಂದಿರುವ ಹಾಗೂ ಮುದ್ರಣ ಮತ್ತು ಸರಬರಾಜಿನಲ್ಲಿ ಆಸಕ್ತಿ ಹೊಂದಿರುವ ಸಂಸ್ಥೆಗಳಿಂದ ಇ–ಪ್ರೊಕ್ಯೂರ್‌ಮೆಂಟ್ ವ್ಯವಸ್ಥೆಯಲ್ಲಿ 2021–22ನೇ ಸಾಲಿನ 'ಶಿಕ್ಷಣವಾರ್ತೆ' ಶೈಕ್ಷಣಿಕ ಮಾಸಪತ್ರಿಕೆಯನ್ನು ಕನ್ನಡ ಭಾಷೆಯಲ್ಲಿ ಮುದ್ರಿಸಿ, ಸರಬರಾಜು ಮಾಡಲು ಟೆಂಡರ್ ಅನ್ನು ಆಹ್ವಾನಿಸಲಾಗಿದೆ.
ಈ ಸಂಬಂಧ ಟೆಂಡರ್ ದಸ್ತಾವೇಜು https://eproc.karnataka.gov.in ಮತ್ತು http://www.schooleducation.kar.nic.in ಗಳಲ್ಲಿ ಲಭ್ಯವಿದೆ.
(1) ಟೆಂಡರ್ ಪ್ರಕ್ರಿಯೆ ಆರಂಭ ದಿನಾಂಕ: 15.07.2021. (2) ಪ್ರಿ ಬಿಡ್ ಸಭೆ ದಿನಾಂಕ: 26.07.2021 ಮಧ್ಯಾಹ್ನ 12:00 ಗಂಟೆಗೆ. (3) ಬಿಡ್ಡುಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮತ್ತು ಸಮಯ: 13.08.2021 ಸಂಜೆ 5:00 ಗಂಟೆ. (4) ತಾಂತ್ರಿಕ ಬಿಡ್ಡುಗಳನ್ನು ತೆರೆಯುವ ದಿನಾಂಕ ಮತ್ತು ಸಮಯ: 16.08.2021 ಬೆಳಿಗ್ಗೆ 11:00 ಗಂಟೆ. (5) ಆರ್ಥಿಕ ಬಿಡ್ಡುಗಳನ್ನು ತೆರೆಯುವ ದಿನಾಂಕ ಮತ್ತು ಸಮಯ: 18.08.2021 ಬೆಳಿಗ್ಗೆ 11:00 ಗಂಟೆ ಅಥವಾ ನಂತರ.

ಸಹಿ/– ಸಹ ನಿರ್ದೇಶಕರು (ಶಾಲಾ ಶಿಕ್ಷಣ), ಆಯುಕ್ತರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಬೆಂಗಳೂರು–01

DIPR/DDU/837/2021-22

ಕೋವಿಡ್-19. ಆತಂಕ ಬೇಡ; ಮುನ್ನೆಚ್ಚರಿಕೆ ಇರಲಿ. ಮಾಸ್ಕ್ ಧರಿಸಿ | 6 ಅಡಿ ದೈಹಿಕ ಅಂತರ ಪಾಲಿಸಿ | ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ

ಕಾರ್ಯನಿರ್ವಾಹಕ ಇಂಜಿನಿಯರ್‌ರವರ ಕಚೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ತುಮಕೂರು
ಇಮೇಲ್:eerwstmk@gmail.com ದೂರವಾಣಿ:0816-2272620
ಸಂಖ್ಯೆಕಾಇಂ/ಗ್ರಾಕು.ನೀ.ನೈ ವಿ/ತುಮ/ಎಇ–1/ಟೆಂಡರ್/2021–22 ದಿನಾಂಕ 09.07.2021

ಅಲ್ಪಾವಧಿ ಟೆಂಡರ್ ಪ್ರಕಟಣೆ ಸಂಖ್ಯೆ: 12/2021–22
(ಇ–ಪ್ರೊಕ್ಯೂರ್‌ಮೆಂಟ್ ಮುಖಾಂತರ)

ಕರ್ನಾಟಕ ರಾಜ್ಯದ ರಾಜ್ಯಪಾಲರ ಪರವಾಗಿ ಐಟಂವಾರು ಟೆಂಡರ್‌ಗಳನ್ನು KW-1,2,3 (ಸ್ಟ್ಯಾಂಡರ್ಡ್ ಟೆಂಡರ್ ಡಾಕ್ಯುಮೆಂಟ್) ಹಾಗೂ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ನಿಯಮಗಳು KTPP Act 1999 and KTPP Rule 2000 ಹಾಗೂ ಇತ್ತೀಚಿನ ತಿದ್ದುಪಡಿ ನಿಬಂಧನೆಗೊಳಪಟ್ಟಂತೆ ಪಂಚಾಯತ್‌ರಾಜ್ ಇಂಜಿನಿಯರಿಂಗ್ ಇಲಾಖೆಯಲ್ಲಿ ಹಾಗೂ ಇ–ಪ್ರೊಕ್ಯೂರ್‌ಮೆಂಟ್ ಪೋರ್ಟಲ್‌ನಲ್ಲಿ ನೊಂದಾಯಿಸಿದ ಅರ್ಹ (ಸಿವಿಲ್) ಗುತ್ತಿಗೆದಾರರುಗಳಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ತುಮಕೂರು ವ್ಯಾಪ್ತಿಯ, 2020–21 ನೇ ಸಾಲಿನ ಜಲಜೀವನ್ ಮಿಷನ್ ಯೋಜನೆಯಡಿ ಅನುಮೋದನೆಯಾಗಿರುವ ತುರುವೇಕೆರೆ ತಾಲ್ಲೂಕಿನ –18, ತುಮಕೂರು ತಾಲ್ಲೂಕಿನ –02 ಕಾಮಗಾರಿಗಳಿಗೆ (ಇಂಡೆಂಟ್ ನಂ.34332, 34346, 34342, 34345, 343346 34331, 34341, 34338, 34329, 34335, 34340, 34337, 34343, 34344, 34339, 34333, 34347, 34160, 34334, 34330), ಟೆಂಡರ್‌ನ್ನು ಇ–ಪ್ರೊಕ್ಯೂರ್‌ಮೆಂಟ್ ಮೂಲಕ ಮಾತ್ರ ಆಹ್ವಾನಿಸಲಾಗಿದೆ.
ಟೆಂಡರ್‌ನಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹ ಗುತ್ತಿಗೆದಾರರು ವೆಬ್‌ಸೈಟ್ www.eproc.karnataka.gov.in ಮುಖಾಂತರ ದಿನಾಂಕ **09.07.2021** ರಿಂದ **23.07.2021**ರ ಸಂಜೆ 5.00 ಗಂಟೆವರೆಗೆ ಫಾರಂ ಫೀ ಹಾಗೂ EMD ಮೊತ್ತವನ್ನು ಸಲ್ಲಿಸಿ ಟೆಂಡರ್‌ಗಳನ್ನು online ಮೂಲಕ Download ಮಾಡಿಕೊಂಡು online ಮೂಲಕ ದಿನಾಂಕ: **23.07.2021** ರ ಸಂಜೆ 5.00 ಗಂಟೆ ಒಳಗಾಗಿ ಸಲ್ಲಿಸಬಹುದಾಗಿದೆ. ಕ್ರಮ ಸಂಖ್ಯೆ 1 ರಿಂದ 18 ರವರೆಗಿನ ಕಾಮಗಾರಿಗಳ ತಾಂತ್ರಿಕ ಹಾಗೂ ಆರ್ಥಿಕ ಬಿಡ್ ತೆರೆಯುವ ದಿನಾಂಕ: **26.07.2021** ಬೆಳಿಗ್ಗೆ 11.00 ಗಂಟೆ ನಂತರ ತೆರೆಯಲಾಗುವುದು. ಹಾಗೂ ಕ್ರಮ ಸಂಖ್ಯೆ 19 ಮತ್ತು 20ರ ಕಾಮಗಾರಿಗಳ ಆರ್ಥಿಕ ಬಿಡ್‌ನ್ನು ದಿನಾಂಕ: **31.07.2021** ಬೆಳಿಗ್ಗೆ 11.00ಗಂಟೆ ನಂತರ ತೆರೆಯಲಾಗುವುದು. ಸದರಿ ಕಾಮಗಾರಿಗಳ ಸಂಪೂರ್ಣ ವಿವರಗಳನ್ನು www.eproc.karnataka.gov.in ನಲ್ಲಿ ಲಾಗ್‌ಇನ್ ಆಗುವ ಮುಖಾಂತರ ಹಾಗೂ ಈ ಕಛೇರಿಯ ಕೆಲಸದ ಅವಧಿಯಲ್ಲಿ ಪಡೆಯಬಹುದಾಗಿರುತ್ತದೆ. ದೂರವಾಣಿ ಸಂಖ್ಯೆ: 0816–2252937. ಟೆಂಡರ್‌ಗೆ ಯಾವುದೇ ಮಾರ್ಪಾಟು, ತಿದ್ದುಪಡಿಗಳ ಮಾಹಿತಿಗಳನ್ನು ಇ–ಪೋರ್ಟಲ್ ಮುಖಾಂತರವೇ ಮಾತ್ರ ಪ್ರಕಟಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ಈ ಕಛೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.

ಸಹಿ/– ಕಾರ್ಯಪಾಲಕ ಇಂಜಿನಿಯರ್, ಗ್ರಾ.ಕು.ನೀ ಮತ್ತು ನೈ ವಿಭಾಗ, ತುಮಕೂರು

DIPR/TMK/154/MCA/2021-22

ಕೋವಿಡ್-19. ಆತಂಕ ಬೇಡ; ಮುನ್ನೆಚ್ಚರಿಕೆ ಇರಲಿ. ಮಾಸ್ಕ್ ಧರಿಸಿ | 6 ಅಡಿ ದೈಹಿಕ ಅಂತರ ಪಾಲಿಸಿ | ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ

ಮಂಗಳೂರು ಮಹಾನಗರ ಪಾಲಿಕೆ

DMA/2021-22/WORK INDENT NO. 118028 ದಿನಾಂಕ: 14.07.2021

ಟೆಂಡರ್ ಪ್ರಕಟಣೆ
E-PROCUREMENT OF KARNATAKA

ಕರ್ನಾಟಕ ಸರ್ಕಾರದ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧ್ಯಾದೇಶ 1999–2000ರ ಪ್ರಕಾರ ಆಕ್ಟ್ 2000ರ ನಿಯಮದಂತೆ ಸ್ಟ್ಯಾಂಡರ್ಡ್ ಟೆಂಡರ್ ಡಾಕ್ಯುಮೆಂಟ್ ಕೆ.ಡಬ್ಲ್ಯೂ ನಿಯಮದನ್ವಯ ಇ–ಪ್ರೊಕ್ಯೂರ್‌ಮೆಂಟ್ ಪೋರ್ಟಲ್ ಮುಖಾಂತರ ಈ ಕೆಳಗೆ ಸೂಚಿಸಿರುವ ಕಾಮಗಾರಿಯನ್ನು 2020–21ನೇ ಸಾಲಿನ 15ನೇ ಹಣಕಾಸು ಯೋಜನೆ ಅನುದಾನ ನಿರ್ವಹಿಸುವ ಬಗ್ಗೆ ಟೆಂಡರ್‌ನ್ನು ಆಹ್ವಾನಿಸಲಾಗಿದೆ. ಟೆಂಡರ್ ಸಲ್ಲಿಸಲು ಕೊನೆಯ **ದಿನಾಂಕ 31.07.2021 ಅಪರಾಹ್ನ 4.00 ಗಂಟೆ**. ಅರ್ಹ ಗುತ್ತಿಗೆದಾರರು ಇ–ಪ್ರೊಕ್ಯೂರ್ ಮೆಂಟ್ ಪೋರ್ಟಲ್ https://eproc.karnataka.gov.in ಮುಖಾಂತರ ಹೆಚ್ಚಿನ ವಿವರವನ್ನು ಪಡೆಯಬಹುದು.

ಕ್ರ ಸಂ	ಕೆಲಸದ ಹೆಸರು	ಟೆಂಡರ್‌ಗಿರಿಸಿದ ಮೊತ್ತ (ಲಕ್ಷಗಳಲ್ಲಿ)
1	ಮಂಗಳೂರು ಮಹಾನಗರಪಾಲಿಕೆ ಅಧೀನದ ತುಂಬೆ ಹೆಚ್.ಎಲ್.ಪಿ.ಎಸ್–2 ರೇಚಕ ಸ್ಥಾವರದ ಫಿಲ್ಟರ್‌ಬೆಡ್ ನವೀಕರಣ ಕಾಮಗಾರಿ(ಫಿಲ್ಟರ್ ಬೆಡ್ ನಂ.3, 4, 5) (Indent No.118028)	89.27

ಸಹಿ/– ಕಾರ್ಯಪಾಲಕ ಅಭಿಯಂತರರು, ಮಹಾನಗರಪಾಲಿಕೆ, ಮಂಗಳೂರು

ಕರ್ನಾಟಕ ಸರ್ಕಾರ

ಲೋಕೋಪಯೋಗಿ ಇಲಾಖೆ
ಕಾರ್ಯಪಾಲಕ ಇಂಜಿನಿಯರ್‌ರವರ ಕಛೇರಿ, ಮೈಸೂರು ವಿಭಾಗ, ಮೈಸೂರು.

www:eemys@kpwd.gov.in ದೂರವಾಣಿ ಸಂಖ್ಯೆ/ಫ್ಯಾಕ್ಸ್ ನಂ: 08212420810

ಅಲ್ಪಾವಧಿ ಐಟಂವಾರ್ ಟೆಂಡರು ಅಧಿಸೂಚನೆ ಸಂ. 10/2021-22; ದಿನಾಂಕ: 13.07.2021

ಕರ್ನಾಟಕ ರಾಜ್ಯಪಾಲರ ಪರವಾಗಿ ಮೈಸೂರು ಲೋಕೋಪಯೋಗಿ ಇಲಾಖೆ, ಮೈಸೂರು ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ರವರಿಂದ **ಮೈಸೂರು ತಾಲ್ಲೂಕಿನಲ್ಲಿ ಕಾಮಗಾರಿಗಳಿಗೆ** ಕೆ.ಡಬ್ಲ್ಯೂ–4 ನಿಬಂಧನೆ ಮತ್ತು ಷರತ್ತುಗಳನ್ವಯ ಐಟಂವಾರು ಟೆಂಡರ್‌ನ್ನು ಇ–ಪ್ರೊಕ್ಯೂರ್‌ಮೆಂಟ್ ಪೋರ್ಟಲ್‌ನಲ್ಲಿ (http://eproc.karnataka.gov.in) ಹೊರಡಿಸಲಾಗಿದ್ದು, ಸದರಿ ಅಧಿಸೂಚನೆಯ ಕಾಮಗಾರಿಗೆ **ಟೆಂಡರ್ ಸಲ್ಲಿಸಲು ಕೊನೆಯ ದಿನಾಂಕ:13.08.2021ರ ಸಂಜೆ: 16.00 ಗಂಟೆ** ಆಗಿರುತ್ತದೆ. ಕನಿಷ್ಠ ಟೆಂಡರ್‌ಗಿಟ್ಟ ಮೊತ್ತ ರೂ. 204.70 ಲಕ್ಷಗಳು ಮತ್ತು ಗರಿಷ್ಠ ಟೆಂಡರ್‌ಗಿಟ್ಟ ಮೊತ್ತ ರೂ. 648.37 ಲಕ್ಷಗಳು ಹಾಗೂ ಕನಿಷ್ಠ ಇ.ಎಂ.ಡಿ ರೂ. 3.07 ಲಕ್ಷ ಮತ್ತು ಗರಿಷ್ಠ ಇ.ಎಂ.ಡಿ ರೂ. 9.73 ಲಕ್ಷಗಳಾಗಿರುತ್ತದೆ. 2ನೇ **ದರ್ಜೆ ಮತ್ತು ಮೇಲ್ಪಟ್ಟ ಗುತ್ತಿಗೆದಾರರು** ಇ–ಪ್ರೊಕ್ಯೂರ್‌ಮೆಂಟ್‌ನಲ್ಲಿ ನೊಂದಾಯಿಸಿರುವವರು ಭಾಗವಹಿಸಬಹುದು. ಕಾಮಗಾರಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ಬೇಕಾಗಿದ್ದಲ್ಲಿ ಕಛೇರಿಯ ಇ–ಮೇಲ್ (eemys@kpwd.gov.in) ಮೂಲಕ ಪಡೆಯಬಹುದು. ಟೆಂಡರ್ ಪ್ರಕಟಣೆಯಲ್ಲಿ ಯಾವುದೇ ತಿದ್ದುಪಡಿ ಅಥವಾ ಮಾರ್ಪಾಡುಗಳಾದಲ್ಲಿ ಇ–ಪ್ರೊಕ್ಯೂರ್‌ಮೆಂಟ್ ಪೋರ್ಟಲ್‌ನಲ್ಲಿ (http://eproc.karnataka.gov.in) ಮೂಲಕ ಮಾತ್ರ ಪ್ರಕಟಿಸಲಾಗುವುದು.

ಕಾರ್ಯಪಾಲಕ ಇಂಜಿನಿಯರ್,
ಲೋಕೋಪಯೋಗಿ ಇಲಾಖೆ,
ಮೈಸೂರು ವಿಭಾಗ, ಮೈಸೂರು.

ತುಮಕೂರು ವಿಶ್ವವಿದ್ಯಾನಿಲಯ

ವಿಶ್ವವಿದ್ಯಾನಿಲಯ ಕಾರ್ಯಾಲಯ, ತುಮಕೂರು–572 103,
ದೂರವಾಣಿ : 0816–2254546
ಸಂಖ್ಯೆ:TUT/DEV/VGST/LE/2021-22/3728/Call-3 Dated :13.07.2021

ಮರು ಟೆಂಡರ್ ಪ್ರಕಟಣೆ (ಇ–ಪೋರ್ಟಲ್ ಮುಖಾಂತರ)

ತುಮಕೂರು ವಿಶ್ವವಿದ್ಯಾನಿಲಯಕ್ಕೆ Vision Group on Science and Technology (VGST) ಯಿಂದ ಮಂಜೂರಾಗಿರುವ ಸಂಶೋಧನಾ ಯೋಜನೆಯಡಿಯಲ್ಲಿ ಪ್ರಾಯೋಗಿಕ ಉಪಕರಣಗಳನ್ನು ಸರಬರಾಜು ಪಡೆಯಲು ಅರ್ಹ ಟೆಂಡರ್‌ದಾರರಿಂದ ಮರು ಟೆಂಡರ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇ–ಪ್ರೊಕ್ಯೂರ್‌ಮೆಂಟ್ ಮುಖಾಂತರ ಅರ್ಜಿ ಸಲ್ಲಿಸುವ ದಿನಾಂಕಗಳ ವಿವರಗಳು

ಟೆಂಡರ್ ಶೀರ್ಷಿಕೆ	ಪ್ರಾರಂಭದ ದಿನಾಂಕ	ಕೊನೆಯ ದಿನಾಂಕ	ತಾಂತ್ರಿಕ & ಆರ್ಥಿಕ ಬಿಡ್ ತೆರೆಯುವ ದಿನಾಂಕ
Tand for Supply and Installation of Laboratory Equipment's under VGST Projest DOS&R in Bio-Chemistry, Tumkur University, Tumkur	15.07.2021	16.08.2021	18.08.2021

ಟೆಂಡರ್ ಮೌಲ್ಯ ಮತ್ತು ಇ.ಎಂ.ಡಿ ವಿವರಗಳನ್ನು ಇ–ಪ್ರೊಕ್ಯೂರ್‌ಮೆಂಟ್ ವೆಬ್‌ಸೈಟ್ www.eproc.karnataka.gov.in ವೀಕ್ಷಿಸಿ, ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಈ ಕೆಳಕಂಡ ಅಧಿಕಾರಿಯ ಕಚೇರಿಯಲ್ಲಿ ಸಂಪರ್ಕಿಸುವುದು.

ಸಹಿ/– ಕುಲಸಚಿವರು, ತುಮಕೂರು ವಿಶ್ವವಿದ್ಯಾನಿಲಯ, ತುಮಕೂರು

ಗಿರಿಧಾಮ, ಮಾರುಕಟ್ಟೆಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ: ಕ್ರಮಕ್ಕೆ ಸೂಚನೆ

ನವದೆಹಲಿ (ಪಿಟಿಐ): ಗಿರಿಧಾಮಗಳು, ಮಾರುಕಟ್ಟೆ ಪ್ರದೇಶಗಳು ಸೇರಿದಂತೆ ದೇಶದ ವಿವಿಧೆಡೆ ಕೋವಿಡ್ –19 ನಿಯಮಗಳನ್ನು ಉಲ್ಲಂಘಿಸಲಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಗೃಹಸಚಿವಾಲಯವು ಬುಧವಾರ ಸೂಚನೆ ನೀಡಿದೆ.

ಈ ಬಗ್ಗೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಗಳಿಗೆ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು, 'ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲೂ ಕೋವಿಡ್ ನಿಯಮಗಳನ್ನು ಪಾಲಿಸುತ್ತಿಲ್ಲ. ಗಿರಿಧಾಮಗಳು ಮತ್ತು ಮಾರುಕಟ್ಟೆ ಪ್ರದೇಶಗಳಲ್ಲಿ ಜನರು ಭಾರಿ ಸಂಖ್ಯೆಯಲ್ಲಿ ಗುಂಪುಗೂಡುತ್ತಿದ್ದು, ದೈಹಿಕ ಅಂತರವನ್ನೇ ಮರೆತಿದ್ದಾರೆ. ಕೋವಿಡ್‌ನ 2ನೇ ಅಲೆ ಇನ್ನೂ ಮುಕ್ತಾಯವಾಗಿಲ್ಲ ಎಂಬುದನ್ನು ಪ್ರತಿಯೊಬ್ಬರೂ ನೆನಪಿನಲ್ಲಿಡಬೇಕು. ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು' ಎಂದಿದ್ದಾರೆ.

'ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದ್ದರಿಂದ ಬಹುತೇಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಆರ್ಥಿಕ ಚಟುವಟಿಕೆಗಳನ್ನು ಪುನರಾರಂಭಿಸಿವೆ. ಆದರೆ, ಕೋವಿಡ್ ನಿಯಮ ಸಡಿಲಿಕೆ ಮಾಡುವಾಗ ಎಚ್ಚರಿಕೆಯ ಕ್ರಮಗಳನ್ನೂ ಗಮನದಲ್ಲಿರಿಸಿಕೊಳ್ಳಬೇಕು' ಎಂದು ಅಜಯ್ ಸಲಹೆ ನೀಡಿದ್ದಾರೆ.

ಅಮೆರಿಕ: ಕೋವಿಡ್ ಮತ್ತೆ ಏರಿಕೆ

ವಾಷಿಂಗ್ಟನ್: ಕೋವಿಡ್ ವಿರುದ್ಧದ ಯುದ್ಧವನ್ನು ಇನ್ನೇನು ಗೆದ್ದುಬಿಟ್ಟೆವು ಎಂಬ ವಿಶ್ವಾಸದಲ್ಲಿದ್ದ ಅಮೆರಿಕಗೆ ಕೊರೊನಾ ಮತ್ತೆ ಶಾಕ್ ನೀಡಿದ್ದು, ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ.

ವೇಗವಾಗಿ ಹರಡುವ ಡೆಲ್ಟಾ ರೂಪಾಂತರ ತಳಿಯಿಂದಾಗಿ ದೈನಂದಿನ ಪ್ರಕರಣಗಳು ಮೂರು ವಾರಕ್ಕೆ ದ್ವಿಗುಣಗೊಳ್ಳುತ್ತಿವೆ.

ಶೇ 40ಕ್ಕೂ ಅಧಿಕ ಹೋಟೆಲ್‌ಗಳು ಬಂದ್

ಮುಂಬೈ: ಕೋವಿಡ್–19 ಪಿಡುಗಿನಿಂದ ಮಹಾರಾಷ್ಟ್ರದ ಹೋಟೆಲ್ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಕಳೆದ 15 ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ಶೇ 40ಕ್ಕಿಂತ ಅಧಿಕ ಹೋಟೆಲ್‌ಗಳು ಮುಚ್ಚಿವೆ.

'ಕೋವಿಡ್ ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಗೊಳಿಸಲಾಯಿತು. ಇದರಿಂದ ಹೋಟೆಲ್ ಉದ್ಯಮಿಗಳು ಭಾರಿ ನಷ್ಟ ಅನುಭವಿಸಿದರು. ಈ ಕಾರಣದಿಂದ ಶೇ 40ಕ್ಕೂ ಅಧಿಕ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳನ್ನು ಶಾಶ್ವತವಾಗಿ ಮುಚ್ಚಲಾಗಿದೆ' ಎಂದು ಪಶ್ಚಿಮ ಭಾರತ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ಸಂಘದ (ಎಚ್‌ಆರ್‌ಎಡಬ್ಲ್ಯುಐ) ಅಧ್ಯಕ್ಷ ಶೆರ್ರಿ ಭಾಟಿಯಾ ಹೇಳಿದರು.

'ನಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಗೃಹ ಸಚಿವ ದಿಲೀಪ್ ವಲ್ಸೆಪಾಟೀಲ್, ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ, ಮುಖ್ಯಕಾರ್ಯದರ್ಶಿ ಸೀತಾರಾಂ ಕುಂಟೆ, ಪ್ರಧಾನ ಕಾರ್ಯದರ್ಶಿ ವಲ್ಸಾ ನಾಯರ್ ಸಿಂಗ್ ಅವರಿಗೆ ಸಲ್ಲಿಸಿದ್ದೇವೆ' ಎಂದರು.

Infosys® Navigate your next

Infosys Limited

Regd. office: Electronics City, Hosur Road, Bengaluru 560 100, India.

CIN: L85110KA1981PLC013115
Website: www.infosys.com
Email: investors@infosys.com
T: 91 80 2852 0261
F: 91 80 2852 0362

Q1 FY 22 Financial Results

Extract of the consolidated audited financial results of Infosys Limited and its subsidiaries for the quarter ended June 30, 2021, prepared in compliance with the Indian Accounting Standards (Ind-AS)

(in ₹ crore, except per equity share data)

Particulars	Quarter ended June 30, 2021	Year ended March 31, 2021	Quarter ended June 30, 2020
Revenue from operations	**27,896**	**1,00,472**	**23,665**
Profit before tax	7,176	26,628	5,792
Profit for the period	5,201	19,423	4,272
Total comprehensive income for the period (comprising profit for the period after tax and other comprehensive income after tax)	5,502	19,729	4,630
Profit attributable to:			
Owners of the Company	5,195	19,351	4,233
Non-controlling interest	6	72	39
	5,201	**19,423**	**4,272**
Total comprehensive income attributable to:			
Owners of the Company	5,491	19,651	4,586
Non-controlling interest	11	78	44
	5,502	**19,729**	**4,630**
Paid-up share capital (par value ₹5/- each fully paid)	2,122	2,124	2,122
Other equity*#	74,227	74,227	63,328
Earnings per share (par value ₹5/- each)**			
Basic (₹)	12.24	45.61	9.98
Diluted (₹)	12.21	45.52	9.97

* Balances for the quarter ended June 30, 2021 and June 30, 2020 represent balances as per the audited Balance Sheet for the year ended March 31, 2021 and March 31, 2020, respectively as required by SEBI (Listing and Other Disclosure Requirements) Regulations, 2015.

** EPS is not annualized for the quarter ended June 30, 2021 and quarter ended June 30, 2020.

Excludes non-controlling interest

1. **Notes**

a) The audited interim condensed consolidated financial statements for the quarter ended June 30, 2021 have been taken on record by the Board of Directors at its meeting held on July 14, 2021. **The statutory auditors, Deloitte Haskins & Sells LLP, have expressed an unmodified audit opinion**. The information presented above is extracted from the audited interim condensed consolidated financial statements. These interim condensed consolidated financial statements are prepared in accordance with the Indian Accounting Standards (Ind-AS) as prescribed under Section 133 of the Companies Act, 2013, read with Rule 3 of the Companies (Indian Accounting Standards) Rules, 2015 and relevant amendment rules thereafter.

b) **Buyback of Equity Shares**

The shareholders approved the proposal of buyback of equity shares recommended by its Board of Directors in the Annual General Meeting held on June 19 , 2021. At the Maximum Buyback Price of ₹1,750/- per equity share and the Maximum Buyback Size of ₹9,200 crore the indicative maximum number of equity shares bought back would be 5,25,71,428 Equity Shares (Maximum Buyback Shares) comprising approximately 1.23% of the paid-up equity share capital of the Company as of March 31, 2021(on a standalone basis). The buyback was offered to all eligible equity shareholders of the Company (other than the Promoters, the Promoter Group and Persons in Control of the Company) under the open market route through the stock exchange. The Company will fund the buyback from its free reserves. The buyback of equity shares through the stock exchange commenced on June 25, 2021 and is expected to be completed on or before December 24, 2021.

During the quarter ended June 30, 2021 43,90,000 equity shares were purchased from the stock exchange which includes 22,04,000 shares that have been purchased but not extinguished as of June 30, 2021. In accordance with Section 69 of the Companies Act, 2013, during the quarter ended June 30, 2021 , the Company has created a 'Capital Redemption Reserve' of ₹2 crore equal to the nominal value of the shares bought back as an appropriation from the general reserve. Subsequent to the three months ended June 30, 2021, the Company additionally purchased 54,38,000 shares. The total number of shares purchased till date is 98,28,000, amounting to ₹1,542 crore, excluding transaction costs and buyback tax.

c) **Estimation of uncertainties relating to the global health pandemic from COVID-19 ("COVID-19"):**

The Group has considered the possible effects that may result from COVID-19 in the preparation of these interim condensed consolidated financial statements, including the recoverability of carrying amounts of financial and non-financial assets. In developing the assumptions relating to the possible future uncertainties in the global economic conditions because of this pandemic, the Group has, at the date of approval of these condensed financial statements, used internal and external sources of information including credit reports and related information and economic forecasts and expects that the carrying amount of these assets will be recovered. The impact of COVID-19 on the Group's financial statements may differ from that estimated as at the date of approval of these interim condensed consolidated financial statements.

2. **Information on dividends for the quarter ended June 30, 2021**

For financial year 2021, the Board recommended a final dividend of ₹15/- (par value of ₹5/- each) per equity share. The same was approved by the shareholders in the Annual General Meeting of the Company held on June 19, 2021 and was paid on June 25, 2021.

(in ₹)

Particulars	Quarter ended June 30, 2021	Year ended March 31, 2021	Quarter ended June 30, 2020
Dividend per share (par value ₹5/- each)			
Interim dividend	–	12.00	–
Final dividend	–	15.00	–

3. **Audited financial results of Infosys Limited (Standalone information)**

(in ₹ crore)

Particulars	Quarter ended June 30, 2021	Year ended March 31, 2021	Quarter ended June 30, 2020
Revenue from operations	23,714	85,912	20,325
Profit before tax	6,493	24,477	5,378
Profit for the period	4,723	18,048	4,008

The above is an extract of the detailed format of quarterly audited financial results filed with stock exchanges under Regulation 33 of the SEBI (Listing and Other Disclosure Requirements) Regulations, 2015. The full format of the quarterly audited financial results are available on the stock exchange websites, www.nseindia.com and www.bseindia.com, and on the Company's website, www.infosys.com.

By order of the Board
for Infosys Limited
Sd/-
Salil Parekh
Chief Executive Officer and Managing Director

Bengaluru, India
July 14, 2021

Certain statements in this release concerning our future growth prospects, financial expectations and plans for navigating the COVID-19 impact on our employees, clients and stakeholders are forward-looking statements intended to qualify for the 'safe harbor' under the Private Securities Litigation Reform Act of 1995, which involve a number of risks and uncertainties that could cause actual results to differ materially from those in such forward-looking statements. The risks and uncertainties relating to these statements include, but are not limited to, risks and uncertainties regarding COVID-19 and the effects of government and other measures seeking to contain its spread, risks related to an economic downturn or recession in India, the United States and other countries around the world, changes in political, business, and economic conditions, fluctuations in earnings, fluctuations in foreign exchange rates, our ability to manage growth, intense competition in IT services including those factors which may affect our cost advantage, wage increases in India, our ability to attract and retain highly skilled professionals, time and cost overruns on fixed-price, fixed-time frame contracts, client concentration, restrictions on immigration, industry segment concentration, our ability to manage our international operations, reduced demand for technology in our key focus areas, disruptions in telecommunication networks or system failures, our ability to successfully complete and integrate potential acquisitions, liability for damages on our service contracts, the success of the companies in which Infosys has made strategic investments, withdrawal or expiration of governmental fiscal incentives, political instability and regional conflicts, legal restrictions on raising capital or acquiring companies outside India, unauthorized use of our intellectual property and general economic conditions affecting our industry and the outcome of pending litigation and government investigation. Additional risks that could affect our future operating results are more fully described in our United States Securities and Exchange Commission filings including our Annual Report on Form 20-F for the fiscal year ended March 31, 2021. These filings are available at www.sec.gov. Infosys may, from time to time, make additional written and oral forward-looking statements, including statements contained in the Company's filings with the Securities and Exchange Commission and our reports to shareholders. The Company does not undertake to update any forward-looking statements that may be made from time to time by or on behalf of the Company unless it is required by law.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಪ್ರೀಮಿಯಂ ಪ್ಲಾಟಿನಂ ಹಾಗೂ ಪ್ರೀಮಿಯಂ ನಿವೇಶನಗಳ ಇ-ಹರಾಜು

ಮೈಸೂರುನಲ್ಲಿ
ಮೈಸೂರು ನಿರ್ಮಿಸಿ

80/60/40/30 ಅಡಿ ರಸ್ತೆಗಳಲ್ಲಿರುವ / ಮೂಲೆ / ಮಧ್ಯಂತರ ನಿವೇಶನಗಳು / ಮನೆಗಳನ್ನು ಇ-ಹರಾಜಿನಲ್ಲಿ ನಿಮ್ಮದಾಗಿಸಿಕೊಳ್ಳಲು ಸುಸಂದರ್ಭ. ಭಾಗವಹಿಸಲಿಚ್ಛಿಸುವವರಿಗೆ ಸೂಕ್ತ ಮಾಹಿತಿ ನೀಡಲು ಮುಡಾ ಕಚೇರಿಯಲ್ಲಿ ನುರಿತ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಸಾರ್ವಜನಿಕರು ಸಂಪರ್ಕಿಸಬಹುದಾಗಿದೆ.

ಇ-ಹರಾಜಿನಲ್ಲಿ ಪಾಲ್ಗೊಳ್ಳಲು ಆಸಕ್ತಿಯುಳ್ಳವರು ಇಎಂಡಿ ಪಾವತಿಸಲು ಕೊನೆ ದಿನಾಂಕ ಮತ್ತು ಸಮಯ ಹಾಗೂ ಬಿಡ್ಡಿಂಗ್‌ಕೊನೆಯಾಗುವ ದಿನಾಂಕ ಮತ್ತು ಸಮಯ

ನಿವೇಶನಗಳ ಕ್ರಮ ಸಂಖ್ಯೆ	ಇ.ಎಂ.ಡಿ ಪಾವತಿಸುವ ಕೊನೆಯ ದಿನಾಂಕ	ಬಿಡ್ಡಿಂಗ್ ಕೊನೆಗೊಳ್ಳುವ ದಿನಾಂಕ
1 ರಿಂದ 75	19.07.2021 18:00	22.07.2021 07:30
76 ರಿಂದ 150	22.07.2021 18:00	27.07.2021 07:30
151 ರಿಂದ 225	26.07.2021 18:00	28.07.2021 07:30
226 ರಿಂದ 308	26.07.2021 18:00	29.07.2021 07:30
ಸಮಯ : ಆಯಾ ದಿನಾಂಕಗಳ ಸಂಜೆ 07:30 ಗಂಟೆ		

ಇ-ಹರಾಜನ್ನು ತೆರೆಯುವ ಹಾಗೂ ನೇರ ಬಿಡ್ಡಿಂಗ್ ಆರಂಭಿಸುವ ದಿನಾಂಕ : 09-07-2021 ಸಮಯ : 18:00 ಗಂಟೆ ನಂತರ

- ವಿಜಯನಗರ 2,3 ಮತ್ತು 4ನೇ ಹಂತ
- ದೇವನೂರು 1,2 ಮತ್ತು 3ನೇ ಹಂತ
- ದಟ್ಟಗಳ್ಳಿ ಹೆಚ್ ಬ್ಲಾಕ್ (ರಾಮಕೃಷ್ಣನಗರ)
- ದಟ್ಟಗಳ್ಳಿ 2 ಮತ್ತು 3ನೇ ಹಂತ
- ಜಯಲಕ್ಷ್ಮೀಪುರಂ
- ಹೆಬ್ಬಾಳು 1 ಮತ್ತು 2ನೇ ಹಂತ
- ಹಂಚ್ಯಾ - ಸಾತಗಳ್ಳಿ 'ಬಿ' ವಲಯ
- ಸಾತಗಳ್ಳಿ 1ನೇ ಹಂತ
- ಶ್ರೀರಾಂಪುರ 3ನೇ ಹಂತ
- ಜೆ.ಪಿ.ನಗರ 1,2 ಮತ್ತು 3ನೇ ಹಂತ
- ವಸಂತನಗರ

ಇ- ಹರಾಜಿನಲ್ಲಿ ನೇರವಾಗಿ ಭಾಗವಹಿಸಲು
ನಮ್ಮ ಸಂಪರ್ಕ: eproc.karnataka.gov.in, support@helpdesk.com
+91 80-46010000 / +91 80-22631200
ಹೆಚ್ಚಿನ ಮಾಹಿತಿಗಾಗಿ: mudamysore.gov.in, mudamysore@gmail.com
ಹೆಚ್ಚಿನ ಮಾಹಿತಿಗಾಗಿ: ಕಛೇರಿ ವೇಳೆಯಲ್ಲಿ ಈ ಕೆಳಕಂಡ ಹರಾಜು ಶಾಖೆಯ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ
ಮೊಬೈಲ್ ಹಾಗೂ ವಾಟ್ಸ್‌ಆಪ್: 8884000752/8884000753 ಮೊಬೈಲ್:8884000791/8884000794
ಮಧ್ಯವರ್ತಿಗಳ ಹಾವಳಿಯಿಲ್ಲ, ದಾಖಲೆಗಳ ಸಂದೇಹವಿಲ್ಲ, ಬ್ಯಾಂಕ್‌ನಲ್ಲಿ ಸುಲಭ ಸಾಲಸೌಲಭ್ಯ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ

ಕೌಶಲ್ಯ ಕರ್ನಾಟಕ
ಕರ್ನಾಟಕ ಸರ್ಕಾರ

ಶ್ರೀ ಬಿ.ಎಸ್.ಯಡಿಯೂರಪ್ಪ
ಸನ್ಮಾನ್ಯ ಮುಖ್ಯಮಂತ್ರಿಗಳು

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ

ವಿಶ್ವ ಯುವ ಕೌಶಲ್ಯ ದಿನಾಚರಣೆ–2021

ದಿನಾಂಕ: 15-07-2021,
ಗುರುವಾರ
ಬೆಳಗ್ಗೆ 10.00 ಗಂಟೆಗೆ
ಸ್ಥಳ: ಬ್ಯಾಂಕ್ವೆಟ್ ಹಾಲ್,
ವಿಧಾನಸೌಧ, ಬೆಂಗಳೂರು

ಡಾ|| ಸಿ. ಎನ್. ಅಶ್ವಥ್ ನಾರಾಯಣ್
ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಸಚಿವರು,
ಉನ್ನತ ಶಿಕ್ಷಣ, ಐ.ಟಿ.–ಬಿ.ಟಿ, ವಿಜ್ಞಾನ ಮತ್ತು ತಂತ್ರಜ್ಞಾನ,
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,
ರವರು ತರಬೇತುದಾರರೊಂದಿಗೆ ಸಂವಾದಿಸುತ್ತಿರುವುದು.

150 ಸರ್ಕಾರಿ ITI ಗಳ ಉನ್ನತೀಕರಣದ ಕುರಿತು ಜಾಗೃತಿ ಚಟುವಟಿಕೆಗಳಿಗೆ ಚಾಲನೆ.
ಪ್ರಖ್ಯಾತ ಕಂಪನಿಗಳೊಂದಿಗೆ ತರಬೇತಿ ಒಡಂಬಡಿಕೆಗಳಿಗೆ ಸಹಿ.
ಇಲಾಖೆಯ ಯೋಜನೆಗಳ ಕಿರು ಚಿತ್ರ ಬಿಡುಗಡೆ.
ಯಶಸ್ವಿ ಕೌಶಲ್ಯ ತರಬೇತಿದಾರರಿಗೆ, ತರಬೇತಿ ಸಂಸ್ಥೆಗಳಿಗೆ ಮತ್ತು ಉದ್ಯಮದಾರರಿಗೆ ಸನ್ಮಾನ.

KSDC KGTTI Excellence through skills GTTC DAY-NULM Deendayal Antyodaya Yojana-National Urban Livelihoods Mission

Department of Employment and Training
Karnataka Skill Development Corporation
NLM - National Livelihood Mission-Karnataka
GTTC - Government Tool Room and Training Centre
KGTTI - Karnataka German Technical Training Institute
CEDOK - Centre for Entrepreneurship Development of Karnataka
Dr. C.N. Ashwathnarayan

ಡಾ|| ಎಸ್.ಸೆಲ್ವಕುಮಾರ್, ಭಾ.ಆ.ಸೇ.,
ಸರ್ಕಾರದ ಕಾರ್ಯದರ್ಶಿಗಳು, ಕೌಶಲ್ಯಾಭಿವೃದ್ಧಿ,
ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ

ಕೋವಿಡ್-19. ಆತಂಕ ಬೇಡ; ಮುನ್ನೆಚ್ಚರಿಕೆ ಇರಲಿ.
ಮಾಸ್ಕ್ ಧರಿಸಿ | 6 ಅಡಿ ದೈಹಿಕ ಅಂತರ ಪಾಲಿಸಿ | ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ

"ನಮ್ಮ ವೈವಿಧ್ಯಮಯ ಸಂಸ್ಕೃತಿ ಮತ್ತು ಪರಂಪರೆಯನ್ನು ಗೌರವಿಸುವುದು ಮತ್ತು ಕಾಪಾಡುವುದು"
–ಪ್ರತಿಯೊಬ್ಬ ಭಾರತೀಯನ ಸಂವಿಧಾನಬದ್ಧ ಮೂಲಭೂತ ಕರ್ತವ್ಯ.

DIPR/KSDC/37/2021-22

15X20 ಅಡಿ ವಿಸ್ತೀರ್ಣದಲ್ಲಿ ಕಟ್ಟಡ ನಿರ್ಮಾಣ • ಜಲಮಂಡಳಿ ಕಾಮಗಾರಿ ವೇಳೆ ಹಾನಿ

ವಾಲಿದ ಕಟ್ಟಡ: ನಿಯಮ ಉಲ್ಲಂಘನೆ?

ಪ್ರಜಾವಾಣಿ ವಾರ್ತೆ

ಬೆಂಗಳೂರು: ಗೋವಿಂದರಾಜನಗರ ಕ್ಷೇತ್ರ ವ್ಯಾಪ್ತಿಯ ವಾರ್ಡ್ ಸಂಖ್ಯೆ 106ರಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡವೊಂದು ವಾಲಿದೆ. ನಿಯಮಗಳನ್ನು ಗಾಳಿಗೆ ತೂರಿ ಕಟ್ಟಡ ನಿರ್ಮಿಸಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ.

ಮಾಗಡಿ ರಸ್ತೆಯಲ್ಲಿನ ಕಾಳಮ್ಮನ ದೇವಸ್ಥಾನದ ತಿರುವಿನಲ್ಲಿರುವ ಈ ಕಟ್ಟಡವು ಜಲಮಂಡಳಿಯಿಂದ ಕೈಗೆತ್ತಿಕೊಳ್ಳಲಾಗಿದ್ದ ಕಾಮಗಾರಿಯ ನಂತರ ಎರಡು ಇಂಚು ಪಕ್ಕಕ್ಕೆ ವಾಲಿದೆ. ಆದರೆ, ಕೇವಲ 15X20 ಅಡಿ ವಿಸ್ತೀರ್ಣದಲ್ಲಿ ನಾಲ್ಕು ಅಂತಸ್ತುಗಳನ್ನು ಈ ಕಟ್ಟಡ ಹೊಂದಿದ್ದು, ಇಷ್ಟು ಕಡಿಮೆ ಜಾಗದಲ್ಲಿ ನಾಲ್ಕು ಮಹಡಿಗಳನ್ನು ನಿರ್ಮಿಸಲು ಅನುಮತಿ ಸಿಕ್ಕಿದ್ದು ಹೇಗೆ ಎಂಬ ಪ್ರಶ್ನೆಯೂ ಉದ್ಭವಿಸಿದೆ.

ಕಾಮಗಾರಿ ವೇಳೆ ಕಟ್ಟಡದ ಪಾಯ ಕಿತ್ತು ಬಂದಿದ್ದು, ಕಟ್ಟಡವು ಬೀಳದಂತೆ ಕಬ್ಬಿಣದ ಕಂಬಿಗಳನ್ನು ಅಳವಡಿಸಲಾಗಿದೆ. ಅಕ್ಕಪಕ್ಕದಲ್ಲಿಯೇ ಹಲವು ಮನೆಗಳು ಇವೆ.

'ಮಳೆ ನೀರುಗಾಲುವೆಯ ಪಕ್ಕದಲ್ಲಿಯೇ ಈ ಕಟ್ಟಡ ನಿರ್ಮಿಸಲಾಗಿದೆ. ಇಲ್ಲಿ ಕಟ್ಟಡ ನಿರ್ಮಾಣವಾಗುವುದಕ್ಕೆ ಮೊದಲೇ ಜಲಮಂಡಳಿಯ ಒಳಚರಂಡಿ ಪೈಪ್‌ಗಳನ್ನು ಅಳವಡಿಸಲಾಗಿದೆ. ಅಲ್ಲಿಯ ಹಳೆಯ ಪೈಪ್‌ಗಳನ್ನು ತೆಗೆದು ಹೊಸ ಪೈಪ್‌ಗಳನ್ನು ಹಾಕುವ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಈ ಕಾಮಗಾರಿಯ ನಂತರವೇ ಕಟ್ಟಡಕ್ಕೆ ಸಮಸ್ಯೆಯಾಗಿದೆ ಎನ್ನುವುದು ಹೌದು. ಕಟ್ಟಡದಲ್ಲಿದ್ದವರನ್ನು ಕೂಡಲೇ ಸ್ಥಳಾಂತರಿಸಲಾಗಿದೆ. ಕೆಲವು ದುರಸ್ತಿ ಕಾರ್ಯ ಕೈಗೊಂಡರೆ ಎಲ್ಲವೂ ಸರಿಯಾಗುತ್ತದೆ ಎಂದು ಎಂಜಿನಿಯರ್‌ಗಳು ಹೇಳಿದ್ದಾರೆ' ಎಂಬುದಾಗಿ ಜಲಮಂಡಳಿ ಅಧ್ಯಕ್ಷ ಎನ್. ಜಯರಾಂ 'ಪ್ರಜಾವಾಣಿ'ಗೆ ತಿಳಿಸಿದರು.

'ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಎಂಜಿನಿಯರ್‌ಗಳು ಬಂದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅವರ ವರದಿ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು' ಎಂದೂ ಅವರು ಹೇಳಿದರು.

ವಾಲಿರುವ ಕಟ್ಟಡ ಬೀಳದಂತೆ ಕಂಬಿಗಳನ್ನು ಆಸರೆಯಾಗಿ ಇಟ್ಟಿರುವುದು

'ಅರ್ಧ ಸೈಟ್‌ಗಿಂತ ಕಡಿಮೆ ಜಾಗದಲ್ಲಿ ದೊಡ್ಡ ಕಟ್ಟಡ ನಿರ್ಮಿಸಲಾಗಿದೆ. ಅಡಿಪಾಯಕ್ಕೆ ಸ್ವಲ್ಪ ಹಾನಿಯಾಗುತ್ತಿದ್ದಂತೆ ಕಟ್ಟಡ ವಾಲಿಕೊಂಡಿದೆ. ಬಿಬಿಎಂಪಿಯವರು ಇದಕ್ಕೆ ಪರವಾನಗಿ ನೀಡಿದ್ದೇ ಅಚ್ಚರಿ ಎನಿಸುತ್ತಿದೆ. ಕಟ್ಟಡ ಬಿದ್ದಿದ್ದರೆ ಅಕ್ಕಪಕ್ಕದ ಮನೆಗಳಿಗೆ ಹಾನಿಯಾಗುತ್ತಿತ್ತಲ್ಲದೆ, ಸಾವು–ನೋವು ಸಂಭವಿಸುವ ಅಪಾಯವೂ ಇತ್ತು' ಎಂದು ಸ್ಥಳೀಯರೊಬ್ಬರು ಆತಂಕ ವ್ಯಕ್ತಪಡಿಸಿದರು.

ಕಟ್ಟಡದ ಮಾಲೀಕ ಗೋವಿಂದನ್, 'ಕಟ್ಟಡವನ್ನು 360 ಚದರ ಅಡಿ (18X20) ವಿಸ್ತೀರ್ಣದಲ್ಲಿ ಕಟ್ಟಲಾಗಿದೆ. 25 ವರ್ಷಗಳ ಹಿಂದೆಯೇ ನಿರ್ಮಿಸಲಾಗಿದ್ದು, ಇದಕ್ಕೆ ಯಾವುದೇ ಪರವಾನಗಿ ತೆಗೆದುಕೊಳ್ಳಬೇಕಾದ ಅವಶ್ಯಕತೆ ಆಗ ಇರಲಿಲ್ಲ' ಎಂದು 'ಪ್ರಜಾವಾಣಿ'ಗೆ ತಿಳಿಸಿದರು.

'ಕಟ್ಟಡ ಚೆನ್ನಾಗಿಯೇ ಇತ್ತು. ಜಲಮಂಡಳಿಯೂ ಒಳ್ಳೆಯ ಉದ್ದೇಶದಿಂದಲೇ ಕಾಮಗಾರಿ ಕೈಗೆತ್ತಿಕೊಂಡಿತ್ತು. ಆದರೆ, ಜೆಸಿಬಿ ಯಂತ್ರದ ಮೂಲಕ ಕೆಲಸ ಮಾಡುತ್ತಿದ್ದ ಕಾರ್ಮಿಕರ ತಪ್ಪಿನಿಂದ ಈ ಎಡವಟ್ಟು ಆಗಿದೆ. ಜೆಸಿಬಿಯಿಂದ ಅಡಿಪಾಯಕ್ಕೆ ಹಾನಿಯಾಗಿದ್ದು, ಕಟ್ಟಡ ವಾಲಿಕೊಂಡಿದೆ' ಎಂದೂ ಅವರು ಹೇಳಿದರು.

'ಕಟ್ಟಡ ನಿರ್ಮಾಣ ಎಂಜಿನಿಯರ್‌ಗಳು ಬಂದು ಪರಿಶೀಲನೆ ಮಾಡಿದ್ದಾರೆ. ಇದು 15–20 ವರ್ಷಗಳ ಹಿಂದೆ ಕಟ್ಟಿರುವ ಕಟ್ಟಡ. ಆಗ ಯಾವ ನಿಯಮಗಳು ಇದ್ದವು, ಕಟ್ಟಡ ನಿರ್ಮಾಣದಲ್ಲಿ ನಿಯಮ ಉಲ್ಲಂಘಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ನಂತರ, ಹಿರಿಯ ಅಧಿಕಾರಿಗಳಿಗೆ ಈ ಬಗ್ಗೆ ವರದಿ ನೀಡಲಾಗುವುದು' ಎಂದು ಬಿಬಿಎಂಪಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ನಾಗರಾಜ್ ತಿಳಿಸಿದರು.

ಸುದ್ದಿ 2 ನಿಮಿಷ

'ನಮ್ಮ ಮೆಟ್ರೊ'ಗೆ ಮೂರೇ ತಿಂಗಳಲ್ಲಿ ಹೊಸ ವ್ಯವಸ್ಥಾಪಕ ನಿರ್ದೇಶಕರು

ಬೆಂಗಳೂರು: 'ನಮ್ಮ ಮೆಟ್ರೊ'ದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಂಜುಂ ಪರ್ವೇಜ್ ನೇಮಕಗೊಂಡಿದ್ದು, ಆ ಮೂಲಕ, ಮೂರೇ ತಿಂಗಳಲ್ಲಿ ನಿಗಮವು ಹೊಸ ವ್ಯವಸ್ಥಾಪಕ ನಿರ್ದೇಶಕರನ್ನು ಕಂಡಂತಾಗಿದೆ.

ಕರ್ನಾಟಕ ಕೇಡರ್‌ನ 1994ರ ಬ್ಯಾಚ್ ಅಧಿಕಾರಿಯಾಗಿರುವ ಪರ್ವೇಜ್, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ, ಜಲಮಂಡಳಿಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿರುವ ಅನುಭವ ಹೊಂದಿರುವ ಅಂಜುಂ ಪರ್ವೇಜ್, ಬಿಎಂಆರ್‌ಸಿಎಲ್‌ನ ಏಳನೇ ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ.

ಮೊದಲೇ ಮಾಹಿತಿ ನೀಡಿ: 'ನಮ್ಮ ಮೆಟ್ರೊ'ದ ಎರಡನೇ ಹಂತದ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಉದ್ದೇಶ ಹೊಂದಿದಂತಿರುವ ಕೇಂದ್ರ ಸರ್ಕಾರ, ಇನ್ನು ಮುಂದೆ, ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರನ್ನು ವರ್ಗಾವಣೆ ಮಾಡುವ ಮುನ್ನ, ತನ್ನ ಗಮನಕ್ಕೆ ತರಲೇಬೇಕು ಎಂದು ರಾಜ್ಯಸರ್ಕಾರಕ್ಕೆ ಸೂಚನೆ ನೀಡಿದೆ. ಅವರಿಗೆ ಯಾವುದೇ ಇತರೆ ಅಥವಾ ಹೆಚ್ಚುವರಿ ಹೊಣೆ ನೀಡಬಾರದು ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಸೂಚನೆ ನೀಡಿದೆ.

ಯಾವುದೇ ಅಧಿಕಾರಿಯಾದರೂ, ನಿಗಮದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ಆರು ತಿಂಗಳಿಂದ ಒಂದು ವರ್ಷವಾದರೂ ಸಮಯ ಬೇಕಾಗುತ್ತದೆ. ಆದರೆ, ಹಲವು ಬಾರಿ, ವರ್ಷದೊಳಗೆ ವ್ಯವಸ್ಥಾಪಕ ನಿರ್ದೇಶಕರನ್ನು ವರ್ಗಾವಣೆ ಮಾಡಲಾಗುತ್ತಿತ್ತು. ಇದು ನಿಗಮದ ಬೆಳವಣಿಗೆ ಮತ್ತು ಕಾಮಗಾರಿಯ ಪ್ರಗತಿಯ ಮೇಲೂ ಪರಿಣಾಮ ಬೀರುತ್ತಿತ್ತು. ಕೇಂದ್ರ ಸರ್ಕಾರದ ಈ ಸೂಚನೆ ಸಕಾಲಿಕ ಮತ್ತು ಸ್ವಾಗತಾರ್ಹ ಎಂದು ನಿಗಮದ ಅಧಿಕಾರಿಯೊಬ್ಬರು ಹೇಳಿದರು.

ಹೊಸ ಗ್ರಾಹಕರಿಗೆ 'ಮಾಸ್ಟರ್‌ಕಾರ್ಡ್' ಇಲ್ಲ

ಮುಂಬೈ (ಪಿಟಿಐ): ದೇಶದಲ್ಲಿ 'ಮಾಸ್ಟರ್‌ಕಾರ್ಡ್' ಕಂಪನಿಯು ಕ್ರೆಡಿಟ್, ಡೆಬಿಟ್ ಹಾಗೂ ಪ್ರೀಪೇಯ್ಡ್ ಕಾರ್ಡ್‌ಗಳನ್ನು ಹೊಸದಾಗಿ ಗ್ರಾಹಕರಿಗೆ ವಿತರಿಸುವುದನ್ನು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿರ್ಬಂಧಿಸಿದೆ.

ದತ್ತಾಂಶ ಸಂಗ್ರಹ ನಿಯಮಗಳನ್ನು ಸರಿಯಾಗಿ ಪಾಲಿಸದ ಕಾರಣದಿಂದ ಮಾಸ್ಟರ್‌ಕಾರ್ಡ್ ಏಷ್ಯಾ ಪೆಸಿಫಿಕ್ ಮೇಲೆ ಈ ನಿರ್ಬಂಧ ವಿಧಿಸಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಮಾಸ್ಟರ್‌ಕಾರ್ಡ್ ಗ್ರಾಹಕರಿಗೆ ಈ ಆದೇಶದಿಂದ ಯಾವುದೇ ಪರಿಣಾಮ ಆಗುವುದಿಲ್ಲ ಎಂದು ಆರ್‌ಬಿಐ ಹೇಳಿದೆ. ಹೊಸ ಗ್ರಾಹಕರ ಸೇರ್ಪಡೆಗೆ ಜುಲೈ 22ರಿಂದ ಆರ್‌ಬಿಐ ನಿರ್ಬಂಧಗಳು ಅನ್ವಯವಾಗಲಿವೆ.

ತುತ್ತಿಗಾಗಿ..
ರಾಜಕಾಲುವೆಯಲ್ಲಿ ತೇಲಿ ಬರುವ ಪ್ಲಾಸ್ಟಿಕ್ ಹಾಗೂ ಗುಜರಿ ವಸ್ತುಗಳನ್ನು ಸಂಗ್ರಹಿಸುತ್ತಿರುವ ಬಾಲಕ ಪ್ರಜಾವಾಣಿ ಚಿತ್ರ

ದ್ವಿತೀಯ ಪಿಯುಸಿ ಆನ್‌ಲೈನ್ ಪಾಠ

ಬೆಂಗಳೂರು: ದ್ವಿತೀಯ ಪಿಯುಸಿ ಶೈಕ್ಷಣಿಕ ವರ್ಷ ಗುರುವಾರದಿಂದ (ಜುಲೈ 15) ಆರಂಭವಾಗುತ್ತಿದ್ದು, ನೇರವಾಗಿ ತರಗತಿಗಳು ನಡೆಯದ ಕಾರಣ ವಿದ್ಯಾರ್ಥಿಗಳಿಗೆ ಆನ್‌ಲೈನ್‌ನಲ್ಲಿ ಪಾಠ ಬೋಧನೆ ಆರಂಭಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.

ಕಳೆದ ಸಾಲಿನಲ್ಲಿ ಪ್ರೀ ರೆಕಾರ್ಡಿಂಗ್ ಯೂಟ್ಯೂಬ್ ತರಗತಿಗಳನ್ನು ನಡೆಸಿದ ಕಾರಣ ಪ್ರತಿದಿನ ಲಿಂಕ್‌ಗಳನ್ನು ಕಳುಹಿಸಲಾಗುತ್ತಿತ್ತು. ಆದರೆ, ಈ ಬಾರಿ ಪ್ರತಿ ಕಾಲೇಜಿನ ಉಪನ್ಯಾಸಕರೇ, ಅವರ ವಿದ್ಯಾರ್ಥಿಗಳಿಗೆ ಎಂಎಸ್ ಟೀಮ್, ಗೂಗಲ್ ಮೀಟ್, ಝೂಮ್ ಅಥವಾ ಜಿಯೋ ಮೀಟ್ ಆ್ಯಪ್‌ಗಳನ್ನು ಬಳಸಿಕೊಂಡು ಪಾಠಗಳನ್ನು ಆರಂಭಿಸಲು ಇಲಾಖೆ ಸೂಚಿಸಿದೆ. ಅಲ್ಲದೆ, ಎಲ್ಲ ತರಗತಿಗಳಿಗೆ ಅನ್ವಯವಾಗುವಂತೆ ವೇಳಾಪಟ್ಟಿಯನ್ನೂ ಪ್ರಕಟಿಸಿದೆ.

ವೇಳಾಪಟ್ಟಿ
ಬೆಳಿಗ್ಗೆ 10 ಗಂಟೆಯಿಂದ 11ರವರೆಗೆ ಮೊದಲ ಅವಧಿ, 11ರಿಂದ 12 ಎರಡನೇ ಅವಧಿ. ನಂತರ ಅರ್ಧ ಗಂಟೆ ವಿರಾಮ. ಮಧ್ಯಾಹ್ನ 12.30ರಿಂದ 1:30ರವರೆಗೆ ಮೂರನೇ ಅವಧಿ, 1.30ರಿಂದ 2.30ರವರೆಗೆ ನಾಲ್ಕನೇ ಅವಧಿ.

ತರಗತಿಗಳಿಗೆ ಉಪನ್ಯಾಸಕರೇ ಸೂಕ್ತ ಲಿಂಕ್‌ಗಳನ್ನು ಸೃಜಿಸಿ, ವಿದ್ಯಾರ್ಥಿಗಳಿಗೆ ಕಳುಹಿಸಬೇಕು. ಎಲ್ಲ ಉಪನ್ಯಾಸಕರು ಕಡ್ಡಾಯವಾಗಿ ಪಾಠಗಳನ್ನು ನಡೆಸಿ, ಹಾಜರಾತಿ ತೆಗೆದುಕೊಂಡು, ಪ್ರಾಂಶುಪಾಲರಿಗೆ ಪ್ರತಿದಿನದ ಹಾಜರಾತಿ ಮಾಹಿತಿ ಕಳುಹಿಸಬೇಕು. ಯಾವುದಾದರೂ ಕಾಲೇಜಿನಲ್ಲಿ ಉಪನ್ಯಾಸಕರು ಇಲ್ಲದೇ ಇದ್ದರೆ ಅಥವಾ 20ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿದ್ದರೆ ವಿದ್ಯಾರ್ಥಿಗಳನ್ನು ಹತ್ತಿರದ ಕಾಲೇಜಿನ ಅದೇ ವಿಷಯದ ಉಪನ್ಯಾಸಕರಿಗೆ ಸರಿ ಹೊಂದಿಸಬೇಕು. ತರಗತಿಗಳನ್ನು ನಡೆಸುವ ಜವಾಬ್ದಾರಿಯನ್ನೂ ನೀಡಬೇಕು. ಈ ಬಗ್ಗೆ ಆಯಾ ಜಿಲ್ಲೆಗಳ ಉಪನಿರ್ದೇಶಕರು ಕಾರ್ಯನಿರ್ವಹಿಸಬೇಕು ಎಂದೂ ಇಲಾಖೆ ನಿರ್ದೇಶನ ನೀಡಿದೆ.

ಮಹಾರಾಣಿ ಕ್ಲಸ್ಟರ್ ವಿ.ವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

'ಹಿಂದಿನ ಸೆಮಿಸ್ಟರ್ ಪರೀಕ್ಷೆ ರದ್ದು ಮಾಡಿ'

ಪ್ರಜಾವಾಣಿ ವಾರ್ತೆ

ಬೆಂಗಳೂರು: ಜುಲೈ 19ಕ್ಕೆ ನಿಗದಿಯಾಗಿರುವ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಹಿಂದಿನ ಸೆಮಿಸ್ಟರ್‌ಗಳ ಪರೀಕ್ಷೆಗಳನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಾಲೇಜಿನ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ಹಾಗೂ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಹೋರಾಟ ಸಮಿತಿಗಳು ಜಂಟಿಯಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

'ಹಿಂದಿನ ಸೆಮಿಸ್ಟರ್‌ನ ಪರೀಕ್ಷೆಯನ್ನು ತರಾತುರಿಯಲ್ಲಿ ಜುಲೈ 19ಕ್ಕೆ ನಿಗದಿಪಡಿಸಿ, ವಿಶ್ವವಿದ್ಯಾಲಯ ವೇಳಾಪಟ್ಟಿ ಸಹಿತ ಸುತ್ತೋಲೆ ಹೊರಡಿಸಿದೆ. ಒಂದೇ ತಿಂಗಳಿನಲ್ಲಿ ಎರಡು ಸೆಮಿಸ್ಟರ್ ಪರೀಕ್ಷೆ ನಡೆಸುವುದು ಖಂಡನೀಯ. ಹಿಂದಿನ ಸೆಮಿಸ್ಟರ್‌ನ ಪರೀಕ್ಷೆಗಳನ್ನು ನಡೆಸಬಾರದು ಹಾಗೂ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು' ಎಂದು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಹೋರಾಟ ಸಮಿತಿ ಸದಸ್ಯೆ ಗುಣಶೀಲ ಆಗ್ರಹಿಸಿದರು.

ಪರೀಕ್ಷೆ ರದ್ದುಗೊಳಿಸಲು ಆಗ್ರಹಿಸಿ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು ಪ್ರಜಾವಾಣಿ ಚಿತ್ರ

'ಪ್ರತಿಭಟನೆ ವೇಳೆ ವಿಶ್ವವಿದ್ಯಾಲಯದ ಕುಲಪತಿ ಎಲ್.ಗೋಮತಿ ದೇವಿ ಸ್ಥಳಕ್ಕೆ ಭೇಟಿ ನೀಡಿ, ನಮ್ಮ ಬೇಡಿಕೆಗಳನ್ನು ಆಲಿಸಿದರು. ಇದೇ 19ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆ ನಿಗದಿಗೂ ಮುನ್ನ ವಿದ್ಯಾರ್ಥಿಗಳ ಗಮನಕ್ಕೆ ತರುವುದಾಗಿಯೂ ಹೇಳಿದ್ದಾರೆ' ಎಂದು ಸಮಿತಿ ಸದಸ್ಯೆ ಸಂಗೀತಾ ತಿಳಿಸಿದರು.

ಎಐಡಿಎಸ್‌ಒ ಬೆಂಗಳೂರು ಜಿಲ್ಲಾ ಸಮಿತಿ ಉಪಾಧ್ಯಕ್ಷೆ ಸಿ.ಎಂ. ಅಪೂರ್ವ, 'ಹಿಂದಿನ ಸೆಮಿಸ್ಟರ್‌ನ ಪರೀಕ್ಷೆಗಳು ರದ್ದಾಗಬೇಕು ಎನ್ನುವುದು ವಿದ್ಯಾರ್ಥಿಗಳ ಬೇಡಿಕೆ. ನಿಗದಿಯಾಗಿದ್ದ ಪರೀಕ್ಷೆಗಳನ್ನು ಸದ್ಯಕ್ಕೆ ಮುಂದೂಡಲಾಗಿದೆ. ಹಿಂದಿನ ಸೆಮಿಸ್ಟರ್‌ನ ಪರೀಕ್ಷೆಗಳು ರದ್ದಾಗುವವರೆಗೂ ಹೋರಾಟ ಮುಂದುವರಿಯಲಿದೆ. ಎಲ್ಲ ವಿದ್ಯಾರ್ಥಿಗಳಿಗೆ ಕೋವಿಡ್‌ನ ಎರಡೂ ಲಸಿಕೆ ನೀಡಿದ ನಂತರ ತರಗತಿಗಳನ್ನು ಆರಂಭಿಸಬೇಕು' ಎಂದು ಒತ್ತಾಯಿಸಿದರು.

ಚಿನ್ನಾಭರಣ ಕದಿಯುತ್ತಿದ್ದವರ ಬಂಧನ

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಕದಿಯುತ್ತಿದ್ದ ನಾಲ್ವರು ಆರೋಪಿಗಳನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ.

ವರ್ತೂರಿನ ದೇವೇಂದ್ರ (24), ಕೆ.ಆರ್.ಪುರದ ಗಣೇಶ್‌ಕುಮಾರ್ (29), ಪೀಣ್ಯದ ಕಾಂತರಾಜು (46) ಹಾಗೂ ಮಾಗಡಿ ರಸ್ತೆಯ ಸಂತೋಷ್ (36) ಬಂಧಿತರು.

'ಆರೋಪಿಗಳಿಂದ ₹52 ಲಕ್ಷ ಬೆಲೆ ಬಾಳುವ ಚಿನ್ನ ಹಾಗೂ ಬೆಳ್ಳಿ ಆಭರಣಗಳು, ₹90 ಸಾವಿರ ಮೌಲ್ಯದ ಎರಡು ಕ್ಯಾಮೆರಾ ಜಪ್ತಿ ಮಾಡಲಾಗಿದೆ' ಎಂದು ಪೊಲೀಸರು ತಿಳಿಸಿದರು.

'ಆರೋಪಿಗಳ ಬಂಧನದಿಂದ ಬೇಗೂರು, ಎಲೆಕ್ಟ್ರಾನಿಕ್ ಸಿಟಿ ಹಾಗೂ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಒಟ್ಟು 18 ಪ್ರಕರಣಗಳು ಪತ್ತೆಯಾಗಿವೆ' ಎಂದೂ ಹೇಳಿದರು.

ಭೂ ಕಂದಾಯ ಕಾಯ್ದೆಯಡಿ ಅಧಿಕಾರ ಚಲಾಯಿಸಲು ನಿರ್ದೇಶನ

ಕೆರೆ ಜಾಗದಲ್ಲಿನ ಕಟ್ಟಡ ತೆರವಿಗೆ ಸೂಚನೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕೆರೆ ಒತ್ತುವರಿ ಮಾಡಿ ಕಟ್ಟಿರುವ ಕಟ್ಟಡಗಳನ್ನು ಭೂ ಕಂದಾಯ ಕಾಯ್ದೆಯಡಿ ಲಭ್ಯ ಇರುವ ಅಧಿಕಾರ ಚಲಾಯಿಸಿ ತೆರವುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಕೆರೆ ಪುನರುಜ್ಜೀವನ ಮತ್ತು ಒತ್ತುವರಿ ತೆರವು ಸಂಬಂಧ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿದೆ.

'ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆಗೆ(2014) 2018ರಲ್ಲಿ ತಿದ್ದುಪಡಿ ತರಲಾಗಿದೆ. ಕಾಯ್ದೆಯ ಸೆಕ್ಷನ್ 12ರ ಪ್ರಕಾರ ಕೆರೆಯ ಸುತ್ತಲ 30 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಟ್ಟಡ ನಿರ್ಮಾಣಕ್ಕೆ ನಿಷೇಧವಿದೆ. ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು' ಎಂದು ಪೀಠ ತಿಳಿಸಿತು. ಈ ಸಂಬಂಧ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರಕ್ಕೂ ನೋಟಿಸ್ ನೀಡಲು ಆದೇಶಿಸಿತು.

'ಕೆರೆಗಳ ಸುತ್ತಮುತ್ತಲ 30 ಮೀಟರ್ ವ್ಯಾಪ್ತಿಯ ಬಫರ್ ಪ್ರದೇಶದಲ್ಲಿ ಕಟ್ಟಿರುವ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ನಗರಾಭಿವೃದ್ಧಿ ಇಲಾಖೆ ಸೂಚನೆ ನೀಡಬೇಕು' ಎಂದು ನಿರ್ದೇಶನ ನೀಡಿತು. 'ಪ್ರಾಧಿಕಾರಗಳ ಕರ್ತವ್ಯ ಪಾಲನೆ ಬಗ್ಗೆ ಮೇಲ್ವಿಚಾರಣೆ ನಡೆಸುವುದು ಸಮಿತಿಗಳ ಮೂಲ ಕರ್ತವ್ಯ' ಎಂದು ಪೀಠ ಹೇಳಿತು.

'ಕೋವಿಡ್ ಪರಿಸ್ಥಿತಿ ಸುಧಾರಿಸಿದ್ದು, ಸಮೀಕ್ಷೆಯನ್ನು ಕೂಡಲೇ ಆರಂಭಿಸಬೇಕು. ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಬೇಕು' ಎಂದು ಪೀಠ ಆದೇಶಿಸಿತು.

'ಪೋಷಕರ ಸಂಬಂಧ ಅನಧಿಕೃತವಾದರೂ ಮಗು ಅಧಿಕೃತ'

ಹೈಕೋರ್ಟ್ ಸುದ್ದಿ

ಬೆಂಗಳೂರು: ಪೋಷಕರ ಸಂಬಂಧ ಅನಧಿಕೃತ ಇರಬಹುದು. ಆದರೆ, ಅವರ ಮಕ್ಕಳು ಅನಧಿಕೃತ ಅಲ್ಲ ಎಂಬ ಅಂಶವನ್ನು ಕಾನೂನು ಗುರುತಿಸಬೇಕು ಎಂದು ಹೈಕೋರ್ಟ್ ಹೇಳಿದೆ.

ಎರಡನೇ ಪತ್ನಿಯ ಮಕ್ಕಳು ಅನುಕಂಪದ ನೌಕರಿ ಪಡೆಯಲು ಅರ್ಹರಲ್ಲ ಎಂದು 2011ರ ಕೆಪಿಟಿಸಿಎಲ್ (ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ) ಸುತ್ತೋಲೆ ಪ್ರಶ್ನಿಸಿದ್ದ ಮೇಲ್ಮನವಿ ವಿಚಾರಣೆ ವೇಳೆ ನ್ಯಾಯಮೂರ್ತಿ ಬಿ.ವಿ. ನಾಗರತ್ನಾ ನೇತೃತ್ವದ ವಿಭಾಗೀಯ ಪೀಠ ಈ ಅಭಿಪ್ರಾಯಪಟ್ಟಿದೆ.

ಲೈನ್‌ಮನ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು 2014ರ ಜೂನ್‌ನಲ್ಲಿ ನಿಧನರಾದರು. ಅನುಕಂಪದ ಆಧಾರದಲ್ಲಿ ನೌಕರಿ ಕೋರಿ ಎರಡನೇ ಪತ್ನಿ ಮಗ ಸಲ್ಲಿಸಿದ್ದ ಅರ್ಜಿಯನ್ನು ಕೆಪಿಟಿಸಿಎಲ್ ತಿರಸ್ಕರಿಸಿತ್ತು. ಮೊದಲ ಪತ್ನಿ ಇದ್ದಾಗಲೇ ಎರಡನೇ ವಿವಾಹವಾದರೆ ಆ ಪತ್ನಿ ಅಧಿಕೃತ ಅಲ್ಲ. ತಾಯಿ ಅನಧಿಕೃತ ಆಗಿರುವ ಕಾರಣ ಮಗನೂ ಅನಧಿಕೃತ ಎಂದು ವಾದಿಸಿತ್ತು. ಇದನ್ನು ಪ್ರಶ್ನಿಸಿದ್ದ ಅರ್ಜಿ ಮತ್ತು ಮರು ಪರಿಶೀಲನಾ ಅರ್ಜಿಯನ್ನು ಏಕ ಸದಸ್ಯ ಪೀಠ ತಿರಸ್ಕರಿಸಿತ್ತು.

'ತಂದೆ ಮತ್ತು ತಾಯಿ ಇಲ್ಲದೆ ಮಗು ಜನಿಸಲು ಸಾಧ್ಯವಿಲ್ಲ. ಜನ್ಮ ತಾಳುವ ಪ್ರಕ್ರಿಯೆಯಲ್ಲಿ ಮಗುವಿನ ಪಾತ್ರ ಏನೂ ಇರುವುದಿಲ್ಲ. ಆದ್ದರಿಂದ, ಪೋಷಕರು ಅನಧಿಕೃತ ಇರಬಹುದು, ಆದರೆ, ಮಕ್ಕಳು ಅನಧಿಕೃತ ಅಲ್ಲ ಎಂಬ ಅಂಶವನ್ನು ಪರಿಗಣಿಸಬೇಕಾಗುತ್ತದೆ. ಮಕ್ಕಳೆಲ್ಲರೂ ಸಮಾನರು ಎಂಬ ಕಾನೂನನ್ನು ಜಾರಿಗೆ ತರಬಹುದಾಗಿದೆ. ವಿವಾಹೇತರ ಸಂಬಂಧದಿಂದ ಜನಿಸಿದ ಮಕ್ಕಳಿಗೂ ನ್ಯಾಯ ದೊರಕಿಸಲು ಸಂಸತ್ ಮುಂದಾಗಬೇಕಿದೆ' ಎಂದು ಪೀಠ ಹೇಳಿತು.

ಅರ್ಜಿದಾರರ ಮನವಿಯನ್ನು ಕಾನೂನಿನ ಅಡಿಯಲ್ಲಿ ಪರಿಗಣಿಸಲು ಕೆಪಿಟಿಸಿಎಲ್‌ಗೆ ಪೀಠ ನಿರ್ದೇಶನ ನೀಡಿತು.

ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಶಾಸಕ ಬೈರತಿ ಸುರೇಶ್, ಜೆ.ಸಿ.ನಗರ ವಾರ್ಡ್‌ನ ಮುನಿರೆಡ್ಡಿಪಾಳ್ಯದಲ್ಲಿರುವ ಸರ್ಕಾರಿ ಹೆರಿಗೆ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಹಾಗೂ ನವೀಕರಿಸುವ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿದರು. ಬಳಿಕ ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಿದರು.

ರಕ್ಷಾ ರಾಮಯ್ಯ ವಿರುದ್ಧ ಎಫ್‌ಐಆರ್

ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇರೆಗೆ ಕೆಪಿಸಿಸಿ ಯುವ ಘಟಕದ ಅಧ್ಯಕ್ಷ ರಕ್ಷಾ ರಾಮಯ್ಯ, ಕಾಂಗ್ರೆಸ್‌ನ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಸೇರಿದಂತೆ 17 ಮಂದಿ ವಿರುದ್ಧ ಸಂಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

'ಇಂಧನ ದರ ಹಾಗೂ ಅಗತ್ಯ ವಸ್ತುಗಳ ದರ ಏರಿಕೆ ವಿರೋಧಿಸಿ ಜುಲೈ 12ರಂದು ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆದಿತ್ತು. ಅನುಮತಿ ಪಡೆಯದೆ, ಸೈಕಲ್ ಜಾಥಾ ನಡೆಸಿದ್ದರು.' ಎಂದು ದೂರಿನಲ್ಲಿ ಉಲ್ಲೇಖವಾಗಿದೆ.

'ಸಾರ್ವಜನಿಕ ಚರ್ಚೆಗೆ 3 ತಿಂಗಳು ಅವಕಾಶ ನೀಡಿ'

ಸಿಂಗನಾಯಕನಹಳ್ಳಿ ಕೆರೆ ಪುನರುಜ್ಜೀವನ– 6,316 ಮರಗಳ ತೆರವಿಗೆ ವಿರೋಧ

ಪ್ರಜಾವಾಣಿ ವಾರ್ತೆ

ಬೆಂಗಳೂರು: ನಗರದ ಹೊರವಲಯದ ಸಿಂಗನಾಯಕನಹಳ್ಳಿ ಕೆರೆಯ ಪುನರುಜ್ಜೀವನ ಕಾರ್ಯಕ್ಕೆ 6,316 ಮರಗಳನ್ನು ತೆರವುಗೊಳಿಸುವುದಕ್ಕೆ ಅನುಮತಿ ನೀಡುವ ಕುರಿತು ಅರಣ್ಯ ಇಲಾಖೆ ಯಾವುದೇ ನಿರ್ಧಾರ ಕೈಗೊಳ್ಳಬಾರದು. ಕೋವಿಡ್ ಸೋಂಕು ಈಗಲೂ ಇರುವುದರಿಂದ ಮರಗಳ ತೆರವಿನ ಕುರಿತ ಚರ್ಚೆಗೆ ಕನಿಷ್ಠ 3 ತಿಂಗಳು ಕಾಲಾವಕಾಶ ನೀಡಬೇಕು ಎಂದು ನಮ್ಮ ಬೆಂಗಳೂರು ಪ್ರತಿಷ್ಠಾನ ಒತ್ತಾಯಿಸಿದೆ.

ಈ ಕುರಿತು ರಾಜ್ಯ ಸರ್ಕಾರದ ಅರಣ್ಯ, ಜೀವಿವಿಜ್ಞಾನ ಮತ್ತು ಪರಿಸರ ಇಲಾಖೆಯ ಕಾರ್ಯದರ್ಶಿ ಬ್ರಿಜೇಶ್ ಕುಮಾರ್ ಅವರಿಗೆ ಪ್ರತಿಷ್ಠಾನವು ಮನವಿ ಸಲ್ಲಿಸಿತು.

'ಕೆರೆ ಅಭಿವೃದ್ಧಿಗೆ 6,316 ಮರ ಕಡಿಯುವುದರ ಕುರಿತು ಸಮಗ್ರ ಅಧ್ಯಯನ ನಡೆಸುವುದಕ್ಕೆ ಕಾಲಾವಕಾಶ ಬೇಕಾಗುತ್ತದೆ. ಈ ಕೆರೆ ಪುನರುಜ್ಜೀವನ ಯೋಜನೆ ಬಗ್ಗೆ ತಜ್ಞರಿಂದ ತಾಂತ್ರಿಕ ವರದಿಯನ್ನೂ ಪಡೆಬೇಕಾದ ಅಗತ್ಯವಿದೆ' ಎಂದು ಪ್ರತಿಷ್ಠಾನವು ಮನವಿಯಲ್ಲಿ ತಿಳಿಸಿದೆ.

'ಪ್ರತಿಷ್ಠಾನವಾಗಲೀ ಅಥವಾ ನಮ್ಮ ಕೋರಿಕೆಯನ್ನು ಬೆಂಬಲಿಸುತ್ತಿರುವ ಪರಿಸರ ಕಾರ್ಯಕರ್ತರಾಗಲೀ ಈ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ, ಯೋಜನೆಗಾಗಿ ಇಷ್ಟೊಂದು ಸಂಖ್ಯೆಯಲ್ಲಿ ಮರಗಳನ್ನು ಬಲಿ ಕೊಡಬಾರದು ಎಂಬುದಷ್ಟೇ ನಮ್ಮ ಕಳಕಳಿ. 6,316 ಮರಗಳನ್ನು ಕಡಿದು, ಸಹಜವಾಗಿ ಅಭಿವೃದ್ಧಿಗೊಂಡ ವನ್ಯಜೀವಿ ಆವಾಸ ಸ್ಥಾನವನ್ನು ನಾಶ ಮಾಡಿ ಕೆರೆಯನ್ನು ಪುನರುಜ್ಜೀವನ ನಡೆಸುವ ಅನಿವಾರ್ಯ ನಿಜಕ್ಕೂ ಇದೆಯೇ ಎಂಬುದನ್ನು ಸಮಗ್ರವಾಗಿ ಮರುಪರಿಶೀಲನೆಗೆ ಒಳಪಡಿಸಬೇಕು. ಈ ಬಗ್ಗೆ ಒಮ್ಮತದ ತೀರ್ಮಾನ ಕೈಗೊಳ್ಳಬೇಕು ಎಂಬುದು ನಮ್ಮ ಒತ್ತಾಯ' ಎಂದು ಪ್ರತಿಷ್ಠಾನದ ಪ್ರಧಾನ ವ್ಯವಸ್ಥಾಪಕ ವಿನೋದ್ ಜೇಕಬ್ ತಿಳಿಸಿದರು.

'ನಗರವು ಕಾಂಕ್ರೀಟೀಕರಣಗೊಳ್ಳುತ್ತಿರುವ ವೇಗಕ್ಕೆ ಇಲ್ಲಿನ ನಿವಾಸಿಗಳು ಕಂಗಾಲಾಗಿದ್ದಾರೆ. ಈ ಹಂತದಲ್ಲಿ ಮತ್ತೆ ಸಾವಿರಾರು ಮರಗಳನ್ನು ಕಳೆದುಕೊಂಡರೆ ಅದು ಇನ್ನೊಂದು ಪರಿಸರ ದುರಂತಕ್ಕೆ ಕಾರಣವಾಗಲಿದೆ. ಕೆರೆ ಪ್ರದೇಶದ ಪರಿಸರ ವ್ಯವಸ್ಥೆಯು ಆಸುಪಾಸಿನ ಗ್ರಾಮಗಳ ಅನೇಕ ತಲೆಮಾರುಗಳನ್ನು ಪೊರೆಯುತ್ತಾ ಬಂದಿದೆ. ಅಲ್ಲಿನ ಮರಗಳು ಕೆರೆಯ ಜಲಾನಯನ ಪ್ರದೇಶವನ್ನೂ ಸಂರಕ್ಷಿಸುತ್ತಾ ಬಂದಿವೆ. ದಶಕಗಳಿಂದ ಈ ಪರಿಸರದಲ್ಲಿ ಅಂತರ್ಜಲ ಮರುಪೂರಣಕ್ಕೆ ಕೊಡುಗೆ ನೀಡುತ್ತಾ ಬಂದಿವೆ' ಎಂದು ಅವರು ನೆನಪಿಸಿದರು.

ಪ್ರಜಾವಾಣಿ ಕ್ಲಾಸಿಫೈಡ್ಸ್
ಪ್ರತಿಯೊಬ್ಬರಿಗೂ ಉಪಯುಕ್ತ
email: dhclassifieds@deccanherald.co.in
ಜಾಹೀರಾತುಗಳಿಗಾಗಿ ಸಂಪರ್ಕಿಸಿ:
080 - 45557160 /161/ 162/ 163/ 164
9845114560 / 9731810277/ 9886213331

PUBLIC NOTICE

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್
NABARD NATIONAL BANK FOR AGRICULTURE AND RURAL DEVELOPMENT
"ಬೆಂಗಳೂರಿನ ನಂದಿನಿ ಬಡಾವಣೆಯಲ್ಲಿರುವ ನಬಾರ್ಡ್ ವಸತಿ ಸಮುಚ್ಚಯಗಳ ಎಂಎಫ್ 27 ಮತ್ತು 28 ಕಟ್ಟಡಗಳಲ್ಲಿನ ಸ್ಟ್ರಕ್ಚರಲ್ ರಿಪೇರಿ, ವಾಟರ್‌ಪ್ರೂಫಿಂಗ್ ಮತ್ತು ಪೈಂಟಿಂಗ್ ಕಾಮಗಾರಿ" ಗಳಿಗಾಗಿ ಟೆಂಡರ್ ಆಹ್ವಾನ ಪ್ರಕಟಣೆ
ನಬಾರ್ಡ್, ಕರ್ನಾಟಕ ಪ್ರಾದೇಶಿಕ ಕಚೇರಿ, ಇವರು ಸಂಬಂಧಿತ ಕ್ಷೇತ್ರಗಳಲ್ಲಿ ಅನುಭವ ಹೊಂದಿರುವ ಪ್ರತಿಷ್ಠಿತ ಗುತ್ತಿಗೆದಾರರು/ಸಂಸ್ಥೆಗಳಿಂದ ಕ್ಯಾಪ್ಷನ್ಡ್ ವರ್ಕ್‌ಗಾಗಿ (ಅಂದಾಜು ವೆಚ್ಚ: ರೂ. 49.60 ಲಕ್ಷ) ಮೊಹರಾದ ಟೆಂಡರ್‌ಗಳನ್ನು ಆಹ್ವಾನಿಸಿದ್ದಾರೆ. ಟೆಂಡರ್ ದಸ್ತಾವೇಜು ಸಲ್ಲಿಸುವ ಅಂತಿಮ ದಿನಾಂಕ 04.08.2021 (14:30 ಗಂಟೆಯೊಳಗೆ). ಆಸಕ್ತ ಗುತ್ತಿಗೆದಾರರು/ ಸಂಸ್ಥೆಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಟೆಂಡರ್ ದಾಖಲಾತಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ನಮ್ಮ www.nabard.org ವೆಬ್‌ಸೈಟ್‌ನ್ನುಪರಿಶೀಲಿಸಬಹುದು.
ಸಂಪರ್ಕಿಸಬೇಕಾದ ವಿಳಾಸ: ಸಿಜಿಎಂ, ನಬಾರ್ಡ್, ಕರ್ನಾಟಕ ಪ್ರಾದೇಶಿಕ ಕಚೇರಿ, 46, ಕೆಂಪೇಗೌಡ ರಸ್ತೆ, ಬೆಂಗಳೂರು–560009. ಫೋನ್: 080–2207 6567/6564. ಇ–ಮೇಲ್: dpsp.bangalore@nabard.org

REAL ESTATE SELLING
Flat
Electronic City
3 BHK SF Flat with Utility car parking for sale. Electronic City Anantanagar. 30L 9886209230

JOB OPPORTUNITIES
Accounts & Finance
MANUFACTURING PLANT with office in Malleswaram. Requires Senior accounts Manager with 5 plus years, experience. Thorough knowledge of statutory govt requirements like GST/ TDS and tally knowledge 'must join immediately: 8970070088

Part-Time Jobs
PANDEMIC SITUATION Lost Job. MNC Provide Work From Home 30 to 35KCall: 7019215243/ 9886641282

BUSINESS
Business Offers
Finance
NRI'S INVESTMENT And Finance AvailableOn LowInterest AgainstProperties, Land & Building,Sites,Flats, Converted& AgricultureLandsCall: 7411265189

CONNECT

PERSONAL
Change of Name

JAGANNATH BARKU GUJAR S/o. 6496643L, SEP, Gujar Vaibhav Jagannath Vill/Post/Teh: Chiplun Ratnagiri, Maharashtra, my name JAGANNATH GUJAR to JAGANNATH BARKU GUJAR, my DOB: 01/06/1960 as correct 07/07/1953 as wrong notary KV Mani, Bangalore.

I VANAM Satish R/a #3, 2nd Floor, 5th Cross, Gokula 1st Stage, Yeshwanthpur, Bangalore- 560022 have changed my minor daughter's name from Vanam Lakshmi Naga Sivani to V Shivani for all purposes vide affidavit dt 12.07.2021 sworn before Notary Ramesh Kumar, Bengaluru

I, VALLIAVEETETIL MANISH ANTONY JOHN, R/@ #25, Udayashankar 1st Main, Next to New Brilliant School, Bengaluru-16. Have Changed My Name To MANISH ANTONY JOHN. Vide Affidavit Dated: 14/07/2021 Sworn before Notary C.V.Earappa Bangalore

JC671700P, SUB/SKT, AK Sharma ASC SUP Depot MHOW my mother name SIMLA SHARMA to SHIMALA my mother DOB 02/06/1957 as correct my records wrongly entered 01/07/1957, notary KV Mani, Bangalore.

JC671700P, SUB/SKT, AK Sharma ASC SUP Depot MHOW my father namely SUBHASH CHAND SHARMA my father DOB Mentioning Aadhar card 01/01/1955 as correct my records wrongly entered 01/07/1950, notary KV Mani, Bangalore.

I, CHAITHANYA.C.T W/o Late Harish Babu M,resident of No.N 203,Purva Panorama Apartment,Kalena Agrahara, B.G.Main-Road, Hulimavu,Bangalore-560076 have-changed my-daughter's name-from KUSHI.H to KOSHITHA.H vide-Affidavit dated:14-07-2021 before-Notary N.Sandhya, Bangalore

JAYSHREE JAGNNATH GUJAR S/o. 6496643L, SEP, Gujar Vaibhav Jagannath Vill/Post/Teh: Chiplun Ratnagiri, Maharashtra, my name Smt JAYASHRI JAGNNATH GUJAR to JAYSHREE JAGNNATH GUJAR, my DOB: 01/06/1963 as correct 01/07/1963 as wrong notary KV Mani, Bangalore.

CAUTION NOTICE
Readers are advised to make appropriate thorough enquiries before acting upon any advertisement. This newspaper does not vouch or subscribe to the claims and representations made by advertisers.
GM-Advertisement

DH DECCAN HERALD
ಪ್ರಜಾವಾಣಿ ಕ್ಲಾಸಿಫೈಡ್ಸ್
SELL, RENT, BUY PROPERTY THROUGH PROPERTY CLASSIFIEDS ADS IN DECCAN HERALD & PRAJAVANI NEWS PAPER
BOOK YOUR CLASSIFIEDS ADS ONLINE WWW.DHCLASSIFIEDS.COM
FOR MORE INFORMATION CONTACT 9880856233 | 9886213331
Email: santhoshkumar@deccanherald.co.in

ಜನರಿಂದ ನಿತ್ಯ ವಿಪರೀತ ಬೈಗುಳ: ಮಹಾನಗರ ಪಾಲಿಕೆ ಕೋವಿಡ್ ಲಸಿಕಾ ಕೇಂದ್ರದ ಸಿಬ್ಬಂದಿಯ ಅಳಲು

18–44 ವರ್ಷ: ಸಿಗುತ್ತಿಲ್ಲ ಉಚಿತ ಲಸಿಕೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ ಉಚಿತ ಎಂದು ಜಾಹೀರಾತು ನೀಡಿವೆ. ಆದರೆ, ಬಿಬಿಎಂಪಿ ಲಸಿಕಾ ಶಿಬಿರಗಳಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ಸಿಗುತ್ತಿಲ್ಲ. ಜಾಹೀರಾತು ನೋಡಿಕೊಂಡು ಲಸಿಕಾ ಕೇಂದ್ರಗಳಿಗೆ ಭೇಟಿ ನೀಡುತ್ತಿರುವ ಜನ ಅಲ್ಲಿನ ಸಿಬ್ಬಂದಿ ಜೊತೆ ತಗಾದೆ ತೆಗೆಯುತ್ತಿದ್ದಾರೆ.

‘18ರಿಂದ 44 ವರ್ಷಗಳ ಒಳಗಿನವರಲ್ಲಿ ಆದ್ಯತಾ ವಲಯವನ್ನು ಸರ್ಕಾರ ಗುರುತಿಸಿದೆ. ಹೋಟೆಲ್ ಕಾರ್ಮಿಕರು, ಗಾರ್ಮೆಂಟ್ಸ್ ಕಾರ್ಖಾನೆಗಳ ಕಾರ್ಮಿಕರು, ಆಟೊರಿಕ್ಷಾ ಚಾಲಕರು ಮುಂತಾದ 20 ವರ್ಗದವರು ಆದ್ಯತಾ ವಲಯದಲ್ಲಿ ಬರುತ್ತಾರೆ. ಅಂತಹವರು 18ರಿಂದ 44 ವರ್ಷದೊಳಗಿನವರಾಗಿದ್ದರೂ ಲಸಿಕೆ ನೀಡುತ್ತೇವೆ. ಉಳಿದವರನ್ನು ವಾಪಸ್ ಕಳುಹಿಸುತ್ತಿದ್ದೇವೆ’ ಎಂದು ಬಿಬಿಎಂಪಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

‘18ರಿಂದ 44 ವರ್ಷದೊಳಗಿನವರಿಗೆ ಲಸಿಕೆ ಲಭ್ಯ ಇಲ್ಲ ಎಂದಾಗ ಕೆಲವರು ಸಿಬ್ಬಂದಿ ಜೊತೆ ಜಗಳಕ್ಕೆ ನಿಲ್ಲುತ್ತಾರೆ. ಸರ್ಕಾರದಿಂದ ನಮಗೆ ಇನ್ನೂ ನಿರ್ದೇಶನ ಬಂದಿಲ್ಲ ಎಂದು ಅವರಿಗೆ ಮನವರಿಕೆ ಮಾಡಲು ಕಷ್ಟವಾಗುತ್ತಿದೆ’ ಎಂದು ಬೇರೆ ಬೇರೆ ಪಿಎಚ್‌ಸಿಗಳ ವೈದ್ಯರು ಅಳಲು ತೋಡಿಕೊಂಡರು.

‘ಲಸಿಕೆ ನೀಡುವಂತೆ 18ರಿಂದ 44 ವರ್ಷದೊಳಗಿನವರು ಒತ್ತಡ ತರುತ್ತಿರುವುದು ನಿಜ. ಆದರೆ, ಸರ್ಕಾರದಿಂದ ಈ ಬಗ್ಗೆ ಇನ್ನೂ ನಿರ್ದೇಶನ ಬಂದಿಲ್ಲ. ಹಾಗಾಗಿ ಇವರಿಗೆ ಲಸಿಕೆ ನೀಡಲು ಸಾಧ್ಯವಾಗುತ್ತಿಲ್ಲ. ಸರ್ಕಾರ ನಿರ್ದೇಶನ ನೀಡಿದ ದಿನದಿಂದಲೇ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಸಿದ್ಧರಿದ್ದೇವೆ’ ಎಂದು ಬಿಬಿಎಂಪಿಯ ವಿಶೇಷ ಆಯುಕ್ತ (ಆರೋಗ್ಯ) ಡಿ.ರಂದೀಪ್ ತಿಳಿಸಿದರು.

ಪೂರೈಕೆ ಆಗುತ್ತಿಲ್ಲ ಬೇಡಿಕೆ ಇರುವಷ್ಟು ಲಸಿಕೆ: ಕೇಂದ್ರ ಸರ್ಕಾರ 18 ವರ್ಷದ ಮೇಲಿನವರಿಗೂ ಸರ್ಕಾರದಿಂದ ಉಚಿತವಾಗಿ ಲಸಿಕೆ ನೀಡುವುದಾಗಿ ಪ್ರಕಟಿಸಿದಂದಿನಿಂದಲೇ ಬಿಬಿಎಂಪಿ ನಿತ್ಯ 1.5 ಲಕ್ಷ ಮಂದಿವರೆಗೂ ಲಸಿಕೆ ನೀಡುವಷ್ಟು ಸೌಲಭ್ಯವನ್ನು ಸಿದ್ಧಪಡಿಸಿಕೊಂಡಿತ್ತು. ಪ್ರಸ್ತುತ ಬಿಬಿಎಂಪಿ ಲಸಿಕಾ ಕೇಂದ್ರಗಳಲ್ಲಿ ಹೆಚ್ಚೂ ಕಡಿಮೆ 50 ಸಾವಿರ ಮಂದಿಗಷ್ಟೇ ಲಸಿಕೆ ನೀಡಲಾಗುತ್ತಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ, ‘ಬೇಡಿಕೆ ಇರುವಷ್ಟು ಲಸಿಕೆ ಸರ್ಕಾರದಿಂದ ಪೂರೈಕೆ ಆಗುತ್ತಿಲ್ಲ. ನಮಗೆ ನಿತ್ಯ 50 ಸಾವಿರ ಲಸಿಕೆ ಮಾತ್ರ ಪೂರೈಕೆ ಆಗುತ್ತಿದೆ. ಹಾಗಾಗಿ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಪಿಎಚ್‌ಸಿಗಳಲ್ಲಿ ಉಚಿತವಾಗಿ ಲಸಿಕೆ ನೀಡುತ್ತಿದ್ದೇವೆ. ಮೊದಲ ಡೋಸ್ ಹಾಗೂ ಎರಡನೇ ಡೋಸ್‌ಗಳೆರಡನ್ನೂ 198 ವಾರ್ಡ್‌ಗಳಲ್ಲೂ ನೀಡಲಾಗುತ್ತಿದೆ. ಆದ್ಯತಾ ವಲಯಗಳಲ್ಲಿ ಬರುವ 18ರಿಂದ 44 ವರ್ಷದೊಳಗಿನವರಿಗೆ ಒಂದೂವರೆ ತಿಂಗಳಿನಿಂದ ವಿಶೇಷ ಶಿಬಿರ ಏರ್ಪಡಿಸಿ ಲಸಿಕೆ ನೀಡಿದ್ದೆವು. ಇತ್ತೀಚೆಗೆ ಕಾಲೇಜು ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡುತ್ತಿದ್ದೇವೆ. ಇದುವರೆಗೆ 1.80 ಲಕ್ಷ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ’ ಎಂದರು.

‘ಹೋಟೆಲ್ ಹಾಗೂ ಕೆಲವು ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವುದನ್ನು ಕಡ್ಡಾಯ ಮಾಡಲಾಗಿದೆ. ಲಸಿಕೆ ಕಾರ್ಯಕ್ರಮವನ್ನು ಇನ್ನಷ್ಟು ವ್ಯಾಪಕವಾಗಿ ನಡೆಸಬೇಕು. ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಲಸಿಕೆ ಹೊಂದಬೇಕು ಎಂಬುದನ್ನು ಆ ಬಳಿಕವಷ್ಟೇ ಕಡ್ಡಾಯ ಮಾಡಬಹುದು’ ಎಂದರು.

ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಆವರಣದಲ್ಲಿ ಆರೋಗ್ಯ ಸಿಬ್ಬಂದಿ ಪ್ರಯಾಣಿಕರಿಗೆ ಕೋವಿಡ್ ಪರೀಕ್ಷೆ ನಡೆಸಿದರು –ಪ್ರಜಾವಾಣಿ ಚಿತ್ರ

ಬೆಂಗಳೂರು ನಗರದ ಕೋವಿಡ್ ಅಂಕಿ–ಅಂಶ

12,20,498 ▲ ಒಟ್ಟು ಸೋಂಕಿತರು (12,20,098 ನಿನ್ನೆಯ ವಿವರ)

ಸಕ್ರಿಯ ಪ್ರಕರಣ	ಗುಣಮುಖ ಆದವರು	ಒಟ್ಟು ಸಾವು
12,573 ▼	11,92,163 ▲	15,761 ▲

ದಿನದ ಏರಿಕೆ

ಹೊಸ ಪ್ರಕರಣ	400 ▼
ಗುಣಮುಖ	490 ▼
ಸಾವು	8

ಆಧಾರ: ಆರೋಗ್ಯ ಇಲಾಖೆ

ಪ್ರಜಾವಾಣಿ ಗ್ರಾಫಿಕ್ಸ್

ಶೇ 50ರಷ್ಟು ಲಸಿಕಾ ಕೇಂದ್ರ ಸ್ಥಗಿತ: ಸಿದ್ದರಾಮಯ್ಯ

ಬೆಂಗಳೂರು: ‘ಕೋವಿಡ್ ಲಸಿಕೆ ಕೊರತೆಯಿಂದ ರಾಜ್ಯದ ಶೇ 50ರಷ್ಟು ಲಸಿಕೆ ಕೇಂದ್ರಗಳು ಸ್ಥಗಿತಗೊಂಡಿವೆ. 14 ದಿನಗಳಲ್ಲಿ ದಿನವೊಂದಕ್ಕೆ ಸರಾಸರಿ 2.56 ಲಕ್ಷ ಲಸಿಕೆಗಳನ್ನು ಮಾತ್ರ ನೀಡಲಾಗಿದೆ ಎಂಬ ವರದಿ ಕಳವಳಕಾರಿ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

‘ಪ್ರಧಾನಿ ನರೇಂದ್ರಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ’ ಎಂದೂ ಅವರು ಪ್ರಶ್ನಿಸಿದ್ದಾರೆ.

‘ಲಸಿಕಾ ಕೇಂದ್ರಕ್ಕೆ ಬರುತ್ತಿರುವ 100 ಮಂದಿಯಲ್ಲಿ 20 ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಬೇಡಿಕೆಯ ಶೇ 20ರಷ್ಟು ಪೂರೈಕೆಯಾಗುತ್ತಿಲ್ಲ ಎಂದು ಆರೋಗ್ಯ ಇಲಾಖೆಯ ವೈದ್ಯರು ಹೇಳುತ್ತಿದ್ದಾರೆ. ಇದರ ವಿರುದ್ಧ ಸೊಲ್ಲೆತ್ತಲಾಗದ ಅಸಮರ್ಥ ಮುಖ್ಯಮಂತ್ರಿ ಮತ್ತು ಆರೋಗ್ಯ ಸಚಿವರು ಅಸಹಾಯಕರಂತೆ ದೆಹಲಿ ಕಡೆ ಕೈತೋರಿಸುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

‘ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ಪೂರೈಸುವಂತೆ 10ಕ್ಕಿಂತ ಹೆಚ್ಚು ಪತ್ರಗಳನ್ನು ರಾಜ್ಯ ಸರ್ಕಾರ ಬರೆದಿದ್ದರೂ ಕೇಂದ್ರ ಸರ್ಕಾರದಿಂದ ಯಾವುದೇ ಸ್ಪಂದನೆ ಇಲ್ಲ. ಲಸಿಕೆ ನೀಡಿಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳುತ್ತಾ ಬಂದಿರುವ ಕೇಂದ್ರ ಸರ್ಕಾರ ತನ್ನ ವೈಫಲ್ಯತೆಯನ್ನು ಒಪ್ಪಲಿದೆಯೇ’ ಎಂದು ಪ್ರಶ್ನಿಸಿದ್ದಾರೆ.

ಕೋವಿಡ್: ಸೋಂಕಿನ ತೀವ್ರತೆ ತಡೆಗೆ ಔಷಧ

ಬೆಂಗಳೂರು: ಅಪೆಕ್ಸ್ ಲ್ಯಾಬೊರೇಟರಿಸ್ ಪ್ರೈವೆಟ್ ಲಿಮಿಟೆಡ್ ಕಂಪನಿಯು ರೋಗನಿರೋಧಕ ಶಕ್ತಿ ವೃದ್ಧಿಸುವ ‘ಕ್ಲೆವಿರಾ’ ಆಯುರ್ವೇದ ಔಷಧವನ್ನು ಸಂಶೋಧಿಸಿದ್ದು, ಇದು ಕೋವಿಡ್ ಕಾಯಿಲೆಯ ತೀವ್ರತೆ ತಡೆಯಲು ಸಹಕಾರಿ ಎನ್ನುವುದು ವೈದ್ಯಕೀಯ ಸಂಶೋಧನೆಗಳಿಂದ ದೃಢಪಟ್ಟಿದೆ.

ನಗರದಲ್ಲಿ ಬುಧವಾರ ಈ ಔಷಧ ಬಿಡುಗಡೆ ಮಾಡಲಾಯಿತು. ಇದು ಮಾತ್ರೆ ಮತ್ತು ಸಿರಪ್ ರೂಪದಲ್ಲಿದ್ದು, ಕೇಂದ್ರ ಆಯುಷ್ ಇಲಾಖೆಯಿಂದ ಮಾನ್ಯತೆ ಪಡೆದಿದೆ. ‘ಕೇಂದ್ರೀಯ ಆಯುರ್ವೇದ ವಿಜ್ಞಾನ ಸಂಶೋಧನಾ ಮಂಡಳಿಯು ವಿವಿಧ ಹಂತಗಳಲ್ಲಿ ಈ ಔಷಧವನ್ನು ಪರೀಕ್ಷೆಗೆ ಒಳಪಡಿಸಿದೆ. ಆಯುಷ್ ಸಚಿವಾಲಯದ 12 ಮಂದಿ ಒಳಗೊಂಡ ಅಂತರ್ ಶಿಸ್ತು ತಾಂತ್ರಿಕ ಸಮಿತಿ ಪರಿಶೀಲಿಸಿದೆ. ಚೆನ್ನೈನ ಒಮಂದೂರು ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಮೂರನೇ ಹಂತದ ಪ್ರಾಯೋಗಿಕ ಪರೀಕ್ಷೆ ನಡೆಸಲಾಗಿದೆ. ಕೊರೊನಾ ಸೋಂಕಿತರು ಒಟ್ಟು 14 ದಿನ ಈ ಮಾತ್ರೆ ಸೇವಿಸಬೇಕು. ಪ್ರಾಥಮಿಕ ಸಂಪರ್ಕಕ್ಕೆ ಒಳಗಾದವರು ನಾಲ್ಕರಿಂದ ಐದು ದಿನಗಳು ತೆಗೆದುಕೊಂಡರೆ ಸಾಕು’ ಎಂದು ಕಂಪನಿಯ ಮಾರುಕಟ್ಟೆ ವ್ಯವಸ್ಥಾಪಕ ಆರ್. ಶ್ರೀವಲ್ಲಭ ತಿಳಿಸಿದರು.

‘ಲಸಿಕೆ ಲಭ್ಯವಿಲ್ಲದೆ, ಜನರನ್ನು ಉತ್ತೇಜಿಸಲಾಗದು’

‘ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎಷ್ಟು ಲಸಿಕೆ ಲಭ್ಯ ಇರುತ್ತದೆ ಎಂಬುದು ಅಲ್ಲಿನ ವೈದ್ಯರಿಗೆ ಖಚಿತವಾಗಿ ತಿಳಿದಿರುವುದಿಲ್ಲ. ಲಸಿಕೆ ಪೂರೈಕೆ ಬಗ್ಗೆ ಖಾತರಿ ಇದ್ದರೆ ಲಸಿಕೆ ಹಾಕಿಸಿಕೊಳ್ಳುವಂತೆ ಜನರನ್ನು ಮತ್ತಷ್ಟು ಹುರಿದುಂಬಿಸಬಹುದು. ಪೂರೈಕೆ ಕೊರತೆಯಿಂದಲೇ ಲಸಿಕಾ ಕಾರ್ಯಕ್ರಮಕ್ಕೆ ಹಿನ್ನಡೆ ಆಗಿರುವುದು ನಿಜ’ ಎಂದು ಬಿಬಿಎಂಪಿಯ ಆರೋಗ್ಯ ವಿಭಾಗದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

‘ಪಿಎಚ್‌ಸಿಯಲ್ಲಿ ಲಸಿಕೆ ಲಭ್ಯವಿರುತ್ತದೆ ಎಂದು ಖಾತರಿಯಾದರೆ ನಾಳೆ ಬನ್ನಿ ಎಂದಾದರೂ ಜನರಿಗೆ ಹೇಳಿ ಕಳುಹಿಸಬಹುದು. ವೈದ್ಯರಿಗೆ ಈ ಬಗ್ಗೆ ಖಾತರಿಯೇ ಇರುವುದಿಲ್ಲ. ಹಾಗಾಗಿ ಲಸಿಕೆ ಹಾಕಿಸಿಕೊಳ್ಳುವಂತೆ ನಮ್ಮ ಸಿಬ್ಬಂದಿ ಜನರನ್ನು ಉತ್ತೇಜಿಸುತ್ತಿಲ್ಲ. ಲಸಿಕೆ ಲಭ್ಯ ಇಲ್ಲ ಎಂದು ಗೊತ್ತಾದಾಗ ಜನರು ಸಿಬ್ಬಂದಿಗೆ ಹಿಗ್ಗಾ ಮುಗ್ಗಾ ಬೈದು ಹೋಗುತ್ತಾರೆ. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ಹಾಕಲಾಗುವುದು ಎಂದು ಸರ್ಕಾರ ಜಾಹೀರಾತು ನೀಡಿರುವುದರಿಂದಲೇ ಈ ಸಮಸ್ಯೆ ಸೃಷ್ಟಿಯಾಗಿದೆ’ ಎಂದು ಅವರು ವಿವರಿಸಿದರು.

ಕೋವಿಡ್ ಅಂಕಿ–ಅಂಶ

ಆಧಾರ: ಕೋವಿಡ್19 ಇಂಡಿಯಾ, ಒಆರ್‌ಜಿ

	ವಿಶ್ವ	ಭಾರತ
ಒಟ್ಟು ಪ್ರಕರಣ	18.88 ಕೋಟಿ ▲	3.09 ಕೋಟಿ
ಸಕ್ರಿಯ ಪ್ರಕರಣ	1.21 ಕೋಟಿ	4.26 ಲಕ್ಷ ▲
ಗುಣಮುಖ	17.25 ಕೋಟಿ ▲	3.01 ಕೋಟಿ ▲
ಸಾವು	40.69 ಲಕ್ಷ ▲	4.12 ಲಕ್ಷ ▲

ದಿನದ ಮಾಹಿತಿ

	ವಿಶ್ವ	ಭಾರತ
ಹೊಸ ಪ್ರಕರಣ	5.10 ಲಕ್ಷ ▲	41,312 ▲
ಗುಣಮುಖ	4.09 ಲಕ್ಷ ▲	38,455 ▼
ಸಾವು	8,120 ▲	566 ▼

ಎಲ್ಲಿ ಹೆಚ್ಚು ಪ್ರಕರಣ (ಹಿಂದಿನ 24 ಗಂಟೆಗಳಲ್ಲಿ)



ಬ್ರೆಜಿಲ್	ಬ್ರಿಟನ್	ರಷ್ಯಾ
45,094	36,660 ▲	24,702 ▼

ಎಲ್ಲಿ ಹೆಚ್ಚು ಸಕ್ರಿಯ ಪ್ರಕರಣಗಳು (ಲಕ್ಷಗಳಲ್ಲಿ)

ಅಮೆರಿಕ	ಬ್ರೆಜಿಲ್	ಬ್ರಿಟನ್
48.79 ▲	8.45 ▼	6.94 ▲

(*ರಾತ್ರಿ12 ಗಂಟೆಯ ವರೆಗಿನ ಮಾಹಿತಿ)

ಎಲ್ಲಿ ಹೆಚ್ಚು ಸಾವು (ಒಟ್ಟು)

ಮಹಾರಾಷ್ಟ್ರ	1.26 ಲಕ್ಷ
ತಮಿಳುನಾಡು	33,557 ▲
ದೆಹಲಿ	25,021 ▲

ಎಲ್ಲಿ ಹೆಚ್ಚು ಪ್ರಕರಣ (ಲಕ್ಷಗಳಲ್ಲಿ)

ಮಹಾರಾಷ್ಟ್ರ	61.81 ▲
ಕೇರಳ	31.03 ▲
ತಮಿಳುನಾಡು	25.26 ▲

ಪ್ರಜಾವಾಣಿ ಗ್ರಾಫಿಕ್ಸ್

ಗೂಂಡಾ ಕಾಯ್ದೆಯಡಿ ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕೊಲೆ, ಕೊಲೆ ಯತ್ನ, ದರೋಡೆ, ಸುಲಿಗೆ ಹಾಗೂ ಹಲ್ಲೆ ಮತ್ತು ಮಾದಕ ವಸ್ತು ಮಾರಾಟ ಸೇರಿದಂತೆ ಹಲವು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಕೆ.ಪಿ. ಅಗ್ರಹಾರ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.

ಮಾಗಡಿ ರಸ್ತೆಯ ಚೋಳರ ಪಾಳ್ಯದ ನಿವಾಸಿ ಎಸ್.ಸಂಜಯ್ ಬಂಧಿತ ಆರೋಪಿ.

ಆರೋಪಿ ವಿರುದ್ಧ ಕೆ.ಪಿ.ಅಗ್ರಹಾರ, ಮಾಗಡಿ ರಸ್ತೆ, ವಿಜಯನಗರ, ಅನ್ನಪೂರ್ಣೇಶ್ವರಿ ನಗರ, ಚಂದ್ರಾ ಬಡಾವಣೆ, ಬ್ಯಾಟರಾಯನಪುರ ಠಾಣೆಗಳಲ್ಲಿ ಒಟ್ಟು 19 ಪ್ರಕರಣಗಳು ದಾಖಲಾಗಿದ್ದವು. ಆತ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ.

‘ಜಾಮೀನು ಪಡೆದು ಹೊರ ಬಂದ ನಂತರವೂ ಸಂಜಯ್ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದ. ಹಾಗಾಗಿ, ಆತನ ವಿರುದ್ಧ ಗೂಂಡಾ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಕೋರಿ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಶಿಫಾರಸು ಮಾಡಿದ್ದೆವು. ಕಮಿಷನರ್ ಅವರ ಆದೇಶದ ಮೇರೆಗೆ ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ’ ಎಂದು ಕೆ.ಪಿ.ಅಗ್ರಹಾರ ಠಾಣೆಯ ಪೊಲೀಸರು ತಿಳಿಸಿದರು.

‘ಬೆಳಗಾವಿಯಲ್ಲೇ ವಿಧಾನಮಂಡಲ ಅಧಿವೇಶನ ನಡೆಸಿ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ಬೆಳಗಾವಿಯಲ್ಲಿ ತಕ್ಷಣ ವಿಧಾನಮಂಡಲ ಅಧಿವೇಶನ ಕರೆಯಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

‘ಕರ್ನಾಟಕ ರಾಜ್ಯ ವಿಧಾನಮಂಡಲದ ಸರ್ಕಾರಿ ಕಾರ್ಯಕಲಾಪಗಳ ನಿರ್ವಹಣೆ ಕಾಯ್ದೆ–2005ರ ಸೆಕ್ಷನ್ 3 ಮತ್ತು 4ರಂತೆ ಜುಲೈ ತಿಂಗಳಲ್ಲಿ ವಿಧಾನಸಭೆಯ ಅಧಿವೇಶನ ನಡೆಸಬೇಕಾಗಿತ್ತು. ಆದರೆ, ಸರ್ಕಾರವು ಈವರೆಗೂ ಕೂಡ ಅಧಿವೇಶನ ನಡೆಸಲು ಯಾವುದೇ ಕ್ರಮಗಳನ್ನು ಕೈಗೊಳ್ಳದಿರುವುದು ನಿಯಮಬಾಹಿರ’ ಎಂದು ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.

‘ಜನರ ಸಂಕಷ್ಟಗಳ ಕುರಿತು ಚರ್ಚಿಸಿ, ಪರಿಹಾರಗಳನ್ನು ಕಂಡುಕೊಳ್ಳಲು ನಿಯಮದ ಪ್ರಕಾರ ಪ್ರತಿವರ್ಷ ಕನಿಷ್ಠ 60 ದಿನ ಅಧಿವೇಶನ ನಡೆಸಬೇಕು. ಜನವರಿಯಲ್ಲಿ 15, ಮಾರ್ಚ್‌ನಲ್ಲಿ 20, ಜುಲೈನಲ್ಲಿ 15, ನವೆಂಬರ್‌ನಲ್ಲಿ 10 ಹೀಗೆ ವರ್ಷದಲ್ಲಿ ಕನಿಷ್ಠ ನಾಲ್ಕು ಅಧಿವೇಶನ ನಡೆಸಬೇಕು. ಆದರೆ, ಬಿಜೆಪಿ ಸರ್ಕಾರ ಈ ನಿಯಮಗಳನ್ನು ಗಾಳಿಗೆ ತೂರುತ್ತಿದೆ. 2020ರಲ್ಲಿ 31 ದಿನ, 2021ರಲ್ಲಿ ಈವರೆಗೆ 20 ದಿನ ಅಧಿವೇಶನ ನಡೆದಿದೆ. ಈ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಬೆಳಗಾವಿಯಲ್ಲಿ ಅಧಿವೇಶನವನ್ನೇ ನಡೆಸಿಲ್ಲ. ಸರ್ಕಾರದ ಈ ಕ್ರಮ ಅಕ್ಷಮ್ಯ’ ಎಂದೂ ಪತ್ರದಲ್ಲಿ ಹೇಳಿದ್ದಾರೆ.

‘ರಾಜ್ಯದ ಆರ್ಥಿಕ, ರಾಜಕೀಯ, ಆಡಳಿತಾತ್ಮಕ ಮತ್ತು ಆರೋಗ್ಯ ಕ್ಷೇತ್ರಗಳು ಕುಸಿದು ಬಿದ್ದಿದೆ. ಕೋವಿಡ್ ಮೂರನೇ ಅಲೆಯ ಭೀತಿ ಜನರನ್ನು ಕಾಡುತ್ತಿದೆ’ ಎಂದೂ ದೂರಿದ್ದಾರೆ.

ಜೆಎನ್‌ಸಿಎಎಸ್‌ಆರ್‌ಗೆ ವಸ್ತು ವಿಜ್ಞಾನದಲ್ಲಿ 28ನೇ ಸ್ಥಾನ

ಪ್ರಜಾವಾಣಿ ವಾರ್ತೆ

ಬೆಂಗಳೂರು: ವಸ್ತು ವಿಜ್ಞಾನ ಕ್ಷೇತ್ರದಲ್ಲಿ ನೇಚರ್ ಸೂಚ್ಯಂಕದ ವಿಶ್ವದ 50 ಪ್ರತಿಷ್ಠಿತ ಸಂಸ್ಥೆಗಳ ಪಟ್ಟಿಯಲ್ಲಿ ಬೆಂಗಳೂರಿನ ಜವಾಹರಲಾಲ್ ನೆಹರೂ ಮುಂದುವರಿದ ವೈಜ್ಞಾನಿಕ ಸಂಶೋಧನಾ ಕೇಂದ್ರ (ಜೆಎನ್‌ಸಿಎಎಸ್‌ಆರ್) ಸ್ಥಾನ ಪಡೆದಿದೆ.

ಈ ಪಟ್ಟಿಯಲ್ಲಿ ಜೆಎನ್‌ಸಿಎಎಸ್ ಆರ್ 28 ನೇ ಸ್ಥಾನ ಪಡೆದಿದೆ. ಇದರಲ್ಲಿ ಚೀನಾದ 18, ಅಮೆರಿಕಾದ 12, ಯುಕೆ 2 ವಿಶ್ವವಿದ್ಯಾಲಯ/ಸಂಸ್ಥೆಗಳು ಸ್ಥಾನ ಪಡೆದಿವೆ. ವಿಶ್ವದ ಶ್ರೇಷ್ಠ ದರ್ಜೆಯ 50 ವಿಶ್ವವಿದ್ಯಾಲಯಗಳು ಮತ್ತು ಸಂಸ್ಥೆಗಳ ಪಟ್ಟಿ ಇದಾಗಿದೆ.

ಈ ಪಟ್ಟಿಯಲ್ಲಿ ಜೆಎನ್‌ಸಿಎಎಸ್‌ಆರ್ ಭಾರತದ ಏಕೈಕ ಸಂಸ್ಥೆ ಸ್ಥಾನ ಗಿಟ್ಟಿಸಿದೆ. ಚೀನಾದ ಶಾಂಘೈನ ಜಿಯಾ ತಾಂಘ್ ವಿಶ್ವವಿದ್ಯಾಲಯ ಮೊದಲ ಸ್ಥಾನ ಪಡೆದಿದೆ. ಅಮೆರಿಕಾದ ಟೆಕ್ಸಾಸ್‌ನ ಆಸ್ಟಿನ್ ವಿಶ್ವವಿದ್ಯಾಲಯ ನಾಲ್ಕನೇ, ಬರ್ಕ್‌ಲಿ ವಿಶ್ವವಿದ್ಯಾಲಯ 12, ಕೇಂಬ್ರಿಜ್ ವಿಶ್ವವಿದ್ಯಾಲಯ 27 ನೇ ಸ್ಥಾನ ಪಡೆದಿದೆ.

ಜೆಎನ್‌ಸಿಎಎಸ್‌ಆರ್ ಅಧ್ಯಕ್ಷ ಪ್ರೊ. ಗಿರಿಧರ್ ಯು ಕುಲಕರ್ಣಿ ಈ ಕುರಿತು ಪ್ರತಿಕ್ರಿಯಿಸಿ, ಸಂಸ್ಥೆಯ ವಸ್ತು ವಿಜ್ಞಾನ ವಿಭಾಗ 28 ನೇ ಸ್ಥಾನ ಪಡೆದಿರುವ ಬಗ್ಗೆ ಹೆಮ್ಮೆ ಇದೆ. ನಮ್ಮ ಸಂಶೋಧನಾ ಸಾಮರ್ಥ್ಯವನ್ನು ಈ ಮಟ್ಟಕ್ಕೆ ಬೆಳೆಸುವಲ್ಲಿ ದಶಕಗಳ ಶ್ರಮವಿದೆ. ಈ ಸಣ್ಣ ಕೇಂದ್ರದಲ್ಲಿ ವಸ್ತು ವಿಜ್ಞಾನ ಅಲ್ಲದೆ, ಘನಸ್ಥಿತಿಯ ರಾಸಾಯನ ವಿಜ್ಞಾನ, ನ್ಯಾನೋಟೆಕ್ನಾಲಜಿ, ಥರ್ಮೋ ಎಲೆಕ್ಟ್ರಿಕ್, ಸೂಪರ್ ಕಂಡಕ್ಟವಿಟಿ ವಿಷಯಗಳಲ್ಲಿ ಮುಂದುವರಿದ ಸಂಶೋಧನೆಗಳು ನಡೆಯುತ್ತಾ ಬಂದಿದೆ ಎಂದರು.

2019 ರಲ್ಲಿ ನೇಚರ್ ಇಂಡೆಕ್ಸ್‌ನ ಯಂಗ್ ಗ್ರಾಜುಯೇಟ್ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಜೆಎನ್‌ಸಿಎಎಸ್‌ಆರ್ 7ನೇ ಸ್ಥಾನ ಪಡೆದಿತ್ತು. ಅಲ್ಲದೆ, ರಾಸಾಯನ ವಿಜ್ಞಾನ ಕ್ಷೇತ್ರದ 50 ಅತ್ಯುನ್ನತ ವಿಶ್ವವಿದ್ಯಾಲಯಗಳಲ್ಲಿ 17 ನೇ ರ್‍ಯಾಂಕ್ ಕೂಡಾ ಪಡೆದಿತ್ತು.

‘₹ 5 ಸಾವಿರ ಕೋಟಿ ವೆಚ್ಚದಲ್ಲಿ 150 ಐಟಿಐ ಮೇಲ್ದರ್ಜೆಗೆ’

ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ರಾಜ್ಯದ 150 ಸರ್ಕಾರಿ ಐಟಿಐಗಳನ್ನು ₹ 5 ಸಾವಿರ ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ‘ಉದ್ಯೋಗ’ ಎಂಬ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ’ ಎಂದು ಕೌಶಲಾಭಿವೃದ್ಧಿ, ಜೀವನೋಪಾಯ ಮತ್ತು ಉದ್ಯಮಶೀಲತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ. ಎನ್. ಅಶ್ವತ್ಥನಾರಾಯಣ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಈ ಉದ್ದೇಶಕ್ಕಾಗಿ ಟಾಟಾ ಟೆಕ್ನಾಲಜೀಸ್ ಸೇರಿ 20 ಖಾಸಗಿ ಕಂಪನಿಗಳ ಜತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಸುಮಾರು ₹ 250 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಒದಗಿಸಲಾಗುತ್ತಿದೆ’ ಎಂದರು.

‘ಐಟಿಐಗಳಲ್ಲಿ 75 ಹಳೆಯ ಲ್ಯಾಬ್‌ಗಳಿದ್ದು, ಅವುಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಇನ್ನು 75 ಕಡೆ ಲ್ಯಾಬ್‌ಗಳು ಇಲ್ಲ. ಅಂಥ ಕಡೆ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು’ ಎಂದು ಮಾಹಿತಿ ನೀಡಿದರು.

ಒಪ್ಪಂದಗಳು: ಐಟಿಐ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವವರಿಗೆ ಉದ್ಯೋಗ ಕಲ್ಪಿಸಲು ದೊಡ್ಡ ದೊಡ್ಡ ಕೈಗಾರಿಕೆಗಳ ಜತೆ ಕೈಜೋಡಿಸಿ ತರಬೇತಿ ನೀಡಲಾಗುವುದು. ಇದಕ್ಕೆ ಸಂಬಂಧಿಸಿ ಹಲವು ಕಂಪನಿಗಳ ಜತೆ ಮುಖ್ಯಮಂತ್ರಿ ಸಮ್ಮುಖದಲ್ಲಿ ಒಪ್ಪಂದ ಏರ್ಪಡಲಿದೆ’ ಎಂದರು.



ಅಶ್ವತ್ಥ ನಾರಾಯಣ

ಉದ್ಯೋಗ ಮೇಳ: ‘ಆನ್‌ಲೈನ್ ಉದ್ಯೋಗ ಮೇಳಗಳನ್ನು ವರ್ಷವಿಡೀ ಹಮ್ಮಿಕೊಳ್ಳಲು ನಿಶ್ಚಯಿಸಲಾಗಿದ್ದು, ಅದಕ್ಕೂ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ’ ಎಂದರು.

‘ರಾಜ್ಯದಲ್ಲಿ ಹೊಸದಾಗಿ ಇನ್ನೂ ನಾಲ್ಕು ಜಿಟಿಟಿಸಿಗಳನ್ನು ಸ್ಥಾಪಿಸಲಾಗುತ್ತಿದೆ. ರಾಜ್ಯದಲ್ಲಿ ಜಿಟಿಟಿಸಿಗಳ ಸಂಖ್ಯೆಯನ್ನು 30ಕ್ಕೆ ಏರಿಸಲು ನಿರ್ಧರಿಸಲಾಗಿದೆ. ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂಸ್ಥೆ, ನಿಗಮಗಳನ್ನು ಒಂದೇ ಸೂರಿನಡಿ ತರಲು ರಾಮನಗರದಲ್ಲಿ ಸ್ಕಿಲ್ ಹಬ್ ಆರಂಭಿಸಲಾಗುತ್ತಿದೆ’ ಎಂದೂ ಹೇಳಿದರು.

ನಗರದಲ್ಲಿ ಇಂದು

ದತ್ತಿ ಉಪನ್ಯಾಸ: ರಾಸ ಸಾಹಿತ್ಯ – ಡಿ. ಲಿಂಗಯ್ಯ, ಟಿ.ಎಸ್. ವೆಂಕಣ್ಣಯ್ಯ, ತೀ.ನಂ.ಶ್ರೀ – ಶಾರದಮ್ಮ ಹನುಮಯ್ಯ ದತ್ತಿ ಕಾರ್ಯಕ್ರಮ, ವಿಷಯ: ಜನಪದ ಸಾಹಿತ್ಯಕ್ಕೆ ಪ್ರೊ. ಲಿಂಗಯ್ಯನವರ ಕೊಡುಗೆ, ಉಪನ್ಯಾಸಕರು: ಪ್ರೊ. ಶಾಂತರಾಜು, ಉಪಸ್ಥಿತಿ: ಆರ್. ಲಕ್ಷ್ಮೀನಾರಾಯಣ, ಆಯೋಜನೆ: ಬಿ.ಎಂ. ಶ್ರೀ. ಪ್ರತಿಷ್ಠಾನ, ಸಂಜೆ 4.30 (ಆನ್‌ಲೈನ್ ಕಾರ್ಯಕ್ರಮ)

ಶಿಲಾನ್ಯಾಸ ಕಾರ್ಯಕ್ರಮ: ಕ್ರೀಡಾ ವಿಭಾಗ ಕಟ್ಟಡದ ನಿರ್ಮಾಣ ಮತ್ತು ರೋಬೋಟಿಕ್ ಶಸ್ತ್ರ ಚಿಕಿತ್ಸಾ ಸೌಲಭ್ಯದ ಶಿಲಾನ್ಯಾಸ ಕಾರ್ಯಕ್ರಮ, ಶಿಲಾನ್ಯಾಸ ನೆರವೇರಿಸುವವರು: ಸಚಿವ ಡಾ.ಕೆ. ಸುಧಾಕರ್, ಅಧ್ಯಕ್ಷತೆ: ಶಾಸಕ ಉದಯ್ ಬಿ. ಗರುಡಾಚಾರ್, ಮುಖ್ಯ ಅತಿಥಿ: ಸಂಸದ ತೇಜಸ್ವಿ ಸೂರ್ಯ, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಉಪಸ್ಥಿತಿ: ಡಾ.ಎಚ್. ಎಸ್. ಚಂದ್ರಶೇಖರ್, ಸಿ. ಮಂಜಪ್ಪ, ಆಯೋಜನೆ ಮತ್ತು ಸ್ಥಳ: ಸಂಜಯ ಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ, ಮಧ್ಯಾಹ್ನ 3

ವೆಬಿನಾರ್: ‘ಫ್ರೆಮ್‌ವರ್ಕ್ ಫಾರ್ ಜುಡಿಷಿಯಲ್ ಡೇಟಾ ರೆಗ್ಯೂಲೇಷನ್’, ಉಪನ್ಯಾಸಕರು: ಪ್ರಾಣೇಶ್ ಪ್ರಕಾಶ್, ನಟಾಲಿಯಾ ಬೈರೋಮ್, ಜೈದೀಪ್ ರೆಡ್ಡಿ, ನಿರ್ವಹಣೆ: ಆಕಾಂಕ್ಷಾ ಮಿಶ್ರಾ, ಆಯೋಜನೆ: ದಕ್ಷ್, ಸಂಜೆ 4.30 (ಆನ್‌ಲೈನ್ ಕಾರ್ಯಕ್ರಮ)

AN OCEAN OF OPPORTUNITIES AWAITS THE AMBITIOUS

JOIN INDIAN NAVY

Indian Navy invites online applications from unmarried male candidates, to join as Short Service Commission Officers.

Branch / Cadre	Educational Qualification	Vacancies	Born Between (Both Dates Inclusive)
SSC Electrical Branch [General Service (GS)]	BE/B.Tech with minimum 60% marks in any of the following streams:- (i) Electrical (ii) Electronics (iii) Tele Communication (iv) Electronics & Communication (v) Power Engineering (vi) Power Electronics (vii) Electronics & Instrumentation (viii) Instrumentation & Control (ix) Instrumentation (x) Applied Electronics and Communication (AEC) (xi) Electrical & Electronics	40	02 January 1997 & 01 July 2002

Online application window is open from 16 July to 30 July 21.

For eligibility criteria and details, visit www.joinindiannavy.gov.in and Employment News dated 17 July 21.

Scan this QR Code to apply online

davp 10701/13/0005/2122

AstraZeneca

ಆಸ್ಟ್ರಾಜೆನೆಕ ಫಾರ್ಮಾ ಇಂಡಿಯಾ ಲಿಮಿಟೆಡ್

(CIN: L24231KA1979PLC003563)

ರಿಜಿಸ್ಟರ್ಡ್ ಆಫೀಸ್: ಬ್ಲಾಕ್ ಎನ್1, 12ನೇ ಮಹಡಿ, ಮಾನ್ಯತಾ ಎಂಬಸಿ ಬಿಸಿನೆಸ್ ಪಾರ್ಕ್, ರಾಚೇನಹಳ್ಳಿ, ಔಟರ್ ರಿಂಗ್ ರೋಡ್, ಬೆಂಗಳೂರು – 560 045

ಇಮೇಲ್: comp.secy@astrazeneca.com ವೆಬ್: www.astrazeneca.com/india

ದೂರವಾಣಿ: +91 80 67748000, ಫ್ಯಾಕ್ಸ್: +91 80 6774 8557

ವಾರ್ಷಿಕ ಸರ್ವಸದಸ್ಯರ ಸಭೆಯ ಸೂಚನೆ ಮತ್ತು ಇ–ಮತದಾನದ ಬಗ್ಗೆ ಮಾಹಿತಿ

ಸದಸ್ಯರಿಗೆ ಪ್ರತ್ಯೇಕವಾಗಿ ಇಮೇಲ್ ಮೂಲಕ ಕಳಿಸಿಕೊಡಲಾಗುವ 2021ರ ಮೇ, 25ನೇ ದಿನಾಂಕದ ನೋಟೀಸಿನಲ್ಲಿ ತಿಳಿಸಲಾಗಿರುವಂತಹ ವ್ಯವಹಾರವನ್ನು ನಡೆಸುವ ಸಲುವಾಗಿ ಆಸ್ಟ್ರಾಜೆನಿಕ ಫಾರ್ಮ ಇಂಡಿಯಾ ಲಿಮಿಟೆಡ್‌ನ ("ಕಂಪನಿ") 42ನೇ ವಾರ್ಷಿಕ ಸರ್ವಸದಸ್ಯರ ಸಭೆ("ಎಜಿಎಮ್")ಯನ್ನು ಸೋಮವಾರ, 2021ರ ಆಗಸ್ಟ್, 09ರಂದು ಮಧ್ಯಾಹ್ನ 03.00 ಗಂಟೆಗೆ (ಭಾ.ಕಾ.) ವಿಡಿಯೊ ಕಾನ್ಫರೆನ್ಸ್ (VC) / ಇತರ ಶ್ರವಣ ದೃಶ್ಯ ಮಾಧ್ಯಮಗಳ (OAVM) ಮೂಲಕ ಕಂಪನಿಗಳ ಅಧಿನಿಯಮ, 2013 ('ಅಧಿನಿಯಮ') ರಲ್ಲಿನ ಅನ್ವಯವಾಗುವ ನಿಬಂಧನೆಗಳನ್ನು ಕಾರ್ಪೊರೇಟ್ ಸಚಿವಾಲಯವು ಹೊರಡಿಸಿರುವ 2020ರ ಏಪ್ರಿಲ್ 08, 2020ರ ಏಪ್ರಿಲ್ 13 ಮತ್ತು 2020ರ ಮೇ, 05 ದಿನಾಂಕದ ಸುತ್ತೋಲೆ(ಗಳ) ('ಎಂಸಿಎ ಸುತ್ತೋಲೆಗಳು') ಮತ್ತು ಸೆಕ್ಯುರಿಟಿಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (SEBI) ಹೊರಡಿಸಿರುವ 2020ರ ಮೇ, 12 ಹಾಗೂ 2021 ಜನವರಿ, 15 ದಿನಾಂಕದ ಸುತ್ತೋಲೆಗಳ ಜೊತೆ ಓದಿ ಅರ್ಥೈಸಿಕೊಂಡ ಪ್ರಕಾರ ನಡೆಸಲಾಗುವುದು ಎಂದು ಈ ಸೂಚನೆಯನ್ನು ನೀಡಲಾಗಿದೆ.

ಕಂಪನಿಯ ರಿಜಿಸ್ಟ್ರಾರ್ ಮತ್ತು ಶೇರು ವರ್ಗಾವಣೆ ಏಜೆಂಟರು/ಡಿಪಾಸಿಟರಿ ಪಾರ್ಟಿಸಿಪೆಂಟರೊಂದಿಗೆ ತಮ್ಮ ಇಮೇಲ್ ವಿಳಾಸಗಳನ್ನು ನೋಂದಾಯಿಸಿಕೊಂಡಿರುವ ಎಲ್ಲಾ ಶೇರುದಾರರಿಗೂ ಸದರಿ ಅಧಿನಿಯಮ ಹಾಗೂ ಅದರ ಅಡಿಯಲ್ಲಿ ರಚಿಸಲಾಗಿರುವ ನಿಯಮಾವಳಿ ಮತ್ತು ಮೇಲೆ ಹೇಳಿರುವ ಸುತ್ತೋಲೆಗಳ ಅನುಸಾರ 'ಎಜಿಎಂ'ನ ಸೂಚನೆಯ ಮತ್ತು 2020–21ನೇ ಸಾಲಿನ ವಾರ್ಷಿಕ ವರದಿಯ ವಿದ್ಯುನ್ಮಾನ ಪ್ರತಿಗಳನ್ನು ಇಮೇಲ್ ಮೂಲಕ ಕಳುಹಿಸಲಾಗುವುದು. 2020–21ನೇ ವಿತ್ತೀಯ ವರ್ಷದ ವಾರ್ಷಿಕ ವರದಿಯ ಜೊತೆಗೆ ಎಜಿಎಂ ಸೂಚನೆಯನ್ನು ಕೂಡ ಕಂಪನಿಯ www.astrazeneca.com/india, ಸ್ಟಾಕ್ ಎಕ್ಸ್‌ಚೇಂಜುಗಳ www.nseindia.com/www.bseindia.com ಈ ವೆಬ್‌ಸೈಟುಗಳಲ್ಲಿ ಮತ್ತು ನ್ಯಾಷನಲ್ ಸೆಕ್ಯುರಿಟೀಸ್ ಡಿಪಾಸಿಟರಿ ಲಿಮಿಟೆಡ್‌ನ (NSDL) https://www.evoting.nsdl.com ವೆಬ್‌ಸೈಟಿನಲ್ಲಿ ಕೂಡ ಹಾಕಲಾಗುವುದು.

ಸದಸ್ಯರು ದಯವಿಟ್ಟು ಈ ಕೆಳಗಿನ ಅಂಶಗಳನ್ನು ಗಮನಿಸಬೇಕು:

ಎ) ವಿದ್ಯುನ್ಮಾನ ಮತಚಲಾವಣೆ ವ್ಯವಸ್ಥೆಯನ್ನು (ಇ–ಮತದಾನ) ಬಳಸಿಕೊಂಡು ಎಜಿಎಂ ಸೂಚನೆಯಲ್ಲಿ ಹೇಳಿರುವಂತಹ ಎಲ್ಲ ನಿರ್ಣಯಗಳ ಮೇಲೆ ತಮ್ಮ ಮತ ಚಲಾಯಿಸಲು ಅನುವಾಗುವಂತೆ ಸದಸ್ಯರಿಗೆ ಎನ್‌ಎಸ್‌ಡಿಎಲ್‌ನ ಇ–ಮತದಾನ ಸೌಲಭ್ಯವನ್ನು ಒದಗಿಸಲಾಗುವುದು. ವಿದ್ಯುನ್ಮಾನ ಮತ್ತು ಭೌತಿಕ ರೂಪದಲ್ಲಿ ಶೇರುಗಳನ್ನು ಹೊಂದಿರುವ ಶೇರುದಾರರಿಂದ 'ರಿಮೋಟ್' ಮತ ಚಲಾವಣೆ, ಮತ್ತು ತಮ್ಮ ಇಮೇಲ್ ವಿಳಾಸಗಳನ್ನು ನೋಂದಾಯಿಸಿಕೊಂಡಿರದ ಶೇರುದಾರರಿಂದ ಮತ ಚಲಾವಣೆ ಮಾಡುವ ವಿಧಾನಗಳ ಕುರಿತಾದ ವಿವರಗಳನ್ನು ಎಜಿಎಂ ಸೂಚನೆಯಲ್ಲಿ ತಿಳಿಸಲಾಗುವುದು.

ಬಿ) ಇ–ಮತದಾನದ ಅವಧಿಯು 2021ರ ಆಗಸ್ಟ್, 05 ಬೆಳಿಗ್ಗೆ 09.00ಕ್ಕೆ (ಭಾ.ಕಾ.) ಪ್ರಾರಂಭವಾಗಿ 2021ರ ಆಗಸ್ಟ್, 08 ಸಂಜೆ 05.00ಕ್ಕೆ (ಭಾ.ಕಾ.) ಮುಗಿಯುತ್ತದೆ. ಸದಸ್ಯರು ಈ ಅವಧಿಯಲ್ಲಿ ವಿದ್ಯುನ್ಮಾನ ರೂಪದಲ್ಲಿ ತಮ್ಮ ಮತಗಳನ್ನು ಚಲಾಯಿಸಬಹುದು. ತದನಂತರ ಎನ್‌ಎಸ್‌ಡಿಎಲ್, ಇ–ಮತದಾನದ ಮಾಡ್ಯೂಲನ್ನು ತೆಗೆದುಬಿಡುತ್ತದೆ. ಸದಸ್ಯರ ಮತದಾನದ ಹಕ್ಕುಗಳು ಅವರು 2021ರ ಆಗಸ್ಟ್ 02ರಂದು ('ಅಂತಿಮ ದಿನಾಂಕ') ಕಂಪನಿಯಲ್ಲಿ ಹೊಂದಿರುವ ಪಾವತಿಸಿದ ಇಕ್ವಿಟಿ ಶೇರು ಬಂಡವಾಳದ ಪ್ರಮಾಣಗಳಿಗೆ ಅನುಗುಣವಾಗಿರುತ್ತದೆ. ಕಂಪನಿಯ ಸದಸ್ಯರಾಗಿರುವ, ಸದರಿ ಅಂತಿಮ ದಿನಾಂಕದಂದು ಡೀಮ್ಯಾಟ್ ರೂಪದಲ್ಲಿ ಅಥವಾ ಭೌತಿಕ ರೂಪದಲ್ಲಿ ಶೇರುಗಳನ್ನು ಹೊಂದಿರುವ ಯಾವುದೇ ವ್ಯಕ್ತಿಯು ರಿಮೋಟ್ ಇ–ಮತದಾನ ಮಾಡ್ಯೂಲನ್ನು ಬಳಸಿಕೊಂಡು ಎಜಿಎಂ ಸೂಚನೆಯಲ್ಲಿ ಹೇಳಿರುವಂತಹ ಎಲ್ಲ ನಿರ್ಣಯಗಳ ಮೇಲೆ ಮತಗಳನ್ನು ಚಲಾಯಿಸಬಹುದು.

ಸಿ) VC / OAVM ಸೌಲಭ್ಯದ ಮೂಲಕ 'ಎಜಿಎಂ'ನಲ್ಲಿ ಹಾಜರಿರುವ, ಮತ್ತು ರಿಮೋಟ್ ಇ–ಮತದಾನದ ಮೂಲಕ ನಿರ್ಣಯಗಳ ಮೇಲೆ ಈಗಾಗಲೇ ತಮ್ಮ ಮತವನ್ನು ಚಲಾಯಿಸದಿರುವ, ಮತ್ತು ಹಾಗೆ ಮತ ಚಲಾಯಿಸಲು ಯಾವುದೇ ವಿಧವಾದ ನಿರ್ಬಂಧಗಳಿಗೆ ಒಳಗಾಗಿಲ್ಲದ ಶೇರುದಾರರು ಎಜಿಎಂ ನಡೆಯುವ ಸಮಯದಲ್ಲಿ ರಿಮೋಟ್ ಇ–ಮತದಾನ ವ್ಯವಸ್ಥೆಯ ಮೂಲಕ ತಮ್ಮ ಮತವನ್ನು ಚಲಾಯಿಸಲು ಅರ್ಹರಾಗಿರುತ್ತಾರೆ.

ಡಿ) ಎಜಿಎಂ ಪೂರ್ವದಲ್ಲಿಯೇ ಯಾರು ತಮ್ಮ ಮತಗಳನ್ನು ರಿಮೋಟ್ ಇ–ಮತದಾನ ವ್ಯವಸ್ಥೆಯ ಮೂಲಕ ಚಲಾಯಿಸಿರುತ್ತಾರೋ ಅಂತಹವರು ಕೂಡ VC / OAVM ಸೌಲಭ್ಯದ ಮೂಲಕ 'ಎಜಿಎಂ'ನಲ್ಲಿ ಹಾಜರಿರಬಹುದಾದರೂ/ಪಾಲ್ಗೊಳ್ಳಬಹುದಾದರೂ ಮತ್ತೊಮ್ಮೆ ಮತಗಳನ್ನು ಚಲಾಯಿಸಲು ಅವರಿಗೆ ಹಕ್ಕಿರುವುದಿಲ್ಲ.

ತಮ್ಮ ಇಮೇಲ್‌ಗಳನ್ನು ನೋಂದಾಯಿಸಿಕೊಂಡಿರದ ಆದರೆ ಮೊಬೈಲ್ ಸಂಖ್ಯೆಗಳು ಲಭ್ಯವಿರುವ ಸದಸ್ಯರು ಸೂಚನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಲು ಸಾಧ್ಯವಾಗುವಂತೆ, ಇಂಟಿಗ್ರೇಟೆಡ್ ರಿಜಿಸ್ಟ್ರಿ ಮ್ಯಾನೇಜ್ಮೆಂಟ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್, ಎಸ್ಸೆಮೆಸ್ ಮೂಲಕ ಒಂದು ವೆಬ್ ಲಿಂಕ್ ಕಳುಹಿಸುತ್ತದೆ. ಈ ವಿಷಯದ ಬಗ್ಗೆ ಇನ್ನಾವುದೇ ಬಗೆಯ ಸಂದೇಶವು ದೊರೆತಿಲ್ಲದ, ಆದರೆ ಪ್ರಸ್ತಾವಿತ ರಿಮೋಟ್ ಇ–ಮತದಾನದಲ್ಲಿ ಪಾಲ್ಗೊಳ್ಳಲು ಉದ್ದೇಶಿಸಿರುವ, ನಮ್ಮ ಸದಸ್ಯರೆಲ್ಲರನ್ನೂ ತಲುಪಲು ನಾವು ಮಾಡುತ್ತಿರುವ ಪ್ರಯತ್ನ ಈ ಸೂಚನೆ, ಎಂದು ಸದಸ್ಯರೆಲ್ಲರೂ ಪರಿಗಣಿಸಬೇಕಾಗಿ ವಿನಂತಿಸಿಕೊಳ್ಳುತ್ತಿದ್ದೇವೆ.

ತಮ್ಮ ಇಮೇಲ್ ವಿಳಾಸಗಳನ್ನು ನೋಂದಾಯಿಸಿಕೊಂಡಿರದ ಕಾರಣವಾಗಿ ಸದರಿ ಸೂಚನೆಯನ್ನು ಸ್ವೀಕರಿಸಲು ಸಾಧ್ಯವಾಗಿರದ ಸದಸ್ಯರು https://www.integratedindia.in/emailupdation.aspx ಲಿಂಕ್ ಮೇಲೆ ಕ್ಲಿಕ್ಕಿಸಿ ಅದರಲ್ಲಿ ಹೇಳುವಂತಹ ನೋಂದಾವಣಿ ಪ್ರಕ್ರಿಯೆಯನ್ನು ಅನುಸರಿಸುವ ಮೂಲಕ RTAನೊಂದಿಗೆ ತಮ್ಮ ಇಮೇಲ್ ವಿಳಾಸಗಳನ್ನು ನೋಂದಾಯಿಸಿಕೊಳ್ಳಬಹುದು. ಇಮೇಲ್ ವಿಳಾಸದ ನೋಂದಾವಣಿ ಯಶಸ್ವಿಯಾದ ಬಳಿಕ ಈ ಸೂಚನೆಯ ಮೇಲೆ ರಿಮೋಟ್ ಇ–ಮತದಾನ ಮಾಡಲು ಸಾಧ್ಯವಾಗುವಂತೆ ಸದಸ್ಯರಿಗೆ ಸದರಿ ಸೂಚನೆಯ ಸಾಫ್ಟ್ ಪ್ರತಿ ಮತ್ತು ರಿಮೋಟ್ ಇ–ಮತದಾನದ ವಿಧಾನ ಜೊತೆಗೆ ಯೂಸರ್ ಐಡಿ ಹಾಗೂ ಪಾಸ್‌ವರ್ಡ್‌ಗಳು ದೊರೆಯುತ್ತವೆ. ಏನಾದರೂ ಸಂದೇಹಗಳಿದ್ದರೆ ಈ ವಿಳಾಸಕ್ಕೆ ಬರೆದು ಪರಿಹರಿಸಿಕೊಳ್ಳಬಹುದು:– giri@integratedindia.in ಅಥವಾ ಮತದಾನದ ಅವಧಿ ಕೊನೆಯಾಗುವುದಕ್ಕೆ ಇನ್ನೂ 48 ತಾಸುಗಳಿರುವವರೆಗೆ ಇಲ್ಲಿ ಕೆಳಗೆ ಹೇಳಿರುವ ಕಂಪನಿಯ ಇಮೇಲ್ ವಿಳಾಸಕ್ಕೆ ಅಥವಾ RTAಗೆ ಕೋರಿಕೆ/ಸಂದೇಶವನ್ನು ಕಳುಹಿಸಬಹುದು; ಅದರಲ್ಲಿ ಪುಟ ಸಂಖ್ಯೆ / ಡೀಮ್ಯಾಟ್ ಖಾತೆ ಸಂಖ್ಯೆಯನ್ನು ಉದ್ಧರಿಸಿರಬೇಕು. ಕಂಪನಿಯ ಇಮೇಲ್ ವಿಳಾಸ ಮತ್ತು ಸಂಪರ್ಕ ವಿವರಗಳು: comp.secy@astrazeneca.com/080 67748000. RTA ಇಮೇಲ್ ವಿಳಾಸ ಮತ್ತು ಸಂಪರ್ಕ ವಿವರಗಳು: giri@integratedindia.in / 080 23460815-18.

ಇಲೆಕ್ಟ್ರಾನಿಕ್ ರೂಪದಲ್ಲಿ ಶೇರುಗಳನ್ನು ಹೊಂದಿರುವ ಸದಸ್ಯರು ತಮ್ಮ ಇಮೇಲ್ ವಿಳಾಸವನ್ನು ಡಿಪಾಸಿಟರೀಸ್/ಡಿಪಾಸಿಟರಿ ಪಾರ್ಟಿಸಿಪೆಂಟರೊಂದಿಗೂ, ಭೌತಿಕ ರೂಪದಲ್ಲಿ ಶೇರುಗಳನ್ನು ಹೊಂದಿರುವವರು ಖಚಿನೊಂದಿಗೂ ನೋಂದಾಯಿಸಿ ಕೊಳ್ಳಬೇಕಾಗಿ ಕೋರುತ್ತೇವೆ.

ಯಾವುದೇ ವ್ಯಕ್ತಿಯು ಸದರಿ ಸೂಚನೆಯನ್ನು ರವಾನಿಸಿದ ನಂತರದಲ್ಲಿ ಕಂಪನಿಯ ಶೇರುಗಳನ್ನು ಹೊಂದುವ ಮೂಲಕ ಕಂಪನಿಯ ಸದಸ್ಯರಾಗಿ, ಕೊನೆಯ ದಿನಾಂಕವಾದ 2021 ಆಗಸ್ಟ್ 2ರಂದು ಶೇರುಗಳನ್ನು ಹೊಂದಿದ್ದರೆ, ಅಂತಹವರು evoting@nsdl.co.in or giri@integratedindia.in ಗೆ ಮನವಿಯನ್ನು ಕಳುಹಿಸಿ ಲಾಗಿನ್ ಐಡಿ ಮತ್ತು ಪಾಸ್‌ವರ್ಡ್ ಗಳನ್ನು ಪಡೆದುಕೊಳ್ಳಬಹುದು. ಆದರೆ, ಈಗಾಗಲೇ 'ಎನ್‌ಎಸ್‌ಡಿಎಲ್'ನೊಂದಿಗೆ ರಿಮೋಟ್ ಇ–ಮತದಾನಕ್ಕಾಗಿ ನೋಂದಾಯಿಸಿಕೊಂಡಿದ್ದರೆ ಅಂತಹ ಸದಸ್ಯರು ಈಗಿರುವ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ಗಳನ್ನು ಬಳಸಿಕೊಂಡೇ ತಮ್ಮ ಮತಗಳನ್ನು ಚಲಾಯಿಸಬಹುದು.

ಅಂಚೆ ಮತದಾನ ಪ್ರಕ್ರಿಯೆಯು ನ್ಯಾಯವಾಗಿ ಮತ್ತು ಪಾರದರ್ಶಕವಾಗಿ ನಡೆಯಬೇಕೆಂದು ಕಂಪನಿಯ ನಿರ್ದೇಶಕರ ಮಂಡಳಿಯು ಶ್ರೀ ವಿಜಯಕೃಷ್ಣ ಕೆ.ಟಿ., ವೃತ್ತಿಪರ ಕಂಪನಿ ಸೆಕ್ರೆಟರಿ, ಬೆಂಗಳೂರು, ಸಿ.ಪಿ. ಸಂ. 980, ಸದಸ್ಯತ್ವ ಸಂಖ್ಯೆ FCS:1788, ಇವರನ್ನು ಅಂಚೆ ಮತದಾನ ಪ್ರಕ್ರಿಯೆಯ ಸೂಕ್ಷ್ಮ ಪರಿಶೀಲಕರೆಂದು ನೇಮಕ ಮಾಡಿದೆ.

ಸಭೆಯಲ್ಲಿ ಹಾಜರಿದ್ದು ಮತ ಚಲಾಯಿಸುವ ಹಕ್ಕಿರುವ ವ್ಯಕ್ತಿಗಳು ಖುದ್ದಾಗಿ/ಅಧಿಕೃತ ಪ್ರತಿನಿಧಿಯ ಮೂಲಕ ಮತ ಚಲಾಯಿಸಬಹುದು, ಆದರೆ ಸಭೆಯಲ್ಲಿ ಹಾಜರಿರಲು ಮತ್ತು ಮತಚಲಾಯಿಸಲು ಅಧಿಕಾರವಿರುವ ವ್ಯಕ್ತಿಯು ಮೊದಲೇ, ವಿದ್ಯುಕ್ತವಾಗಿ ಸಹಿಮಾಡಿರುವ ಎಲ್ಲ ನಿಗದಿತ ನಮೂನೆ/ಅಧಿಕಾರ ಪತ್ರಗಳನ್ನು ಸೂಕ್ಷ್ಮ ಪರಿಶೀಲಕರ vijaykt@vjkt.in ಇಮೇಲ್ ವಿಳಾಸಕ್ಕೆ ಕಳುಹಿಸಿ ಅದರ ಪ್ರತಿಯೊಂದನ್ನು evoting@nsdl.co.in ಗೆ ಕಳುಹಿಸಿರಬೇಕು.

ಇಲೆಕ್ಟ್ರಾನಿಕ್ ವೋಟಿಂಗ್‌ಗೆ ಸಂಬಂಧಿಸಿದಂತೆ ಏನಾದರೂ ಪ್ರಶ್ನೆಗಳಿದ್ದರೆ: www.evoting.nsdl.comನ ಡೌನ್‌ಲೋಡ್ ವಿಭಾಗಗಳಲ್ಲಿರುವ 'ಸಾಮಾನ್ಯವಾಗಿ ಕೇಳಲಾಗುವ ಪ್ರಶ್ನೆಗಳು (FAQs)' ಮತ್ತು 'ಶೇರುದಾರರಿಗಾಗಿ ಇ–ವೋಟಿಂಗ್ ಬಳಕೆದಾರರ ಕೈಪಿಡಿ'ಗಳನ್ನು ಪರಾಮರ್ಶಿಸಬಹುದು ಅಥವಾ ಯಾವುದೇ ಪ್ರಶ್ನೆಗಳು/ಕುಂದುಕೊರತೆಗಳಿದ್ದಲ್ಲಿ NSDLಗೆ ಶುಲ್ಕರಹಿತ ಸಂಖ್ಯೆ 1800–222–990/1800–224–430 ಮೂಲಕ ಕರೆಮಾಡಬಹುದು ಅಥವಾ evoting@nsdl.co.inಗೆ ಮನವಿಯನ್ನು ಕಳುಹಿಸಬಹುದು.

ಆಸ್ಟ್ರಾಜೆನೆಕ ಫಾರ್ಮಾ ಇಂಡಿಯಾ ಲಿಮಿಟೆಡ್‌ಗಾಗಿ

ಪ್ರತಾಪ್ ರುದ್ರ

ಕಂಪನಿ ಸೆಕ್ರೆಟರಿ ಮತ್ತು ಲೀಗಲ್ ಕೌನ್ಸಲ್

ಸ್ಥಳ: ಬೆಂಗಳೂರು

ದಿನಾಂಕ: ಜುಲೈ 14, 2021

ಕೆಮ್ಮುವಾಗ, ಸೀನುವಾಗ ಕರವಸ್ತ್ರದಿಂದ ಮುಚ್ಚಿಕೊಳ್ಳಿ

ಹಾಸನ ನಗರಾಭಿವೃದ್ಧಿ ಪ್ರಾಧಿಕಾರ, ಬಿ.ಎಂ ರಸ್ತೆ, ಹಾಸನ–573201

ದೂರವಾಣಿ ಸಂಖ್ಯೆ: 268876, 266719, ಫ್ಯಾಕ್ಸ್ ನಂ: 268992

ನಂ:ಹಾನಪ್ರಾ/ವಿ.ಬ/ಎಸ್.ಎಂ.ಕೆ.ನಗರ/ಮೂ.ನಿ/ಇ–ಹರಾಜು/ಪ್ರಕಟಣೆ/01/2021–22 ದಿನಾಂಕ: 13.07.2021

ಹಾಸನ ನಗರಾಭಿವೃದ್ಧಿ ಪ್ರಾಧಿಕಾರವು ಅಭಿವೃದ್ಧಿಪಡಿಸಿರುವ ಎಸ್.ಎಂ.ಕೆ.ನಗರ (Airport enclave) ವಸತಿ ಬಡಾವಣೆಯಲ್ಲಿ ಮೂಲೆ ನಿವೇಶನಗಳ ಇ–ಹರಾಜು ಪ್ರಕಟಣೆ

ಇ–ಹರಾಜನ್ನು ತೆರೆಯುವ ಹಾಗೂ ನೇರ ಬಿಡ್ಡಿಂಗ್ ಆರಂಭಿಸುವ ದಿನಾಂಕ: 02.08.2021 ಭಾರತೀಯ ಕಾಲಮಾನ 18.00 ಗಂಟೆಯ ನಂತರ ಇ–ಹರಾಜಿನಲ್ಲಿ ಪಾಲ್ಗೊಳ್ಳಲು, ಆಸಕ್ತಿ ವ್ಯಕ್ತಪಡಿಸಲು ಕೊನೆಯ ದಿನಾಂಕ:26.08.2021 ಭಾರತೀಯ ಕಾಲಮಾನ 18.00 ಗಂಟೆವರೆಗೆ. **ಕ್ರಮ ಸಂಖ್ಯೆ:01 ರಿಂದ 35 ರವರೆಗಿನ ನಿವೇಶನಗಳ ಇ–ಹರಾಜನ್ನು ಮುಕ್ತಾಯಗೊಳಿಸಲು ಕೊನೆಯ ದಿನಾಂಕ:30.08.2021 ಭಾರತೀಯ ಕಾಲಮಾನ 18.00ಗಂಟೆಗೆ (ಸಂಜೆ–6.00ಗಂಟೆ) (ಡೆಲ್ಟಾ ಟೈಮ್ 5.00 ನಿಮಿಷ) ಕ್ರಮ ಸಂಖ್ಯೆ: 36 ರಿಂದ 70ರವರೆಗಿನ ನಿವೇಶನಗಳ ಇ–ಹರಾಜನ್ನು ಮುಕ್ತಾಯಗೊಳಿಸಲು ಕೊನೆಯ ದಿನಾಂಕ:31.08.2021 ಭಾರತೀಯ ಕಾಲಮಾನ 18.00 ಗಂಟೆಗೆ (ಸಂಜೆ–6.00ಗಂಟೆ) (ಡೆಲ್ಟಾ ಟೈಮ್ 5.00 ನಿಮಿಷ) ಕ್ರಮ ಸಂಖ್ಯೆ: 71 ರಿಂದ 110 ರವರೆಗಿನ ನಿವೇಶನಗಳ ಇ–ಹರಾಜನ್ನು ಮುಕ್ತಾಯಗೊಳಿಸಲು ಕೊನೆಯ ದಿನಾಂಕ:01.09.2021 ಭಾರತೀಯ ಕಾಲಮಾನ 18.00 ಗಂಟೆಗೆ (ಸಂಜೆ–6.00ಗಂಟೆ) (ಡೆಲ್ಟಾ ಟೈಮ್ 5.00 ನಿಮಿಷ)** ಇ–ಹರಾಜಿನಲ್ಲಿ ಭಾಗವಹಿಸುವವರು, ಹರಾಜಿನಲ್ಲಿರುವ ನಿವೇಶನದ ಒಟ್ಟು ಮೌಲ್ಯ ರೂ.30.00 ಲಕ್ಷದವರೆಗೆ ಪಾವತಿ ಮಾಡಬೇಕಾದ ಇ.ಎಂ.ಡಿ ಹಣ ಪ್ರತಿ ನಿವೇಶನಕ್ಕೆ ರೂ.50,000/– ಹಾಗೂ ರೂ.30.00 ಲಕ್ಷಕ್ಕಿಂತ ಮೇಲ್ಪಟ್ಟ ಮೌಲ್ಯದ ನಿವೇಶನಗಳಿಗೆ ಇ.ಎಂ.ಡಿ ಹಣ ಪ್ರತಿ ನಿವೇಶನಕ್ಕೆ ರೂ.1,00,000/– ಕನಿಷ್ಠ ಬಿಡ್ ಬದಲಾವಣೆ ಮೊತ್ತ ನಿವೇಶನಗಳಿಗೆ ರೂ.10000/ಗಳು. ಇ–ಹರಾಜಿನಲ್ಲಿ ಭಾಗವಹಿಸಲು ಹೆಚ್ಚಿನ ಮಾಹಿತಿಗಾಗಿ ನಿವೇಶನಗಳ ವಿವರಕ್ಕೆ ಸಂಪರ್ಕಿಸಬೇಕಾದ ಅಂತರ್ಜಾಲ **https://www.eproc.karnataka.gov.in** ನಿವೇಶನಗಳ ವಿವರ, ಅಳತೆ, ಹಾಗೂ ಷರತ್ತುಗಳು ಈ ಕೆಳಕಂಡಂತಿವೆ. ಎಸ್.ಎಂ.ಕೆ.ನಗರ ವಸತಿ ಬಡಾವಣೆಯಲ್ಲಿ ಲಭ್ಯವಿರುವ ಮೂಲೆ ನಿವೇಶನಗಳ ವಿವರಗಳು (ಕ್ರ.ಸಂ. 01 ರಿಂದ 35)

ಕ್ರ.ಸಂ	ನಿವೇಶನ ಸಂಖ್ಯೆ	Site Facing of roads	ಅಳತೆ (ಮೀಟರ್‌ಗಳಲ್ಲಿ)		ವಿಸ್ತೀರ್ಣ ಚ.ಮೀ	ಪ್ರಾಧಿಕಾರದಿಂದ ನಿಗಧಿಪಡಿಸಿರುವ ಕನಿಷ್ಠ ಬೆಲೆ (ಪ್ರತಿ.ಚ.ಅಡಿ ಒಂದಕ್ಕೆ ರೂ.1750/–
			ಉತ್ತರ–ದಕ್ಷಿಣ	ಪೂರ್ವ–ಪಶ್ಚಿಮ		
1	1	E-S	(4.90+12.80)/2	(15.00+17.00)/2	141.60	26,66,328
2	21	S-W	(3.90+12.00)/2	(15.00+17.00)/2	127.20	23,95,176
3	22	E-S	(9.40+15.90)/2	(15.00+16.30)/2	197.97	37,27,775
4	46	S-W	(6.90+12.30)/2	(12.00+13.20)/2	120.96	22,77,677
5	67	S-W	(19.90+16.50)/2	(15.00+15.40)/2	276.64	52,09,131
6	904	E-S	12.00	12.00	144.00	27,11,520
7	921	S-W	12.00	9.00	108.00	20,33,640
8	922	N-W	9.00	9.00	81.00	15,25,230
9	948	N-E	9.00	6.00	54.00	10,16,820
10	974	S-E	9.50+9.20/2	12.00	112.20	21,12,726
11	985	N-E	8.30+5.60/2	12.70+12.00/2	85.83	16,16,179
12	986	S-W	14.60+13.40/2	12.40+12.00/2	170.80	32,16,164
13	1012	N-E	9.20+7.00/2	9.00	72.90	13,72,707
14	1013	N-W	7.00+4.50/2	9.40+9.00/2	52.90	9,96,107
15	1043	N-E	7.80+5.80/2	9.00+9.20/2	61.88	11,65,200
16	1044	N-W	5.80+3.50/2	9.40+9.00/2	42.78	8,05,547
17	1059	S-E	6.40+6.20/2	9.00	56.70	10,67,661
18	1072	N-E	7.20+5.20/2	9.20+9.00/2	56.42	10,62,389
19	1073	N-W	11.20+9.20/2	9.20+9.00/2	92.82	17,47,801
20	1085	S-W	6.20+6.00/2	9.00	54.90	10,33,767
21	1141	N-W	8.45+7.90/2	25.40+25.20/2	206.83	38,94,609
22	1149	S-E	15.10+8.70/2	28.70+27.80/2	336.18	63,30,269
23	1169	S-E	17.80+16.70/2	16.80+9.00/2	222.53	41,90,240
24	1182	S-W	14.40	6.50+5.50/2	86.40	16,26,912
25	1971	S-E	3.60+9.90/2	12.00+13.80/2	87.08	16,39,716
26	2001	S-W	8.30+14.60/2	12.00+13.80/2	147.71	27,81,379
27	2002	S-E	13.20+21.40/2	15.00+16.80/2	275.07	51,79,568
28	2038	N-E	11.50+17.60/2	12.00+13.40/2	184.79	34,79,596
29	2039	S-W	4.80+11.50/2	12.00+13.90/2	105.54	19,87,318
30	2049	N-E	10.10+10.40/2	12.00	123.00	23,16,090
31	2050	S-W	14.80	15.00	222.75	41,94,383
32	2083	S-E	15.30+14.80/2	12.00	180.60	34,00,698
33	2084	S-W	12.00	9.00	108.00	20,33,640
34	2101	S-E	12.40	9.40	116.56	21,94,825
35	2371	S-W	14.80+26.70/2	18.00+21.70/2	411.89	77,55,889

ಕ್ರ.ಸಂ	ನಿವೇಶನ ಸಂಖ್ಯೆ	Site Facing of roads	ಅಳತೆ (ಮೀಟರ್‌ಗಳಲ್ಲಿ)		ವಿಸ್ತೀರ್ಣ ಚ.ಮೀ	ಪ್ರಾಧಿಕಾರದಿಂದ ನಿಗಧಿಪಡಿಸಿರುವ ಕನಿಷ್ಠ ಬೆಲೆ (ಪ್ರತಿ.ಚ.ಅಡಿ ಒಂದಕ್ಕೆ ರೂ.1750/–
			ಉತ್ತರ–ದಕ್ಷಿಣ	ಪೂರ್ವ–ಪಶ್ಚಿಮ		
ಎಸ್.ಎಂ.ಕೆ.ನಗರ ವಸತಿ ಬಡಾವಣೆಯಲ್ಲಿ ಲಭ್ಯವಿರುವ ಮೂಲೆ ನಿವೇಶನಗಳ ವಿವರಗಳು (ಕ್ರ.ಸಂ. 36 ರಿಂದ 70)						
36	2372	S-E	7.40+14.80/2	12.00+14.40/2	146.52	27,58,972
37	2503	N-E	13.90+12.00/2	19.20+12.20/2	203.32	38,28,516
38	2537	S-E	12.70+12.00/2	17.60+13.70/2	193.28	36,39,462
39	2595	S-E	18.10+18.00/2	19.60+16.60/2	326.71	61,51,949
40	2661	N-E	15.10+15.00/2	16.30+13.90/2	227.26	42,79,306
41	2662	S-E	15.60+11.30/2	11.30+8.80/2	155.78	29,33,337
42	2683	N-E	12.10+12.00/2	13.10+11.30/2	147.01	27,68,198
43	2729	N-E	12.00	14.70+13.10	166.80	31,40,844
44	2795	S-E	15.10+15.00/2	13.10+10.70/2	179.10	33,72,453
45	2887	S-E	15.30	15.00	229.50	43,21,485
46	2888	S-W	15.30	15.00	229.50	43,21,485
47	3376	S-E	15.10+15.00/2	10.50+8.00/2	139.21	26,21,324
48	3441	S-W	18.00	12.00	216.00	40,67,280
49	3480	N-E	24.00	15.10+13.00/2	337.20	63,49,476
50	3509	N-W	15.10+20.70/2	24.60+24.00/2	434.97	81,90,485
51	3540	S-E	15.20+15.00/2	12.60+15.30/2	210.65	39,66,540
52	3541	N-E	12.20+11.90/2	10.60+12.60/2	139.78	26,32,057
53	3668	S-W	(15.0+15.20)/2	(8.60+11.50)/2	151.75	28,57,453
54	3734	S-E	14.00+14.30/2	15.00+15.10/2	212.96	40,10,037
55	3750	S-E	12.50+16.60/2	18.00+18.40/2	264.81	49,86,372
56	3780	S-W	10.10+12.40/2	15.00+15.20/2	169.88	31,98,840
57	3832	S-W	12.50+15.00/2	15.00+15.10/2	206.94	38,96,680
58	3833	S-E	12.30+12.20/2	11.40+9.50/2	128.01	24,10,428
59	3884	S-W	12.20	15.00	183.00	34,45,890
60	3949	S-E	12.20	15.00	183.00	34,45,890
61	3950	S-W	12.20	15.00	183.00	34,45,890
62	4003	N-E	12.50	15.00	187.50	35,30,625
63	4020	S-W	12.00	27.20	326.40	61,46,112
64	4031	S-W	15.00	27.20	408.00	76,82,640
65	4042	N-E	15.10	15.00	226.50	42,64,995
66	4059	S-E	9.00	15.00+15.20/2	135.90	25,58,997
67	4060	S-W	18.00	12.00	216.00	40,67,280
68	4082	S-E	(18.20+18.00)/2	(24.30+21.50)/2	414.49	78,04,847
69	4115	S-W	9.00	15.00	135.00	25,42,050
70	4128	N-W	9.00	15.00	135.00	25,42,050

ಕ್ರ.ಸಂ	ನಿವೇಶನ ಸಂಖ್ಯೆ	Site Facing of roads	ಅಳತೆ (ಮೀಟರ್‌ಗಳಲ್ಲಿ)		ವಿಸ್ತೀರ್ಣ ಚ.ಮೀ	ಪ್ರಾಧಿಕಾರದಿಂದ ನಿಗಧಿಪಡಿಸಿರುವ ಕನಿಷ್ಠ ಬೆಲೆ (ಪ್ರತಿ.ಚ.ಅಡಿ ಒಂದಕ್ಕೆ ರೂ.1750/–
			ಉತ್ತರ–ದಕ್ಷಿಣ	ಪೂರ್ವ–ಪಶ್ಚಿಮ		
ಎಸ್.ಎಂ.ಕೆ.ನಗರ ವಸತಿ ಬಡಾವಣೆಯಲ್ಲಿ ಲಭ್ಯವಿರುವ ಮೂಲೆ ನಿವೇಶನಗಳ ವಿವರಗಳು (ಕ್ರ.ಸಂ. 71 ರಿಂದ 110)						
71	4129	N-E	9.00	15.00	135.00	25,42,050
72	4156	N-W	9.00	15.00	135.00	25,42,050
73	4157	N-E	9.00	15.00	135.00	25,42,050
74	4198	S-E	9.00	15.00	135.00	25,42,050
75	4355	S-E	15.10+15.00/2	15.00+12.70/2	208.44	39,24,925
76	4448	S-E	(17.00+19.60)/2	(18.00+18.20)/2	331.23	62,37,061
77	4476	N-E	20.00+16.60/2	18.30+18.00/2	332.15	62,54,385
78	4477	N-W	15.90+13.20/2	15.40+15.00/2	221.16	41,64,443
79	4527	S-E	15.20+15.00/2	13.30+10.60/2	180.45	33,97,874
80	4585	N-E	(15.10+15.00)/2	(16.30+13.60)/2	225.00	42,36,750
81	4632	S-W	(14.90+18.50)/2	(7.70+18.60)/2	219.61	41,35,256
82	4642	S-E	(16.00+15.00)/2	(17.30+12.10)/2	227.85	42,90,416
83	4643	N-E	(15.80+15.00)/2	(15.40+10.40)/2	198.66	37,40,768
84	4685	S-E	13.20+25.60/2	15.00+19.90/2	338.53	63,74,520
85	4711	S-E	12.74+28.10/2	18.00+23.40/2	422.69	79,59,253
86	4748	N-E	(15.90+15.00)/2	(16.00+10.20)/2	202.40	38,11,192
87	4789	S-W	15.20+23.00/2	18.00+19.50/2	358.13	67,43,588
88	4806	S-E	18.00	11.50+13.80/2	227.70	42,87,591
89	4815	S-E	14.70+12.00/2	10.70+2.10	85.44	16,08,835
90	4833	S-E	14.70+12.00/2	16.60+8.00/2	164.21	30,92,074
91	4944	S-W	12.00+12.40/2	12.10+15.30/2	167.14	31,47,246
92	4978	S-W	12.00+12.40/2	12.10+15.30/2	167.14	31,47,246
93	5101	S-E	15.90+19.80/2	26.40+22.00/2	431.97	81,33,995
94	5401	S-W	(53.30+52.70)/2	(10.4+2.20)/2	333.90	62,87,337
95	5842	N-W	9.00	6.00	54.00	10,16,820
96	5843	S-W	9.00	6.00	54.00	10,16,820
97	5888	N-E	9.00	7.30+6.30/2	61.20	11,52,396
98	5910	N-E	9.00	6.00	54.00	10,16,820
99	6039	S-W	14.10	15.00	211.50	39,82,545
100	6163	N-W	10.60+9.60/2	15.00	151.50	28,52,745
101	6164	N-E	16.00	18.00	288.00	54,23,040
102	6201	S-E	18.00	12.00	216.00	40,67,280
103	6214	S-W	18.00	18.00	324.00	61,00,920
104	6215	N-E	32.50+24.00/2	34.50+12.40/2	662.46	1,24,74,122
105	6239	S-E	24.60+18.00/2	27.40+13.50/2	435.59	82,02,160
106	6240	N-W	26.80+10.40/2	24.60+18.00/2	396.18	74,60,069
107	6273	N-W	13.40+15.10/2	18.00+18.10/2	257.21	48,43,264
108	6293	N-E	34.90+12.50/2	32.80+34.00/2	791.58	1,49,05,451
109	6294	N-W	42.50+20.30/2	32.80+24.00/2	891.76	1,67,91,841
110	6312	N-E	41.30+8.60/2	48.00+34.50/2	1029.19	1,93,79,648

ಇ–ಹರಾಜಿನ ಷರತ್ತು ಮತ್ತು ನಿಯಮ ನಿಬಂಧನೆಗಳು ಕೆಳಕಂಡಂತಿವೆ:– 1.ಪ್ಯಾನ್ ಕಾರ್ಡ್ (PAN Card, Addar Card, Voter ID) ಲಗತ್ತಿಸುವುದು. 2.ಇ–ಮೇಲ್ ವಿಳಾಸ/ ಮೊಬೈಲ್ ದೂರವಾಣಿ ಸಂಖ್ಯೆ/ಸ್ಥಿರ ದೂರವಾಣಿ (ಲ್ಯಾಂಡ್‌ಲೈನ್)ಸಂಖ್ಯೆ ನಮೂದಿಸಿರುವುದು. ನಿರ್ಧಿಷ್ಟಪಡಿಸಿದ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳುವುದು. 3.ಪಾಲುದಾರ ಸಂಸ್ಥೆ/ಲಿಮಿಟೆಡ್ ಕಂಪನಿಗಳು/ಟ್ರಸ್ಟ್ ಹರಾಜಿನಲ್ಲಿ ಭಾಗವಹಿಸಬಹುದಾಗಿದೆ. ಹೀಗೆ ಭಾಗವಹಿಸುವ ಪಾಲುದಾರ ಸಂಸ್ಥೆ/ಲಿಮಿಟೆಡ್ ಕಂಪನಿಗಳು/ಟ್ರಸ್ಟ್ ಹರಾಜಿನಲ್ಲಿ ಭಾಗವಹಿಸುವ ಮುನ್ನ ತಮ್ಮ ಪಾಲುದಾರಿಕೆ ಸಂಸ್ಥೆಯ ನೊಂದಾವಣಿಯನ್ನು ಭಾರತ ದೇಶದಲ್ಲಿ ಮಾಡಿ ಕೊಂಡಿರಬೇಕು. 4.ಹರಾಜಿನ ನಿವೇಶನಗಳಿಗೆ ಸಂಬಂಧಿಸಿದ ಎಲ್ಲಾ ಕಾನೂನು ಪ್ರಕರಣಗಳು ಹಾಸನದ ನ್ಯಾಯಾಲಯದ ವ್ಯಾಪ್ತಿಗೆ ಒಳಪಡುತ್ತದೆ. 5.ಇ.ಎಂ.ಡಿ.ಮೊತ್ತ ರೂ.50,000 & ರೂ.1,00,000/–ಗಳನ್ನು ಹಾಗೂ ಇ–ಹರಾಜಿನ ಶುಲ್ಕವನ್ನು ಇ–ಪ್ರಕ್ಯೂರ್‌ಮೆಂಟ್ ಪೋರ್ಟಲ್ ಮೂಲಕ ಐ.ಸಿ.ಐ.ಸಿ.ಐ. ಬ್ಯಾಂಕ್‌ಗೆ DEBIT CARD/CREDIT CARD/NET BANKING ಅಥವಾ ಡಿ.ಡಿ. ಯೊಂದಿಗೆ ಚಲನ್ ಮುದ್ರಿಸಿ ಪಾವತಿ ಮಾಡಬಹುದಾಗಿದೆ. 6.ಯಶಸ್ವಿ ಬಿಡ್‌ದಾರರು ಬಿಡ್ಡನ್ನು ಅಂಗೀಕೃತಗೊಂಡಿರುವ ಬಗ್ಗೆ ಇ–ಪೋರ್ಟಲ್ ಮುಖಾಂತರವೇ ಪರಿಶೀಲಿಸಿಕೊಂಡು, 25% ರಷ್ಟು ಬಿಡ್ ಮೊತ್ತವನ್ನು (ಇ.ಎಂ.ಡಿ. ರೂ. 50,000/– ಹೊರತುಪಡಿಸಿ) ಇ–ಹರಾಜು ಮುಕ್ತಾಯಗೊಂಡು ಅಂಗೀಕೃತಗೊಂಡ ಅವಧಿಯ 72 ಗಂಟೆಗೆ (03ದಿನಗಳ ಒಳಗಾಗಿ) ಅಥವಾ ಅದರೊಳಗಾಗಿ ಕೆಳಕಂಡ ಬ್ಯಾಂಕ್ ಖಾತೆಗೆ ಪಾವತಿ ಮಾಡಬೇಕು (ಪಾವತಿಸಿದ ನಂತರ ಅದರ ಪ್ರತಿಯನ್ನು ಕಛೇರಿಗೆ ಸಲ್ಲಿಸುವುದು) ಸರ್ಕಾರಿ ರಜಾ/ಬ್ಯಾಂಕ್ ರಜಾ ಇದ್ದಲ್ಲಿ, ನಂತರದ ದಿನದಲ್ಲಿ (Next Day) ಪಾವತಿಸತಕ್ಕದ್ದು. ಹಾಗೂ ಪಾವತಿಸಲು ವಿಫಲರಾದಲ್ಲಿ ಇ.ಎಂ.ಡಿ. ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಪಾವತಿಯ ರೀತಿ: ಆರ್.ಟಿ.ಜಿ.ಎಸ್/ಎನ್.ಇ.ಎಫ್.ಟಿ. Beneficiary Name: Commissioner, Hassan Urban Development Authority, Hassan (HUDA) ಕ್ರಸಂ.1)ಬ್ಯಾಂಕ್ ಹೆಸರು: ಬ್ಯಾಂಕ್ ಆಫ್ ಬರೋಡ, ಪ್ರಾಧಿಕಾರದ ಶಾಖೆ, ಬಿ.ಎಂ.ರಸ್ತೆ, ಹಾಸನ ಖಾತೆ ಸಂಖ್ಯೆ: 74730100000866 ಐ.ಎಫ್.ಎಸ್.ಸಿ. ಕೋಡ್: BARB0VJHUDA 2.ಆಕ್ಸಿಸ್ ಬ್ಯಾಂಕ್ ಬಿ.ಎಂ.ರಸ್ತೆ, ಹಾಸನ ಖಾತೆ ಸಂಖ್ಯೆ: 909010039129575 ಐ.ಎಫ್.ಎಸ್.ಸಿ. ಕೋಡ್: UTIB0000203 3.ಐ.ಡಿ.ಬಿ.ಐ ಬ್ಯಾಂಕ್, ಹಾಸನ ಖಾತೆ ಸಂಖ್ಯೆ: 0365104000211345 ಐ.ಎಫ್.ಎಸ್.ಸಿ. ಕೋಡ್: IBKL0000365 4.ಹೆಚ್.ಡಿ.ಸಿ.ಸಿ. ಬ್ಯಾಂಕ್, ಹಾಸನ ಖಾತೆ ಸಂಖ್ಯೆ: 902020242000302 ಐ.ಎಫ್.ಎಸ್.ಸಿ. ಕೋಡ್: YESB0HDCCB2 7.ಯಶಸ್ವಿ ಬಿಡ್‌ದಾರರು ನಿವೇಶನದ ಬಿಡ್‌ನ ಮೊತ್ತದ ಶೇಕಡಾ 25 ರಷ್ಟು ಪಾವತಿಸಿದ ನಂತರ ಇ–ಹರಾಜು ಬಿಡ್‌ನ್ನು ಪ್ರಾಧಿಕಾರ ಸ್ಥಿರೀಕರಣದ ಬಗ್ಗೆ ನಮೂನೆ 1 ರಲ್ಲಿ ತಿಳುವಳಿಕೆ ಪತ್ರವನ್ನು ಸ್ವೀಕರಿಸಿದ ದಿನಾಂಕದಿಂದ 45(ನಲವತ್ತೈದು) ದಿನಗಳೊಳಗಾಗಿ ವಸತಿ ಮೂಲೆ ನಿವೇಶನಗಳ ಪೂರ್ಣ ಹಣ ಸಂದಾಯ ಮಾಡಬೇಕು. ಅದಕ್ಕೆ ತಪ್ಪಿದಲ್ಲಿ ಶೇಕಡಾ 18 ರಂತೆ ಬಡ್ಡಿಯೊಂದಿಗೆ 90 (ತೊಂಭತ್ತು) ದಿನಗಳ ಕಾಲಾವಕಾಶ ವಿಸ್ತರಿಸಲಾಗುವುದು. ಪ್ರಾಧಿಕಾರವು ಒಪ್ಪಿದಲ್ಲಿ ಶೇಕಡಾ 21 ರಂತೆ ಬಡ್ಡಿ ದರದಲ್ಲಿ ಮುಂದಿನ 30 (ಮೂವತ್ತು) ದಿವಸಗಳ ಕಾಲಾವಕಾಶ ನೀಡಲಾಗುವುದು. ಈ ಮೇಲ್ಕಂಡ ಎಲ್ಲಾ ಕಾಲಾವಧಿಯು ಮುಗಿದ ನಂತರ ಮತ್ತೆ ಕಾಲಾವಕಾಶ ನೀಡಲು ನಿಯಮದಲ್ಲಿ ಅವಕಾಶವಿರುವುದಿಲ್ಲ. ನಿಗದಿತ ಅವಧಿ ಒಳಗಡೆ ಬಾಕಿ ಬಿಡ್ ಮೊತ್ತದ ಹಣ ಪಾವತಿಸದಿದ್ದಲ್ಲಿ ಹರಾಜು ಮೊತ್ತದ ಶೇಕಡಾ 25ರಷ್ಟು ಮುಂಗಡ ಠೇವಣಿ ಹಣವನ್ನು ಯಾವುದೇ ಸೂಚನೆ ನೀಡದೆ ಪ್ರಾಧಿಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು. ಹಾಗೂ ಸದರಿ ಹರಾಜಿಗೆ ತಗಲಿದ ವೆಚ್ಚವನ್ನು ನಿಮ್ಮಿಂದ ವಸೂಲು ಮಾಡಲಾಗುವುದು. 8.ಯಶಸ್ವಿ ಬಿಡ್‌ದಾರರು ನಿಗದಿತ ಅವಧಿಯೊಳಗೆ ಹಣ ಪಾವತಿಸದಿದ್ದಲ್ಲಿ ನಿವೇಶನ ಮರು ಹರಾಜು ಮಾಡಲಾಗುವುದು. ಮರುಹರಾಜಿನಲ್ಲಿ ಮೊದಲ ಬಿಡ್‌ದಾರರಿಂದ ಕಡಿಮೆ ಬಿಡ್ ಮೊತ್ತಕ್ಕೆ ಹರಾಜಿನಲ್ಲಿ ಪ್ರಾಧಿಕಾರಕ್ಕೆ ನಷ್ಟವಾಗುವ ಮೊತ್ತವನ್ನು ಮೊದಲ ಬಿಡ್‌ದಾರರಿಂದ ವಸೂಲಿ ಮಾಡಲು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು. ಒಂದು ವೇಳೆ ಮೊದಲ ಬಿಡ್‌ದಾರರು ಬಿಡ್ ಮೊತ್ತಕ್ಕಿಂತ ಹೆಚ್ಚಿನ ಮೊತ್ತಕ್ಕೆ ಹರಾಜಿನಲ್ಲಿ ಬರುವ ಲಾಭಾಂಶ ಮೊದಲ ಬಿಡ್‌ದಾರರಿಗೆ ನೀಡಲಾಗುವುದಿಲ್ಲ. 9.ಹರಾಜಿನಲ್ಲಿ ನಿವೇಶನ ಪಡೆದವರು ನಿವೇಶನವನ್ನು ವಿಭಜಿಸಲು ನಿಯಮಾವಳಿಯಲ್ಲಿ ಅವಕಾಶವಿರುವುದಿಲ್ಲ. 10.ಹರಾಜಿನಲ್ಲಿ ನಿವೇಶನ ಪಡೆದವರು ಪ್ರಾಧಿಕಾರದಿಂದ ನಿವೇಶನ ನೋಂದಾಯಿಸಿಕೊಡುವಾಗ ವಿಧಿಸಿದ ಷರತ್ತುಗಳಿಗೆ ಬದ್ದರಾಗಿರತಕ್ಕದ್ದು. 11.ನಿವೇಶನಗಳನ್ನು ಎಲ್ಲಿ ಹೇಗಿವೆಯೋ ಹಾಗೆಯೇ ಹರಾಜು ನಡೆಸಲಾಗುವುದು. 12.ಬ್ಯಾಂಕ್ ಸೇವಾ ಶುಲ್ಕ ಇತ್ಯಾದಿಗಳನ್ನು ಬಿಡ್ಡುದಾರರೇ ಭರಿಸತಕ್ಕದ್ದು. 13.ಅಖೈರು ಬಿಡ್ಡಾದ ನಂತರ ಸದರಿ ಬಿಡ್ಡನ್ನು ಅಂಗೀಕರಿಸುವ ಅಥವಾ ಯಾವುದೇ ಕಾರಣ ನೀಡದೆ, ತಿಳುವಳಿಕೆ ನೀಡದೆ ತಿರಸ್ಕರಿಸುವ ಹಕ್ಕನ್ನು ಪ್ರಾಧಿಕಾರ ಹೊಂದಿರುತ್ತದೆ. 14.ಈ ಹರಾಜನ್ನು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಮೂಲೆ ಮತ್ತು ವಾಣಿಜ್ಯ ನಿವೇಶನಗಳ ವಿಲೇವಾರಿ ನಿಯಮ 1991ರ ನಿಯಮಾವಳಿ ರೀತ್ಯಾ ಕ್ರಮವಹಿಸಲಾಗುವುದು. 15.ನಿವೇಶನದ ವಿವರಕ್ಕೆ ಮತ್ತು ಇತರೆ ಮಾಹಿತಿಗಳಿಗೆ https://eproc.karnataka.gov.in ಲಾಗಿನ್ ಆಗಿ ಪಡೆಯಬಹುದು. 16.ಯಶಸ್ವಿ ಬಿಡ್‌ದಾರರು ನಿವೇಶನದ ಬಿಡ್‌ನ ಮೊತ್ತದ ಶೇಕಡಾ 25ರಷ್ಟು ಹಣ ಪಾವತಿಸಿದ ನಂತರ ಪಾವತಿಸಿರುವ ರಸೀದಿ ಮತ್ತು ಸಂಬಂಧಿಸಿದ ದಾಖಲಾತಿಗಳನ್ನು ಕಛೇರಿಗೆ ಸಲ್ಲಿಸುವುದು. 17.ಬಿಡ್‌ದಾರರು ಇ–ಪೋರ್ಟಲ್‌ನಲ್ಲಿ ನಿವೇಶನಕ್ಕಾಗಿ ರಿಜಿಸ್ಟ್ರೇಷನ್ ಮಾಡುವ ವೇಳೆ ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಐಎಫ್‌ಎಸ್‌ಸಿ ಕೋಡ್‌ನ್ನು ಸರಿಯಾಗಿ ರೀತಿಯಲ್ಲಿ ನಮೂದಿಸಬೇಕು. ತಪ್ಪಿದಲ್ಲಿ ಇ.ಎಂ.ಡಿ. ಮೊತ್ತವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸಲು ಸಾಧ್ಯವಾಗುವುದಿಲ್ಲ. 18.ಕ್ರ.ಸಂ. 01 ರಿಂದ 110 ನಿವೇಶನಗಳಿಗೆ ಕನಿಷ್ಠ ಬಿಡ್ ಬದಲಾವಣೆ ಮೊತ್ತ ರೂ.10000/– ಗಳು. 19.ಹರಾಜಿನಲ್ಲಿ ವಿಫಲರಾದವರಿಗೆ ಹರಾಜು ಅಂತಿಮಗೊಳಿಸಿದ ನಂತರ ಇ.ಎಂ.ಡಿ. ಮೊತ್ತವನ್ನು https://eproc.karnataka.gov.in ರವರು ಹಿಂದಿರುಗಿಸಲು ಕ್ರಮವಹಿಸುತ್ತಾರೆ. 20.ಇ–ಹರಾಜು ಕೊನೆಯ ಕ್ಷಣದಲ್ಲಿ ಬರುತ್ತಿರುವ ಬಿಡ್ಡುಗಳಿಗೆ ಡೆಲ್ಟಾ ಟೈಮ್ 5 ನಿಮಿಷಗಳ ಕಾಲ ವಿಸ್ತರಣೆಯಾಗುತ್ತದೆ. ಉದಾ: ಇ–ಹರಾಜಿನಲ್ಲಿ ಪಾಲ್ಗೊಳ್ಳಲು, ಆಸಕ್ತಿ ವ್ಯಕ್ತಪಡಿಸಲು ಅಂತಿಮ ಸಮಯ 6.00 ಎಂದಿದ್ದಲ್ಲಿ ಅದನ್ನು 5.57 ಗಂಟೆಗಳಿಂದ ಪ್ರಾರಂಭಿಸಿ, 6.02 ಘಂಟೆಗಳ ವರೆಗೆ ಅವಧಿ ವಿಸ್ತರಣೆಯಾಗುತ್ತದೆ. ಮತ್ತೆ ಯಾರಾದರೂ ಬಿಡ್ಡದಾರರು ಬಿಡ್ಡನ್ನು 6.01 ಘಂಟೆಗೆ ಮಾಡಿದ್ದಲ್ಲಿ 6.06 ವರೆಗೆ ಅವಧಿ ವಿಸ್ತರಣೆಯಾಗುತ್ತದೆ. 21.ಅಂತಿಮವಾಗಿ ನಿವೇಶನವನ್ನು ಬಿಡ್ಡುದಾರರಿಗೆ ಹಸ್ತಾಂತರಿಸುವ ಸಮಯದಲ್ಲಿ ನಿವೇಶನಗಳ ನಿಖರವಾದ ಅಳತೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಲ್ಲಿ ಹೆಚ್ಚು/ಕಡಿಮೆ ದರವನ್ನು ಬಿಡ್ಡುದಾರರು ನೀಡಿರುವ ಬಿಡ್ಡಿನ ದರದ ಮೇಲೆ ನಿಗಧಿಪಡಿಸಲಾಗುವುದು. ನಿವೇಶನ ಮತ್ತು ಸ್ಥಳದ ಮಾಹಿತಿಗಾಗಿ ಸಂಪರ್ಕಿಸಬೇಕಾದ ಅಭಿಯಂತರರ ವಿವರ:– 1)ಶ್ರೀ.ಬಿ.ಎಲ್.ಗೋಪಾಲ್, ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮೊ:9448402269 2)ಶ್ರೀ.ಎಂ.ಸಿ.ಸತ್ಯನಾರಾಯಣ, ಸಹಾಯಕ ಇಂಜಿನಿಯರ್ ಮೊ:9448330622 3)ಶ್ರೀ.ಟಿ.ಎಸ್.ದರ್ಶನ್, ನಗರ ಯೋಜಕರು ಮೊ: 9448610214, 4)ಶ್ರೀ.ಚನ್ನಕೇಶವ, ಕಿರಿಯ ಇಂಜಿನಿಯರ್ ಮೊ:9844740640 5) ಶ್ರೀ.ಬಿ.ಕೆ.ಸಣ್ಣೇಗೌಡ, ಸಹಾಯಕ ನಗರ ಯೋಜಕರು ಮೊ:9741938357, 6)ಶ್ರೀ.ಸುರೇಶ್ ಬಿ.ಎಸ್. ಮೊ:9980315806 ಮಧ್ಯವರ್ತಿಗಳ ಹಾವಳಿಯಿಲ್ಲ ; ದಾಖಲೆಗಳ ಸಂದೇಹವಿಲ್ಲ; ಬ್ಯಾಂಕ್‌ಗಳಲ್ಲಿ ಸುಲಭ ಸಾಲ ಸೌಲಭ್ಯ

ಸಹಿ/– (ಕೆ.ಎಂ.ರಮೇಶ್) ಆಯುಕ್ತರು, ನಗರಾಭಿವೃದ್ಧಿ ಪ್ರಾಧಿಕಾರ, ಹಾಸನ
ಸಹಿ/– (ಲಲಾಟಮೂರ್ತಿ) ಅಧ್ಯಕ್ಷರು, ನಗರಾಭಿವೃದ್ಧಿ ಪ್ರಾಧಿಕಾರ, ಹಾಸನ

ವಾಸಾಸಂಇ/ಹಿಸನಿ/ಹಾಸನ/ಎಂಸಿಎ/235/2020–21

ದಾಖಲೆ ಸಂರಕ್ಷಿಸಿಟ್ಟುಕೊಳ್ಳುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ

ಮಮತಾ ಅರ್ಜಿ ವಿಚಾರಣೆಗೆ ಹೈಕೋರ್ಟ್ ಅಸ್ತು: ಸುವೇಂದು ಅಧಿಕಾರಿಗೆ ನೋಟಿಸ್

ಕೋಲ್ಕತ್ತ (ಪಿಟಿಐ): ನಂದಿಗ್ರಾಮ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಲ್ಲಿಸಿದ್ದ ತಕರಾರು ಅರ್ಜಿಯ ವಿಚಾರಣೆಗೆ ಒಪ್ಪಿಕೊಂಡಿರುವ ಕೋಲ್ಕತ್ತ ಹೈಕೋರ್ಟ್, ಈ ಸಂಬಂಧ ಶಾಸಕ ಸುವೇಂದು ಅಧಿಕಾರಿಗೆ ನೋಟಿಸ್ ನೀಡುವಂತೆ ಬುಧವಾರ ನಿರ್ದೇಶನ ನೀಡಿದೆ.

ಮಮತಾ ಬ್ಯಾನರ್ಜಿ

ನ್ಯಾಯಮೂರ್ತಿ ಶಂಪಾ ಸರ್ಕಾರ್ ಅವರು, 'ಮಮತಾ ಅವರ ಅರ್ಜಿಯ ವಿಚಾರಣೆ ಆಗಸ್ಟ್ 12 ರಂದು ನಡೆಯಲಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡುವಂತೆ' ನಿರ್ದೇಶನ ನೀಡಿದ್ದಾರೆ.

'ಹೈಕೋರ್ಟ್‌ನ ನ್ಯಾಯಪೀಠವು ಜನಪ್ರತಿನಿಧಿ ಕಾಯ್ದೆಯ ಪ್ರಕಾರ ಚುನಾವಣೆಗೆ ಸಂಬಂಧಿಸಿದಂತೆ ಅರ್ಜಿಯನ್ನು ಸ್ವೀಕರಿಸಿದೆ' ಎಂದೂ ನ್ಯಾಯಮೂರ್ತಿ ಸರ್ಕಾರ್ ಅವರು ತಿಳಿಸಿದ್ದಾರೆ.

'ನಂದಿಗ್ರಾಮದ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆ ಹಾಗೂ ಸಾಧನಗಳನ್ನು ಸಂರಕ್ಷಿಸಿಡಬೇಕು' ಎಂದೂ ನ್ಯಾಯಾಲಯವು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ.

ನಂದಿಗ್ರಾಮದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಸುವೇಂದು ಅಧಿಕಾರಿ ಅವರು ಮಮತಾ ಬ್ಯಾನರ್ಜಿ ವಿರುದ್ಧ 1,956 ಮತಗಳಿಂದ ಗೆಲುವು ಸಾಧಿಸಿದ್ದರು. ಗೆಲುವಿನ ಬೆನ್ನಲ್ಲೇ ಮಮತಾ, ಸುವೇಂದು ವಿರುದ್ಧ ಕೋಲ್ಕತ್ತ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

ಈ ಮೊದಲು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ನ ನ್ಯಾಯಮೂರ್ತಿ ಕೌಶಿಕ್ ಚಂದಾ ಕೈಗೆತ್ತಿಕೊಂಡಿದ್ದರು. ಆದರೆ, ನಂತರ ಅವರು ಮಮತಾ ಅವರ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿದಿದ್ದರು. ನಂತರ ಮುಖ್ಯನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರು ಅರ್ಜಿಯ ವಿಚಾರಣೆ ಕೈಗೊಳ್ಳುವಂತೆ ನ್ಯಾಯಮೂರ್ತಿ ಶಂಪಾ ಸರ್ಕಾರ್ ಅವರಿಗೆ ಸೂಚಿಸಿದ್ದರು.

'ಸುಪ್ರೀಂ' ಮೆಟ್ಟಿಲೇರಿದ ಸುವೇಂದು

ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆಯನ್ನು ಪಶ್ಚಿಮ ಬಂಗಾಳದಿಂದ ಬೇರೆ ರಾಜ್ಯಗಳಿಗೆ ವರ್ಗಾಯಿಸುವಂತೆ ಕೋರಿ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಕರ್ನಾಟಕ ಸರ್ಕಾರ

ಸಾರ್ವಜನಿಕ ಶಿಕ್ಷಣ ಇಲಾಖೆ

ಆಯುಕ್ತರ ಕಛೇರಿ, ಹೊಸ ಸಾರ್ವಜನಿಕ ಕಚೇರಿಗಳು, ನೃಪತುಂಗ ರಸ್ತೆ, ಕೆ.ಆರ್. ವೃತ್ತ, ಬೆಂಗಳೂರು–560 001
ದೂರವಾಣಿ: 080–22211086 / 22212137, ಫ್ಯಾಕ್ಸ್ : 080–22210117
ವೆಬ್‌ಸೈಟ್: http://www.schooleducation.kar.nic.in

ಸಂಖ್ಯೆ: ಸಿಪಿಇ(2) ಯೂನಿಫಾರಂ ಟೆಂಡರ್–11/2020–21 ದಿನಾಂಕ: 15.07.2021

ಟೆಂಡರ್ ಪ್ರಕಟಣೆ (ಇ–ಪ್ರೊಕ್ಯೂರ್‌ಮೆಂಟ್ ಮೂಲಕ)

2021–22 ನೇ ಸಾಲಿಗೆ ಮೈಸೂರು, ಎಲ್ಲಾ ಜಿಲ್ಲೆಗಳ, ಬೆಳಗಾವಿ ವಿಭಾಗದ 7 ಜಿಲ್ಲೆಗಳ ಮತ್ತು ಬೆಂಗಳೂರು ವಿಭಾಗದ 05 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿನ 1 ರಿಂದ 10ನೇ ತರಗತಿಯ ಗಂಡು ಮಕ್ಕಳಿಗೆ ಹಾಗೂ 1 ರಿಂದ 7ನೇ ತರಗತಿಯ ಹೆಣ್ಣು ಮಕ್ಕಳಿಗೆ ಸಮವಸ್ತ್ರ ಬಟ್ಟೆ ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 08 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ ಶಾಲಾ ಹೆಣ್ಣು ಮಕ್ಕಳಿಗೆ ಚೂಡಿದಾರ್ ಸಮವಸ್ತ್ರ ಬಟ್ಟೆ ಸರಬರಾಜಿಗೆ ಇ–ಟೆಂಡರ್ ಮೂಲಕ ಬಿಡ್‌ಗಳನ್ನು ಆಹ್ವಾನಿಸಲಾಗಿದೆ. ಈ ಸಂಬಂಧ ಟೆಂಡರ್ ದಾಸ್ತಾವೇಜು **https://eproc.karnataka.gov.in** ಮತ್ತು **http://www.schooleducation.kar.nic.in** ಗಳಲ್ಲಿ ಲಭ್ಯವಿದೆ.

1	ಕಡತ ಸಂಖ್ಯೆ	CPE(2)/UF-TNDR- 11/2021-22
2	ಟೆಂಡರ್ ಪ್ರಾರಂಭ ದಿನಾಂಕ	15.07.2021
3	ಪೂರ್ವ ಭಾವಿ ಸಭೆ.	27.07.2021ರ ಬೆಳಿಗ್ಗೆ 11:30 ಗಂಟೆಗೆ
4	ಟೆಂಡರ್ ಬಿಡ್‌ಗಳನ್ನು ಸಲ್ಲಿಸಲು ಕೊನೆಯ ದಿನಾಂಕ	13.08.2021ರ ರಾತ್ರಿ 8:00 ಗಂಟೆವರೆಗೆ
5	ತಾಂತ್ರಿಕ ಬಿಡ್ ತೆರೆಯುವ ದಿನಾಂಕ	16.08.2021ರ ಬೆಳಿಗ್ಗೆ 11:00 ಗಂಟೆಗೆ
6	ಆರ್ಥಿಕ ಬಿಡ್ ತೆರೆಯುವ ದಿನಾಂಕ	19.08.2021ರ ಪೂರ್ವಾಹ್ನ 11:00 ರ ನಂತರ
7	ಬಿಡ್ ತೆರೆಯುವ ಸ್ಥಳ ಹಾಗೂ ಸಂಪರ್ಕದ ಕಛೇರಿ ವಿಳಾಸ	ಆಯುಕ್ತರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಬೆಂಗಳೂರು ಪಿನ್–560001

ಸಹಿ/–
ನಿರ್ದೇಶಕರು (ಪ್ರಾಥಮಿಕ ಶಿಕ್ಷಣ)
ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು

DIPR/DDU/841/2021-22

ಕೋವಿಡ್-19 ಲಕ್ಷಣಗಳು ಇವೆಯೇ? ಸಂಪರ್ಕಿಸಿ, ಆಪ್ತಮಿತ್ರ ಸಹಾಯವಾಣಿ 14410.
ಮಾಸ್ಕ್ ಧರಿಸಿ | 6 ಅಡಿ ದೈಹಿಕ ಅಂತರ ಪಾಲಿಸಿ | ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ

ಪ್ರಧಾನಿ ಅಭ್ಯರ್ಥಿಯೂ ಅಲ್ಲ, ರಾಷ್ಟ್ರಪತಿ ಚುನಾವಣೆಗೂ ಸ್ಪರ್ಧಿಸಲ್ಲ: ಪವಾರ್

ಮುಂಬೈ: ರಾಷ್ಟ್ರಪತಿ ಆಯ್ಕೆಗಾಗಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿರುವ ಎನ್‌ಸಿಪಿ ವರಿಷ್ಠ ಶರದ್ ಪವಾರ್, ತಾನು 2024ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿಯೂ ಅಲ್ಲ ಎಂದು ಬುಧವಾರ ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು ರಾಹುಲ್ ಗಾಂಧಿ ಹಾಗೂ ಶಿವಸೇನಾ ಮುಖ್ಯ ವಕ್ತಾರ ಸಂಜಯ್ ರಾವುತ್ ಅವರನ್ನು ಭೇಟಿ ಹಲವು ಊಹಾಪೋಹಗಳಿಗೆ ಕಾರಣವಾದ ಹಿನ್ನೆಲೆಯಲ್ಲಿ ಅವರು ಈ ಮಾತಿಗೆ ಮಹತ್ವ ಬಂದಿದೆ.

'300ಕ್ಕೂ ಅಧಿಕ ಸಂಸದರನ್ನು ಹೊಂದಿರುವ ಪಕ್ಷ ಆಡಳಿತ ನಡೆಸುತ್ತಿದೆ. ಹೀಗಾಗಿ ರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಏನಾಗಲಿದೆ ಎಂಬುದು ನನಗೆ ತಿಳಿದಿದೆ. ನಾನು ರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿ ಆಗಲಾರೆ' ಎಂಬ ಅವರ ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

'2024ರಲ್ಲಿ ನಡೆಯುವ ಲೋಕಸಭಾ ಚುನಾವಣೆ ಅಥವಾ ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗಳ ಬಗ್ಗೆ ಈಗ ಯಾವ ನಿರ್ಧಾರ ಕೈಗೊಂಡಿಲ್ಲ. ಚುನಾವಣೆಗಳು ಇನ್ನೂ ದೂರ ಇವೆ. ಅಲ್ಲದೇ, ರಾಜಕೀಯ ಸನ್ನಿವೇಶಗಳೂ ಬದಲಾಗುತ್ತಲೇ ಇರುತ್ತವೆ' ಎಂದೂ ಅವರು ಹೇಳಿದ್ದಾರೆ.

ಮೇಕೆದಾಟು ಯೋಜನೆಗೆ ಪುದುಚೇರಿ ವಿರೋಧ

ಪುದುಚೇರಿ: ಮೇಕೆದಾಟುವಿನಲ್ಲಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಅಣೆಕಟ್ಟು ಯೋಜನೆಗೆ ತಮಿಳುನಾಡಿನ ನಂತರ ಪುದುಚೇರಿಯ ಎಐಎನ್‌ಆರ್‌ಸಿ ನೇತೃತ್ವದ ಎನ್‌ಡಿಎ ಸರ್ಕಾರವು ವಿರೋಧ ವ್ಯಕ್ತಪಡಿಸಲು ನಿರ್ಧರಿಸಿದೆ ಎಂದು ಬುಧವಾರ ಅಧಿಕೃತ ಮೂಲಗಳು ತಿಳಿಸಿವೆ.

ಈ ವಿಷಯದಲ್ಲಿ ಕೇಂದ್ರದ ಹಸ್ತಕ್ಷೇಪವನ್ನು ಕೋರಿ ಪುದುಚೇರಿಯ ಮುಖ್ಯಮಂತ್ರಿ ಎನ್. ರಂಗಸಾಮಿ ಅವರು ಶೀಘ್ರದಲ್ಲೇ ಪ್ರಧಾನಿ ಮೋದಿ, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಪತ್ರ ಬರೆಯಲಿದ್ದಾರೆ. ಅಂದಾಜು ₹ 9 ಸಾವಿರ ಕೋಟಿ ವೆಚ್ಚದ ಜಲಾಶಯವನ್ನು ನಿರ್ಮಿಸಲು ಕರ್ನಾಟಕಕ್ಕೆ ಅನುಮತಿ ನೀಡದಂತೆ ಅವರು ಪತ್ರದಲ್ಲಿ ಕೋರಲಿದ್ದಾರೆ ಎಂದೂ ಮೂಲಗಳು ಹೇಳಿವೆ.

ಈ ಕುರಿತು ಬುಧವಾರ ರಂಗಸಾಮಿ ಅವರು ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದ್ದು, ಕೇಂದ್ರಕ್ಕೆ ಪತ್ರ ಬರೆಯಲು ನಿರ್ಧರಿಸಿದ್ದಾರೆ.

'ಒಂದು ವೇಳೆ ಕರ್ನಾಟಕವು ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸಿದರೆ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಯಲಿದೆ. ಆದರೆ, ಕೃಷಿ ಚಟುವಟಿಕೆಗಳಿಗಾಗಿ ಕಾವೇರಿ ನದಿ ನೀರಿನ ಮೇಲೆ ಅವಲಂಬಿತವಾಗಿರುವ ಪುದುಚೇರಿಯ ಕಾರೈಕಲ್ ಪ್ರದೇಶದ ಮೇಲೆ ಹೊಡೆತ ಬೀಳಲಿದೆ' ಎಂಬ ಅಭಿಪ್ರಾಯವು ಸಭೆಯಲ್ಲಿ ವ್ಯಕ್ತವಾಯಿತು ಎಂದು ಮೂಲಗಳು ತಿಳಿಸಿವೆ.

ಭಯೋತ್ಪಾದಕರಿಗೆ ಹಣಕಾಸಿನ ನೆರವು ನಿಲ್ಲಿಸಿ–ಭಾರತ

ಎಸ್‌.ಜೈಶಂಕರ್

ನವದೆಹಲಿ (ಪಿಟಿಐ): ಭಯೋತ್ಪಾದನೆ ಮತ್ತು ವಿಚ್ಛಿದ್ರಕಾರಿ ಶಕ್ತಿಗಳನ್ನು ದಮನಿಸುವುದು ಶಾಂಘೈ ಸಹಕಾರ ಸಂಘಟನೆಯ (ಎಸ್‌ಸಿಒ) ಮುಖ್ಯ ಉದ್ದೇಶವಾಗಿದ್ದು, ಭಯೋತ್ಪಾದಕರಿಗೆ ಹಣಕಾಸಿನ ಮೂಲವನ್ನು ಸ್ಥಗಿತಗೊಳಿಸಬೇಕು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಆಗ್ರಹಿಸಿದ್ದಾರೆ.

ತಜಕಿಸ್ತಾನದ ದುಶಾಂಬೆಯಲ್ಲಿ ಬುಧವಾರ ನಡೆದ ಎಸ್‌ಒಎ ಸಂಘನೆಯ ವಿದೇಶಾಂಗ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ಅಫ್ಘಾನಿಸ್ತಾನದಲ್ಲಿ ಇದೀಗ ತಲೆದೋರಿಸುವ ಸಮಸ್ಯೆ ಹಾಗೂ ಆರೋಗ್ಯ, ಆರ್ಥಿಕ ಚೇತರಿಕೆ ವಿಷಯಗಳು ಈ ಬಾಗದ ಸದ್ಯದ ಗಂಭೀರ ವಿಚಾರಗಳಾಗಿವೆ ಎಂದರು.

ಚೀನಾದ ವಿದೇಶಾಂಗ ಸಚಿವ ವಾಂಗ್‌ಯಿ ಅವರೊಂದಿಗೆ ನಡೆದ ಚರ್ಚೆಯಲ್ಲಿ ಅವರು, 'ಭಾರತ–ಚೀನಾ ನಡುವಿನ ಗಡಿಯಲ್ಲಿನ ಯಥಾಸ್ಥಿತಿಯಲ್ಲಿ ಏಕಪಕ್ಷೀಯವಾಗಿ ಬದಲಾವಣೆ ಒಪ್ಪಲಾಗದು' ಎಂದು ಸ್ಪಷ್ಟಪಡಿಸಿದರು.

'ಪೂರ್ವ ಲಡಾಖ್ ಗಡಿಯಲ್ಲಿ ಶಾಂತಿ ನೆಲೆಗೊಳ್ಳಲು ಸೈನಿಕರನ್ನು ಹಿಂಪಡೆಯುವ ಪ್ರಕ್ರಿಯೆ ಸಂಪೂರ್ಣವಾಗಿ ನಡೆಯಬೇಕು' ಎಂದೂ ಪ್ರತಿಪಾದಿಸಿದರು.

ಸಭೆಯಲ್ಲಿ ರಷ್ಯಾದ ವಿದೇಶಾಂಗ ಸಚಿವ ಸರ್ಗೈ ಲವರೋವ್, ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮ್ಮದ್ ಖುರೇಶಿ ಅವರೂ ಪಾಲ್ಗೊಂಡಿದ್ದರು.

ಎಸ್‌ಸಿಒ ಸಂಘಟನೆಯು ನ್ಯಾಟೊಗೆ ಪ್ರತಿಯಾಗಿ ಸ್ಥಾಪನೆಯಾದ ಸಂಘಟನೆ ಎಂದು ಬಿಂಬಿಸಲಾಗುತ್ತಿದೆ. 2017ರಿಂದೀಚೆಗೆ ಭಾರತ ಮತ್ತು ಪಾಕಿಸ್ತಾನಗಳು ಈ ಸಂಘಟನೆಯ ಕಾಯಂ ಸದಸ್ಯ ರಾಷ್ಟ್ರಗಳಾಗಿವೆ.

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ

ಇ–ಪ್ರೊಕ್ಯೂರ್‌ಮೆಂಟ್ ಮೂಲಕ

30 Days Tender Notification

No. R/TPC/KVAFSU/eProc.61/2021-22/237-A Dt.: 12.07.2021

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇದರ ಅಧೀನದ ಪಶುವೈದ್ಯಕೀಯ ಕಾಲೇಜು, ಗದಗ ಮತ್ತು ಶಿವಮೊಗ್ಗ ಇವರಿಗೆ ಬೇಕಾದ **ಆಹಾರ ಪದಾರ್ಥಗಳು ಮತ್ತು ಉಪಕರಣಗಳನ್ನು** ಒದಗಿಸಲು ಇ–ಆಡಳಿತ ಇಲಾಖೆಯ ಇ–ಪ್ರೊಕ್ಯೂರ್‌ಮೆಂಟ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಂಡಿರುವ ಗುತ್ತಿಗೆದಾರರಿಂದ ಟೆಂಡರನ್ನು ದ್ವಿ–ಲಕೋಟೆ ಪದ್ಧತಿಯಲ್ಲಿ ಇ–ಪ್ರೊಕ್ಯೂರ್‌ಮೆಂಟ್ ಮೂಲಕ ಟೆಂಡರನ್ನು ಆಹ್ವಾನಿಸಲಾಗಿದೆ. ಮೇಲಿನ ಟೆಂಡರಿಗಿಟ್ಟ **ಅಂದಾಜು ಮೊತ್ತ ರೂ. 48.80 ಲಕ್ಷ.** ಭರ್ತಿ ಮಾಡಿದ ಟೆಂಡರ್ ಅರ್ಜಿಗಳನ್ನು ಸಲ್ಲಿಸುವ ಅಂತಿಮ ದಿನಾಂಕ: **12.08.2021**ರ **ಸಂಜೆ 5:00 ಗಂಟೆ**ವರೆಗೆ. ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್: **https://eproc.karnataka.gov.in** ಮುಖಾಂತರ ದಿನಾಂಕ: **13.07.2021** ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕೆಳಕಂಡ ಕಛೇರಿಯ ವೇಳೆಯಲ್ಲಿ ವಿವರಗಳನ್ನು ಪಡೆಯಬಹುದು.

60 Days Tender Notifications

No. R/TPC/KVAFSU/eProc.62/2021-22/239-A Dt.: 12.07.2021

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇದರ ಅಧೀನದ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ, ಬೆಂಗಳೂರಿನಲ್ಲಿ ಪ್ರಯೋಗಾಲಯದ ಬದಲಾವಣೆಗಾಗಿ ಇ–ಆಡಳಿತ ಇಲಾಖೆಯ ಇ–ಪ್ರೊಕ್ಯೂರ್‌ಮೆಂಟ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಂಡಿರುವ ಗುತ್ತಿಗೆದಾರರಿಂದ ಟೆಂಡರನ್ನು ದ್ವಿ–ಲಕೋಟೆ ಪದ್ಧತಿಯಲ್ಲಿ ಇ–ಪ್ರೊಕ್ಯೂರ್‌ಮೆಂಟ್ ಮೂಲಕ ಟೆಂಡರನ್ನು ಆಹ್ವಾನಿಸಲಾಗಿದೆ. ಮೇಲಿನ ಟೆಂಡರಿಗಿಟ್ಟ **ಅಂದಾಜು ಮೊತ್ತ ರೂ. 700.00 ಲಕ್ಷ.**

No. R/TPC/KVAFSU/eProc.63/2021-22/240-A Dt.: 12.07.2021

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇದರ ಅಧೀನದ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ, ಬೆಂಗಳೂರಿನಲ್ಲಿ ಹಂದಿ ಜ್ವರ ಪ್ರಯೋಗಾಲಯದ ಬದಲಾವಣೆಗಾಗಿ ಇ–ಆಡಳಿತ ಇಲಾಖೆಯ ಇ–ಪ್ರೊಕ್ಯೂರ್‌ಮೆಂಟ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಂಡಿರುವ ಗುತ್ತಿಗೆದಾರರಿಂದ ಟೆಂಡರನ್ನು ದ್ವಿ–ಲಕೋಟೆ ಪದ್ಧತಿಯಲ್ಲಿ ಇ–ಪ್ರೊಕ್ಯೂರ್‌ಮೆಂಟ್ ಮೂಲಕ ಟೆಂಡರನ್ನು ಆಹ್ವಾನಿಸಲಾಗಿದೆ. ಮೇಲಿನ ಟೆಂಡರಿಗಿಟ್ಟ **ಅಂದಾಜು ಮೊತ್ತ ರೂ. 700.00 ಲಕ್ಷ.**

ಭರ್ತಿ ಮಾಡಿದ ಟೆಂಡರ್ ಅರ್ಜಿಗಳನ್ನು ಸಲ್ಲಿಸುವ ಅಂತಿಮ ದಿನಾಂಕ: **13.09.2021**ರ **ಸಂಜೆ 5:00 ಗಂಟೆ**ವರೆಗೆ. ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್: **https://eproc.karnataka.gov.in** ಮುಖಾಂತರ ದಿನಾಂಕ: **14.07.2021** ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕೆಳಕಂಡ ಕಛೇರಿಯ ವೇಳೆಯಲ್ಲಿ ವಿವರಗಳನ್ನು ಪಡೆಯಬಹುದು.

ಸಹಿ/–
ಡಾ. ಎಂ.ಕೆ. ತಾಂದಲೆ, ಕೋಆರ್ಡಿನೇಟರ್, ಟಿಪಿಸಿ,
KVAFSU, ಬೀದರ–585226. ದೂ.: 9448569337

ವಾಸಾಸಂಇ/ಉನಿನ/ಎಲ್‌ಸಿ/828/2021–22

ಕೋವಿಡ್-19. ಆತಂಕ ಬೇಡ; ಮುನ್ನೆಚ್ಚರಿಕೆ ಇರಲಿ.
ಮಾಸ್ಕ್ ಧರಿಸಿ | 6 ಅಡಿ ದೈಹಿಕ ಅಂತರ ಪಾಲಿಸಿ | ಕೈಗಳ ಸ್ವಚ್ಛತೆ ಕಾಪಾಡಿಕೊಳ್ಳಿ

ವಿಜ್ಞಾನ ಮತ್ತು ತಂತ್ರಜ್ಞಾನ ಅಧ್ಯಯನ ಹೇಗೆ?

ಅದ್ವಿತ್ ಆರ್. ಕೊಪ್ಪಳ

ಸ್ಪರ್ಧಾತ್ಮಕ ಪರೀಕ್ಷೆಯೆಂದರೆ ಹತ್ತಾರು ವಿಷಯಗಳನ್ನು ಅಧ್ಯಯನ ಮಾಡಬೇಕಾಗುತ್ತದೆ. ಪ್ರಚಲಿತ ವಿದ್ಯಮಾನ, ಸಾಮಾನ್ಯ ಜ್ಞಾನ ಮೊದಲಾದವುಗಳ ಜೊತೆಗೆ ವಿಷಯಾವಾರು ಓದು ಕಡ್ಡಾಯ. ಇದರಲ್ಲಿ ಪ್ರಮುಖವಾದ ವಿಷಯ ವಿಜ್ಞಾನ ಮತ್ತು ತಂತ್ರಜ್ಞಾನ. ಈ ವಿಷಯದ ಮೇಲೆ ಪ್ರಶ್ನೆಗಳನ್ನು ಯುಪಿಎಸ್‌ಸಿ ಪ್ರಿಲಿಮ್ಸ್‌ನ ಜನರಲ್ ಸ್ಟಡಿ ಪತ್ರಿಕೆ ಒಂದರಲ್ಲಿ ಹಾಗೂ ಮೇನ್ಸ್‌ನ ಜನರಲ್ ಸ್ಟಡಿ ಪೇಪರ್ ಮೂರರಲ್ಲಿ ಕೇಳಲಾಗುತ್ತದೆ. ಸಾಮಾನ್ಯವಾಗಿ ಇತ್ತೀಚಿನ ತಂತ್ರಜ್ಞಾನದ ಮೇಲಿನ ಪ್ರಶ್ನೆಗಳನ್ನು ಕೇಳಲಾಗುತ್ತದೆ.

> ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಮೇಲೆ ಹೆಚ್ಚು ಪ್ರಶ್ನೆಗಳಿರುತ್ತವೆ. ಆದರೆ ಈ ಬಗ್ಗೆ ನಿಗದಿತ ಪುಸ್ತಕಗಳಿಲ್ಲ. ಶಾಲಾ ಪುಸ್ತಕಗಳು ಹಾಗೂ ನಿಯತಕಾಲಿಕೆಗಳನ್ನು ಓದಿ ವಿಷಯ ಸಂಗ್ರಹಿಸಬಹುದು.

ವಿಜ್ಞಾನದಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಜೀವಶಾಸ್ತ್ರ ಮೊದಲಾದವುಗಳ ಮೇಲೆ ಪ್ರಶ್ನೆಗಳಿದ್ದರೆ, ತಂತ್ರಜ್ಞಾನ ಭಾಗದಲ್ಲಿ ಜೈವಿಕ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ, ನ್ಯಾನೊ, ಬಾಹ್ಯಾಕಾಶ, ಶಕ್ತಿಯ ವಿವಿಧ ಮೂಲಗಳನ್ನು ಆಧರಿಸಿದ ತಂತ್ರಜ್ಞಾನದ ಮೇಲೆ ಪ್ರಶ್ನೆಗಳಿರುತ್ತವೆ.

ಬಹುತೇಕ ಎಲ್ಲಾ ವಿಷಯಗಳಂತೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲೂ ಕೂಡ, ಉಪ ವಿಭಾಗಗಳಿಗೆ ಆದ್ಯತೆ ನೀಡಬೇಕಾಗುತ್ತದೆ. ಸಾಮಾನ್ಯವಾಗಿ ಯುಪಿಎಸ್‌ಸಿಯಲ್ಲಿ ಜೀವಶಾಸ್ತ್ರ, ರಸಾಯನಶಾಸ್ತ್ರ, ಭೌತಶಾಸ್ತ್ರದ ಮೇಲೆ ಹೆಚ್ಚು ಪ್ರಶ್ನೆಗಳು ಬರುತ್ತವೆ. ಪುನಃ ಜೀವಶಾಸ್ತ್ರದಲ್ಲಿ ಯಾವುದು ಮುಖ್ಯ ಎಂದು ವಿಭಾಗಿಸಿಕೊಂಡು ಓದಬೇಕಾಗುತ್ತದೆ. ಅಂದರೆ ಸಸ್ಯಶಾಸ್ತ್ರ, ಜೀವಶಾಸ್ತ್ರ ಹಾಗೂ ಸೂಕ್ಷ್ಮಜೀವಿಶಾಸ್ತ್ರಕ್ಕೆ ಕೂಡ ಒತ್ತು ಕೊಟ್ಟು ಓದುವುದರಿಂದ ಹೆಚ್ಚು ಅಂಕಗಳನ್ನು ಗಳಿಸಬಹುದು. ಹಾಗೆಯೇ ತಳಿಶಾಸ್ತ್ರ (ಜೆನೆಟಿಕ್ಸ್), ಸೂಕ್ಷ್ಮಾಣು ಜೀವಿಗಳು ಮತ್ತು ಅವುಗಳಿಂದ ಬರುವ ಕಾಯಿಲೆಗಳು.. ಎಲ್ಲವನ್ನೂ ಶ್ರದ್ಧೆಯಿಂದ ಓದಬೇಕು.

ಈಗ ರಸಾಯನಶಾಸ್ತ್ರ ತೆಗೆದುಕೊಳ್ಳೋಣ. ಇದರಲ್ಲೂ ಕೂಡ ಉಪ ವಿಭಾಗಗಳತ್ತ ಗಮನ ಹರಿಸಬೇಕು. ಉದಾಹರಣೆಗೆ ನ್ಯೂಕ್ಲಿಯರ್ ರಸಾಯನಶಾಸ್ತ್ರ. ಭೌತಶಾಸ್ತ್ರದಲ್ಲಿ ಅಪ್ಲೈಡ್ ಭೌತಶಾಸ್ತ್ರದ ಮೇಲೆ ಹೆಚ್ಚು ಪ್ರಶ್ನೆಗಳು ಬರಬಹುದು. ಕೆಲವೊಮ್ಮೆ ಈ ವಿಭಾಗದಲ್ಲಿ ಕೆಲವೇ ಪ್ರಶ್ನೆಗಳನ್ನು ಕೇಳಿದ ಉದಾಹರಣೆಗಳೂ ಇವೆ.

ಆದರೆ ತಂತ್ರಜ್ಞಾನದ ಮೇಲೆ ಹೆಚ್ಚು ಪ್ರಶ್ನೆಗಳನ್ನು ಅದರಲ್ಲೂ ಮೇನ್ಸ್ ಪರೀಕ್ಷೆಯಲ್ಲಿ ಕೇಳಲಾಗುತ್ತದೆ. ಹಾಗೆಯೇ ಪ್ರಿಲಿಮ್ಸ್‌ನಲ್ಲೂ ಸಾಕಷ್ಟು ಪ್ರಶ್ನೆಗಳು ಬರುತ್ತವೆ. ಪ್ರಸಕ್ತ ಜನಪ್ರಿಯವಾಗಿರುವ ತಂತ್ರಜ್ಞಾನ ಮತ್ತು ಅದರ ಆಧಾರಿತ ಉಪಕರಣಗಳ ಕುರಿತು ಪರೀಕ್ಷೆಯಲ್ಲಿ ಪ್ರಶ್ನೆಗಳು ಬರಬಹುದು. ಹಾಗೆಯೇ ಜೈವಿಕತಂತ್ರಜ್ಞಾನ, ಬಾಹ್ಯಾಕಾಶ ತಂತ್ರಜ್ಞಾನ ಕೂಡ ಆದ್ಯತೆ ಪಡೆದಿವೆ.

ಹಾಗಾದರೆ ಯಾವ ಪುಸ್ತಕ ಓದಬೇಕು, ಎಲ್ಲಿ ವಿಷಯ ಸಂಗ್ರಹಿಸಬೇಕು? ಮೂಲ ವಿಜ್ಞಾನದ ಬಗ್ಗೆ 10ನೇ ತರಗತಿವರೆಗಿನ ಶಾಲಾ ಪಠ್ಯವನ್ನು ಓದಿ. ಎನ್‌ಸಿಇಆರ್‌ಟಿ ಪುಸ್ತಕಗಳಲ್ಲಿ ಈ ಬಗ್ಗೆ ಸಾಕಷ್ಟು ವಿಷಯವಿರುತ್ತದೆ. ಹಾಗೆಯೇ ವಿವಿಧ ದಿನಪತ್ರಿಕೆಗಳಲ್ಲಿ ಬರುವ ವಿಜ್ಞಾನ ಮತ್ತು ತಂತ್ರಜ್ಞಾನ ಕಾಲಂ ನೋಡಬಹುದು. ಆದರೆ ತಂತ್ರಜ್ಞಾನ ಕುರಿತು ಯಾವುದೇ ನಿಗದಿತ ಪುಸ್ತಕಗಳಿಲ್ಲ. ಶಾಲಾ ಪುಸ್ತಕಗಳು, ದಿನಪತ್ರಿಕೆ ಹಾಗೂ ಆನ್‌ಲೈನ್‌ನಲ್ಲಿ ಬರುವ ವಿಷಯ ಸಂಗ್ರಹಿಸಿಟ್ಟುಕೊಂಡು ಓದಬೇಕಾಗುತ್ತದೆ.

ಪರೀಕ್ಷೆ ತಯಾರಿಗೆ ವರ್ಷದ ವೇಳಾಪಟ್ಟಿಯೂ ಇರಲಿ

ಸಂದರ್ಶನ: ಚನ್ನಬಸಪ್ಪ ರೊಟ್ಟಿ

ವಿಜಯಪುರದ, ಬಸವನ ಬಾಗೇವಾಡಿ ತಾಲ್ಲೂಕಿನ ಹಳ್ಳದಗೆಣ್ಣೂರು ಗ್ರಾಮದವರಾದ ಶಂಕರ ಬೆಳ್ಳುಬ್ಬಿ, ಕೆಪಿಎಸ್‌ಸಿ ಪರೀಕ್ಷೆಯಲ್ಲಿ 2014 ರ ಬ್ಯಾಚ್‌ನಲ್ಲಿ ಆಯ್ಕೆ ಆದ ಅಧಿಕಾರಿ. ಅವರು ಪ್ರಸ್ತುತ ಬಾಗಲಕೋಟೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಸಹಾಯಕ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವೃತ್ತಿಜೀವನ ಆರಂಭಿಸಿದ ಅವರು ಉನ್ನತ ಅಧಿಕಾರಿಯಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತಮ್ಮ ಯಶಸ್ಸಿನ ಅನುಭವವನ್ನು ಇಲ್ಲಿ ಬಿಚ್ಚಿಟ್ಟಿದ್ದಾರೆ.

● ಶೈಕ್ಷಣಿಕ ಜೀವನ ಹೇಗಿತ್ತು?

ಪ್ರಾಥಮಿಕ ಶಿಕ್ಷಣ ಹಳ್ಳದ ಗೆಣ್ಣೂರ, ಪ್ರೌಢ ಶಿಕ್ಷಣ ರೋಣಿಹಾಳ, ಪಿಯುಸಿ ವಿಜಯಪುರ, ಡಿ.ಇಡಿ ಹುನಗುಂದ, ಪದವಿ ಕರ್ನಾಟಕ ವಿಶ್ವವಿದ್ಯಾಲಯ, ಸ್ನಾತಕೋತ್ತರ ಪದವಿ ಕುವೆಂಪು ವಿಶ್ವವಿದ್ಯಾಲಯ.

● ಕೌಟುಂಬಿಕ ಹಿನ್ನೆಲೆ ಏನು?

ವಾಸಿಸಲು ಮನೆ ಇಲ್ಲದೇ, ಹೊಲದಲ್ಲಿ ಗುಡಿಸಲು ಕಟ್ಟಿಕೊಂಡು, ಚಿಕ್ಕ ಚಹಾದ ಅಂಗಡಿ ಇಟ್ಟುಕೊಂಡಿದ್ದ ತಂದೆ, ಕೂಲಿ ಕೆಲಸ ಮಾಡುತ್ತಿದ್ದ ತಾಯಿಯ ಮಗ ನಾನು. ಮನೆ ನಿರ್ವಹಣೆಗೆ ನೆರವಾಗಲು ಮನೆಗಳಿಗೆ ಪತ್ರಿಕೆ ಹಾಕುತ್ತಿದ್ದೆ, ಅಂಗಡಿಗಳಲ್ಲಿ ಕೆಲಸ ಮಾಡುತ್ತಿದ್ದೆ. ಬಾಲ್ಯದಿಂದಲೇ ಓದುವ ಹುಚ್ಚು. ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಸಾಧನೆ ಮಾಡಿದ ನಂತರ ಸಂಬಂಧಿಕರ ನೆರವಿನಿಂದ ಪಿಯುಸಿ, ಡಿ.ಇಡಿ ಓದಿ ಶಿಕ್ಷಕ ಹುದ್ದೆ ಗಿಟ್ಟಿಸಿಕೊಂಡೆ. ನಂತರ, ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಮನಹರಿಸಿ. ಮೊದಲ ಪ್ರಯತ್ನದಲ್ಲಿಯೇ ಕೆಎಎಸ್ ಪಾಸಾದೆ.

● ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಒಲವು ಬೆಳೆದಿದ್ದು ಹೇಗೆ?

ಬಡತನವೇ ನನಗೆ ಉನ್ನತ ಹುದ್ದೆ ಗಿಟ್ಟಿಸಲು ಪ್ರೇರಕವಾಗಿದೆ. ಬಡ ಪ್ರತಿಭೆಗಳಿಗೆ ನೆರವಾಗಲೆಂದೇ ಅಧ್ಯಯನ ಮಾಡಿದ್ದರ ಫಲವಾಗಿ ಇಂದು ಉನ್ನತ ಹುದ್ದೆಯಲ್ಲಿದ್ದೇನೆ. ಮೊದಲಿನಿಂದಲೂ ದಿನಪತ್ರಿಕೆ, ಸ್ಪರ್ಧಾತ್ಮಕ ಪತ್ರಿಕೆಗಳನ್ನು ಓದುವ ಹುಚ್ಚಿತ್ತು. 2007 ರಲ್ಲಿ ಎಸ್.ಎಂ.ಎಸ್ ಮೂಲಕ ಪ್ರಚಲಿತ ವಿದ್ಯಮಾನ ಹಾಗೂ ಸಾಮಾನ್ಯ ಜ್ಞಾನದ ವಿಷಯಗಳನ್ನು ಸ್ನೇಹಿತರೊಂದಿಗೆ ಹಂಚಿಕೊಳ್ಳುತ್ತಿದ್ದೆ. ಸ್ನೇಹಿತರು ಇದನ್ನು ಮುಂದುವರಿಸುವಂತೆ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವಂತೆ ಸಲಹೆ ನೀಡಿದರು. ಇದುವೇ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಸಕ್ತಿ ಮೂಡಿಸಿತು.

● ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಹೇಗಿತ್ತು?

ಎಸ್.ಎಂ.ಎಸ್ ಮತ್ತು ಟ್ವಿಟರ್ ಮೂಲಕ ಇತರರೊಂದಿಗೆ ಜ್ಞಾನ ಹಂಚಿಕೊಳ್ಳುತ್ತ ನಾನೂ ಅದನ್ನು ಮನನ ಮಾಡಿಕೊಳ್ಳುತ್ತಿದ್ದೆ. ಇದರಿಂದ ಕೆಎಎಸ್ ಪೂರ್ವಭಾವಿ ಪರೀಕ್ಷೆ ಪಾಸಾಗಲು ಸಾಧ್ಯವಾಯಿತು. ಮುಖ್ಯ ಪರೀಕ್ಷೆ ತಯಾರಿಗೆಂದು ಸಮಾನ ಮನಸ್ಕ ಸ್ನೇಹಿತರೊಡನೆ ಗುಂಪು ಅಧ್ಯಯನ ಮಾಡಿದೆ. ನಿತ್ಯ 30 ರಿಂದ 50 ಪುಟಗಳಷ್ಟು ಪ್ರಬಂಧಗಳನ್ನು ಬರೆದು ರೂಢಿಸಿಕೊಂಡೆ. ನನ್ನದೇ ಆದ ನೋಟ್ಸ್ ಸಿದ್ಧಪಡಿಸಿಕೊಂಡು ಅದನ್ನೇ ಮತ್ತೆ ಮತ್ತೆ ಓದುತ್ತಿದ್ದೆ. ಇದರೊಟ್ಟಿಗೆ ವಾಟ್ಸ್‌ಆ್ಯಪ್‌ನ 50 ಗುಂಪುಗಳ ಮೂಲಕವೂ ನಿತ್ಯ ಜ್ಞಾನ ಹಂಚಿಕೆ ಮುಂದುವರಿಸಿದ್ದೆ. ಇದಲ್ಲದೆ, ಪಠ್ಯಕ್ರಮಕ್ಕೆ ಅನುಗುಣವಾದ ವ್ಯವಸ್ಥಿತ ಓದು, ಹಳೆಯ ಪ್ರಶ್ನೆಪತ್ರಿಕೆಗಳ ಅವಲೋಕನ, ಸ್ಪರ್ಧಾತ್ಮಕ ತರಬೇತಿ ಕೇಂದ್ರಗಳಲ್ಲಿನ ಮಾರ್ಗದರ್ಶನ ಕೆಎಎಸ್ ಮುಖ್ಯ ಪರೀಕ್ಷೆಯಲ್ಲೂ ಯಶ ಕಾಣಲು ನೆರವಾದವು.

● ಸಂದರ್ಶನದ ಅನುಭವವೇನು?

ಸಂದರ್ಶನದಲ್ಲಿ ನಮ್ಮ ವ್ಯಕ್ತಿತ್ವ ಪರೀಕ್ಷೆ ನಡೆಯುತ್ತದೆ. ಅಲ್ಲದೇ ರಾಜ್ಯ-ರಾಷ್ಟ್ರದ ಪ್ರಚಲಿತ ವಿದ್ಯಮಾನಗಳ ಕುರಿತು ಅರಿವು, ವೃತ್ತಿ ಬದ್ಧತೆ-ನೈತಿಕತೆ ಕುರಿತು ಸ್ಪಷ್ಟ ನಿಲುವು ಇರಬೇಕಾಗುತ್ತದೆ. ಇವೆಲ್ಲ ವಿಷಯಗಳು ಸೇರಿ ಒಟ್ಟಾರೆ 55 ನಿಮಿಷದ ಸಂದರ್ಶನದಲ್ಲಿ ನನಗೆ 88 ಪ್ರಶ್ನೆಗಳನ್ನು ಕೇಳಲಾಗಿತ್ತು.

● ಸ್ಪರ್ಧಾರ್ಥಿಗಳಿಗೆ ನಿಮ್ಮ ಸಲಹೆ ಏನು?

ಓದು ಯೋಜನಾಬದ್ಧವಾಗಿ ಇರಬೇಕು. ಪರೀಕ್ಷೆಗೆ ವರ್ಷದ, ತಿಂಗಳ, ವಾರದ, ದಿನದ ಓದಿನ ವೇಳಾಪಟ್ಟಿ ನಿಮ್ಮಲ್ಲಿರಬೇಕು. ಅಂದು ಓದಬೇಕು ಅಂದುಕೊಂಡಿದ್ದನ್ನು ಓದಿ ಮುಗಿಸಲೇಬೇಕು. ನೆಪ ಹೇಳುವುದನ್ನು ಬಿಡಬೇಕು. ವ್ಯವಸ್ಥೆಯನ್ನು ಹಳಿಯುವ ಬದಲು, ವ್ಯವಸ್ಥೆಯನ್ನು ಬದಲಿಸುವ ಮಟ್ಟಿಗೆ ನೀವು ಓದಿಕೊಳ್ಳಬೇಕು. ನಿಮ್ಮ ಮನೆ-ಸ್ಥಿತಿ ಉತ್ತಮವಾಗಿರದಿದ್ದರೂ ಮನ-ಸ್ಥಿತಿ ಉತ್ತಮವಾಗಿರಬೇಕು.

ಕೋವಿಡ್ ಲಾಕ್‌ಡೌನ್ ಸನ್ನಿವೇಶವನ್ನು ಸ್ಪರ್ಧಾರ್ಥಿಗಳು ಧನಾತ್ಮಕವಾಗಿ ತೆಗೆದುಕೊಳ್ಳಬೇಕು. ಹೊರಗೆ ಹೋಗದ ಸನ್ನಿವೇಶವಿರುವಾಗ ನಿಮ್ಮೊಳಗೆ ನೀವು ಪ್ರವೇಶಿಸಬೇಕು. ನಿಮ್ಮ ಸಾಮರ್ಥ್ಯವೇನೆಂದು ಅರಿಯಬೇಕು. ನಿಮ್ಮ ಇತಿಮಿತಿಗಳನ್ನು ಸರಿಪಡಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಿದ್ಧರಾಗಬೇಕು.

● ಏನಿದು 'ಎಸ್.ಆರ್. ವರ್ಲ್ಡ್'?

ಆರಂಭದಲ್ಲಿ ಎಸ್.ಎಂ.ಎಸ್, ಟ್ವಿಟರ್, ವಾಟ್ಸ್‌ಆ್ಯಪ್‌ನ ಮೂಲಕ ಆರಂಭಿಸಿದ ಜ್ಞಾನ ಹಂಚಿಕೆಯನ್ನು ಇಂದು 'ಎಸ್.ಆರ್. ವರ್ಲ್ಡ್' ಟೆಲಿಗ್ರಾಂ ಗ್ರೂಪ್‌ಗೆ ವಿಸ್ತರಿಸಿದ್ದೇನೆ. ಈ ಗುಂಪಿಗೆ 2.25 ಲಕ್ಷ ಫಾಲೋವರ್ಸ್ ಇದ್ದು, ಆ ವೇದಿಕೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಗೆ ಬೇಕಾದ ವಿಷಯವಸ್ತುವನ್ನು ಉಚಿತವಾಗಿ ಹಂಚಲಾಗುತ್ತದೆ. ಈ ಗ್ರೂಪ್ ಸೇರಲು https://t.me/SRWORLDShankarBellubbiSir ಈ ಲಿಂಕ್ ಕ್ಲಿಕ್ ಮಾಡಬಹುದು. ಮಾಹಿತಿಗೆ: 9538781570.

(ಲೇಖಕರು: ನಿರ್ದೇಶಕರು, ಸ್ಲೇಟ್ ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ ಕೇಂದ್ರ, ಧಾರವಾಡ)

ಪ್ರಜಾವಾಣಿ ಉದ್ಯೋಗ ವಾರ್ತೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಹುದ್ದೆಗಳು

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) 2021 ನೇ ಸಾಲಿನ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

- **ಹುದ್ದೆ:** ಅಪ್ರೆಂಟಿಸ್
- **ಹುದ್ದೆಗಳ ಸಂಖ್ಯೆ:** 6100
- **ಸ್ಥಳ:** ಭಾರತದೆಲ್ಲೆಡೆ
- **ವಿದ್ಯಾರ್ಹತೆ:** ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
- **ವಯೋಮಿತಿ:** ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 28 ವರ್ಷ (2020 ಅಕ್ಟೋಬರ್ 31ಕ್ಕೆ ಅನ್ವಯವಾಗುವಂತೆ). ಅಂಗವಿಕಲರಿಗೆ 10 ವರ್ಷ, ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.
- **ನೇಮಕಾತಿ ಪ್ರಕ್ರಿಯೆ:** ಪ್ರಾಥಮಿಕ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ
- **ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:** ಜುಲೈ 26, 2021
- **ಹೆಚ್ಚಿನ ಮಾಹಿತಿಗೆ:** https://ibpsonline.ibps.in/sbiappajun21/basic_details.php

ಎಸ್ಸೆಸ್ಸೆಲ್ಸಿ ದಿಕ್ಸೂಚಿ

ವಿಷಯ: ಗಣಿತ

31) $\tan\theta . \cot\theta$ = ____

a) $\cot\theta$ b) $\tan\theta$ c) $\tan^2\theta$ d) 1

32) sin2A = 2sinA ಆದರೆ A ನ ಅಳತೆ

a) 30^0 b) 45^0 c) 0^0 d) 90^0

33) 10 ಪಂದ್ಯಗಳಲ್ಲಿ ಒಬ್ಬ ಬೌಲರ್ ಪಡೆದ ವಿಕೆಟ್‌ಗಳ ಸಂಖ್ಯೆಯು ಈ ಕೆಳಗಿನಂತಿದೆ 2, 6, 4, 5, 0, 2, 1, 3, 2 ಮತ್ತು 3 ಆದರೆ ಈ ದತ್ತಾಂಶಗಳ ಬಹುಲಕ

a) 0 b) 1 c) 2 d) 3

34) ಕೆಳಗಿನ ವಿತರಣೆಯಲ್ಲಿ ಮಧ್ಯಾಂಕವಿರುವ ವರ್ಗ

C.I	0-10	10-20	20-30	30-40	40-50
f	3	5	10	8	4

a) 0-10 b) 10-20
c) 20-30 d) 30-40

35) ಮಧ್ಯಾಂಕದ ಬೆಲೆ 36 ಮತ್ತು ಸರಾಸರಿಯ ಬೆಲೆ 18 ಆದಾಗ ಬಹುಲಕದ ಬೆಲೆ

a) 36 b) 72 c) 18 d) 648

36) ಶಂಕುವಿನ ಭಿನ್ನಕದ ಪಾದದ ತ್ರಿಜ್ಯಗಳು r_1 ಮತ್ತು r_2, ಓರೆ ಎತ್ತರ 'l' ಆಗಿದ್ದರೆ, ಶಂಕುವಿನ ಭಿನ್ನಕದ ವಕ್ರ ಮೇಲ್ಮೈ ವಿಸ್ತೀರ್ಣ ಕಂಡುಹಿಡಿಯುವ ಸೂತ್ರ

a) $\pi(r_1 + r_2)l$ b) $\pi(r_1 - r_2)l$
c) $\pi(r_1 \times r_2)l$ d) $\pi(r_1 \div r_2)l$

37) ಒಂದು ನೇರ ಪಾದ ಸಿಲಿಂಡರ್‌ನ ವಕ್ರ ಮೇಲ್ಮೈ ವಿಸ್ತೀರ್ಣವು 440 cm2 ಮತ್ತು ತ್ರಿಜ್ಯ 7cm ಆದರೆ ಸಿಲಿಂಡರ್‌ನ ಎತ್ತರ.

a) 3.5 cm b) 7cm c) 10cm d) 14cm

38) ತ್ರಿಜ್ಯ 'r' ಅನ್ನು ಹೊಂದಿರುವ ಗೋಳದ ಘನಫಲ ಕಂಡು ಹಿಡಿಯುವ ಸೂತ್ರ

a) $\frac{3}{4}\pi r^3$ b) $\frac{3}{2}\pi r^3$
c) $\frac{2}{3}\pi r^3$ d) $\frac{4}{3}\pi r^3$

39) ಎರಡು ಗೋಳಗಳ ತ್ರಿಜ್ಯಗಳ ನಡುವಿನ ಅನುಪಾತ 2:3 ಆದರೆ ಅವುಗಳ ವಿಸ್ತೀರ್ಣಗಳ ನಡುವಿನ ಅನುಪಾತ

a) 2:3 b) 3:2 c) 4:9 d) 16:9

40) ಒಂದು ಲಂಬಕೋನ ತ್ರಿಭುಜದಲ್ಲಿ ಲಂಬಕೋನವನ್ನು ಉಂಟು ಮಾಡುವ ಅದರ ಒಂದು ಬಾಹುವಿನ ಮೇಲೆ ಆ ತ್ರಿಭುಜವನ್ನು ತಿರುಗಿಸಿದಾಗ ಉಂಟಾಗುವ ಘನಾಕೃತಿ

a) ಆಯತ ಘನ b) ಸಿಲಿಂಡರ್
c) ಗೋಳ d) ಶಂಕು

ವಿಷಯ: ವಿಜ್ಞಾನ

31. 4Ω, 5Ω ಮತ್ತು 20Ω ರೋಧಗಳನ್ನು ಸಮಾನಾಂತರವಾಗಿ ಜೋಡಿಸಿದೆ. ಇವುಗಳ ಒಟ್ಟು ರೋಧ

ಎ) 2Ω, ಬಿ) 8Ω, ಸಿ) 6Ω, ಡಿ) 29Ω

32. ವಿದ್ಯುತ್ ಉಷ್ಣೋತ್ಪಾದನ ಸಾಧನಗಳಲ್ಲಿ ಮಿಶ್ರಲೋಹ ಬಳಸಲು ಕಾರಣ

ಎ) ರೋಧಶೀಲತೆ ಹೆಚ್ಚು
ಬಿ) ರೋಧಶೀಲತೆ ಕಡಿಮೆ
ಸಿ) ಸುಲಭವಾಗಿ ಉತ್ಕರ್ಷಣೆಗೊಳ್ಳುತ್ತದೆ
ಡಿ) ಮೇಲಿನ ಯಾವುದೂ ಅಲ್ಲ

33. ಈ ಕೆಳಗಿನ ಯಾವುದಕ್ಕೆ ವಿದ್ಯುತ್ ಸಾಮರ್ಥ್ಯವು ನೇರ ಅನುಪಾತವಾಗಿರುತ್ತದೆ?

ಎ) ರೋಧ ಬಿ) ರೋಧಶೀಲತೆ
ಸಿ) ವಿದ್ಯುತ್ ಪ್ರವಾಹ ಡಿ) ತಾಪಮಾನ

34. ಎರಡು ಉಪಕರಣಗಳನ್ನು ವಿದ್ಯುತ್ ಮಂಡಲದಲ್ಲಿ ಸರಣಿಕ್ರಮದಲ್ಲಿ ಜೋಡಿಸಿದೆ. ಈ ಕೆಳಗಿನ ಯಾವುದು ಸ್ಥಿರವಾಗಿರುತ್ತದೆ?

ಎ) ವಿದ್ಯುತ್ ಪ್ರವಾಹ ಬಿ) ವಿಭವಾಂತರ
ಸಿ) ರೋಧ ಡಿ) ಯಾವುದೂ ಅಲ್ಲ

35. ಪಶ್ಚಿಮಕ್ಕೆ ಯೋಜಿತವಾದ ಧನಾತ್ಮಕ ಕಣವು ಕಾಂತಕ್ಷೇತ್ರದಿಂದಾಗಿ ಉತ್ತರಕ್ಕೆ ಪಲ್ಲಟಗೊಂಡಿದೆ. ಆಗ ಕಾಂತಕ್ಷೇತ್ರದ ದಿಕ್ಕು

ಎ) ಪೂರ್ವದ ಕಡೆಗೆ ಬಿ) ದಕ್ಷಿಣದ ಕಡೆಗೆ
ಸಿ) ಕೆಳಮುಖ ಡಿ) ಮೇಲ್ಮುಖ

36. ಹ್ರಸ್ವಮಂಡಲದ ಸಂದರ್ಭದಲ್ಲಿ, ಮಂಡಲದಲ್ಲಿನ ವಿದ್ಯುತ್ ಪ್ರವಾಹವು

ಎ) ಗಣನೀಯವಾಗಿ ಕಡಿಮೆಯಾಗುತ್ತದೆ
ಬಿ) ಬಹಳ ಹೆಚ್ಚುತ್ತದೆ
ಸಿ) ಸತತವಾಗಿ ಬದಲಾಗುತ್ತದೆ
ಡಿ) ಬದಲಾಗುವುದಿಲ್ಲ

37. ವಿದ್ಯುತ್ ಜನಕ ಕಾರ್ಯನಿರ್ವಹಿಸುವ ತತ್ವ

ಎ) ವಿದ್ಯುತ್ ಪ್ರವಹಿಸುವ ವಾಹಕದ ಸುತ್ತಲಿನ ಕಾಂತಕ್ಷೇತ್ರ
ಬಿ) ವಿದ್ಯುತ್ಕಾಂತೀಯ ಪ್ರೇರಣೆಯ ವಿದ್ಯಮಾನ
ಸಿ) ಶಕ್ತಿ ಪರಿವರ್ತನೆ ಡಿ) ಯಾವುದೂ ಅಲ್ಲ

38. ನಾವು ಮನೆಗಳಲ್ಲಿ ಬಳಸುವ ವಿದ್ಯುತ್ ಶಕ್ತಿಯ ಆವರ್ತ ಮತ್ತು ವಿಭವಾಂತರ

ಎ) 50Hz & 220V ಬಿ) 60Hz & 220V
ಸಿ) 50Hz & 230V ಡಿ) 50Hz & 240V

39. ನ್ಯೂಕ್ಲಿಯರ್ ವಿದ್ಯುತ್ ಕ್ರಿಯಾಕಾರಿ ಕಾರ್ಯವಿಧಾನ

ಎ) ಸರಣಿ ವಿದಳನ ಕ್ರಿಯೆ ಬಿ) ಸರಪಳಿ ವಿದಳನ ಕ್ರಿಯೆ
ಸಿ) ನಿಯಂತ್ರಿತ ಸರಪಳಿ ವಿದಳನ ಕ್ರಿಯೆ ಡಿ) ದಹನಕ್ರಿಯೆ

40. ಮಹಾರಾಷ್ಟ್ರದಲ್ಲಿನ ಹಳೆಯ ನೀರು ಕೊಯ್ಲು ವಿಧಾನ

ಎ) ಖಾದಿನ್ ಮತ್ತು ನಾದಿಸ್ ಬಿ) ಬಾಂಧಾರ ಮತ್ತು ತಾಲ್
ಸಿ) ಬುಂಧೀಸ್ ಮತ್ತು ತಾಲ್ ಡಿ) ಆಹರ್ ಮತ್ತು ಪೈನ್

Subject : Second Language English

31. The poem 'Grandma climbs a tree' reveals the grand mother's

A. love for trees
B. inability to climb trees
C. bravery D. adventure

32. Ruskin Bond's grandmother learnt to climb the tree when she was

A. three B. eight
C. six D. sixteen

33. It is .... himself. The appropriate option to complete the line of the poem is

A. not strain'd
B. then show likest God's
C. when mercy seasons justice
D. an attribute to god

34. The poet says that mercy drops from heaven like

A. lightning B. soft snow
C. fallen leaves D. gentle rain

35. In the poem, 'The Song of India' the poet is speaking with the

A. citizens of India B. mother India
C. seers and prophets D. freedom fighters

36. In the poem ' The song of India', the motherland wants the poet to sing about

A. beauty, rich culture and heritage of India
B. dams and lakes
C. the strikes and iron men
D. prophets and seers

37. '.... his run-down shoes have paper in them.' This suggests that the Jazz player

A. had come running
B. was a good sportsman
C. was poor
D. kept his notes in them

38. 'You mourn ______________________. The appropriate option to complete this line of the poem is

A. my hapless woe;
B. my day or night myself I make
C. with me 't were always day
D. sure with patience I can bear.

39 . The 'mysterious parcel' that was brought to Mohan's house had

A. pamphlets B. newspaper
C. a cyclostyling machine D. books

40. Hanif would often go out of his way to

A. help people B. have fun
C. help his brothers D. play drums

(ಪ್ರಶ್ನೆಪತ್ರಿಕೆ ಸಂಯೋಜನೆ: ಸ್ವಾಮಿ ಎಚ್‌.ಆರ್‌./ ಎ. ಶ್ರೀನಿವಾಸ್/ ಎಚ್‌.ಟಿ. ಪದ್ಮಾವತಿ)

ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯ ಮಾದರಿ ಪ್ರಶ್ನೆಗಳು

ಭಾಗ -24

321. ಈ ಹುಳುಗಳಲ್ಲಿ ಯಾವುದು ಪರಾವಲಂಬಿಯಲ್ಲ?

ಎ) ಎರೆಹುಳು
ಬಿ) ದುಂಡುಹುಳು
ಸಿ) ಕೊಕ್ಕೆಹುಳು
ಡಿ) ಲಾಡಿಹುಳು

322. ಬಾಹ್ಯ ರೇಖೆ ಕೃಷಿ ಪದ್ಧತಿಯಲ್ಲಿ ಇಳಿಜಾರು ಪ್ರದೇಶಕ್ಕೆ ಅಡ್ಡಲಾಗಿ ಉಳುಮೆ ಮಾಡಲಾಗುತ್ತದೆ. ಏಕೆಂದರೆ

ಎ) ನೀರನ್ನು ಹಿಡಿದಿಟ್ಟುಕೊಳ್ಳಲು
ಬಿ) ಮಳೆ ನೀರಿನಿಂದ ಮಣ್ಣು ಕೊಚ್ಚಿ ಹೋಗದಂತೆ ತಡೆಯಲು
ಸಿ) ಮೇಲಿನ ಎರಡೂ ಕಾರಣಗಳಿಂದ
ಡಿ) ಮೇಲಿನ ಯಾವುದೂ ಅಲ್ಲ

323. ಚಂದ್ರನ ಮೇಲೆ ಕಾಲಿರಿಸಿದ ಎರಡನೇ ವ್ಯಕ್ತಿ ಯಾರು?

ಎ) ನೀಲ್ ಆರ್ಮ್‌ಸ್ಟ್ರಾಂಗ್
ಬಿ) ಯೂರಿ ಗಗಾರಿನ್
ಸಿ) ಎಡ್ವಿನ್ ಆಲ್ಡ್ರಿನ್
ಡಿ) ರಾಕೇಶ ಶರ್ಮಾ

324. ಕರ್ನಾಟಕದಲ್ಲಿ ಅತೀ ಹೆಚ್ಚು ಮಳೆ ಬೀಳುವ ಸ್ಥಳ

ಎ) ಆಗುಂಬೆ ಬಿ) ಹುಲಿಕಲ್
ಸಿ) ಮಡಿಕೇರಿ ಡಿ) ಸಾಗರ

325. ಒಂದೇ ಸಮಾನ ಉಷ್ಣಾಂಶ ಹೊಂದಿರುವ ಸ್ಥಳಗಳನ್ನು ಸೇರಿಸುವ ರೇಖೆಗಳನ್ನು _____ ಎಂದು ಕರೆಯುತ್ತಾರೆ.

ಎ) ಐಸೋಥರ್ಮ್ಸ್
ಬಿ) ಐಸೋಹೇಲ್ಸ್
ಸಿ) ಐಸೋಬಾರ್ಸ್
ಡಿ) ಐಸೋಟ್ರೋಪಿಕ್

326. ಹೊಸ ₹ 500 ನೋಟಿನ ಮೇಲೆ ______ ರವರ ಸಹಿ ಇದೆ.

ಎ) ಪ್ರಧಾನಮಂತ್ರಿಗಳು
ಬಿ) ರಿಸರ್ವ್ ಬ್ಯಾಂಕ್ ಗವರ್ನರ್
ಸಿ) ರಾಷ್ಟ್ರಪತಿ
ಡಿ) ಮಹಾತ್ಮಾಗಾಂಧಿ

327. ಹೊಸ ₹ 2,000 ಕರೆನ್ಸಿ ನೋಟಿನ ಮೇಲೆ ಅದರ ಮೌಲ್ಯವನ್ನು ಎಷ್ಟು ಭಾಷೆಯಲ್ಲಿ ಬರೆದಿರುತ್ತಾರೆ?

ಎ) 17 ಬಿ) 15 ಸಿ) 09 ಡಿ) 10

328. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನಾ ಕಾಯ್ದೆಯಲ್ಲಿ ಇರುವಂತೆ, ಬಾಲಕ ಅಥವಾ ಬಾಲಕಿ ಎಂದರೆ

ಎ) 18 ವರ್ಷ ವಯಸ್ಸಿನೊಳಗಿನ ಮಗು
ಬಿ) 16 ವರ್ಷ ವಯಸ್ಸಿನೊಳಗಿನ ಮಗು
ಸಿ) 14 ವರ್ಷ ವಯಸ್ಸಿನೊಳಗಿನ ಮಗು
ಡಿ) 12 ವರ್ಷ ವಯಸ್ಸಿನೊಳಗಿನ ಮಗು

329. ಮನುಷ್ಯನ ದೇಹದಲ್ಲಿ ಒಟ್ಟು ಎಷ್ಟು ಮೂಳೆಗಳಿವೆ?

ಎ) 216 ಬಿ) 226
ಸಿ) 256 ಡಿ) 206

330. ಸೂರ್ಯನ ಕಿರಣಗಳಿಂದ ನಮಗೆ ಈ ಜೀವಸತ್ವ ಸಿಗುತ್ತದೆ

ಎ) ಜೀವಸತ್ವ B
ಬಿ) ಜೀವಸತ್ವ A
ಸಿ) ಜೀವಸತ್ವ D
ಡಿ) ಜೀವಸತ್ವ C

331. ಒಂದು ಕೆಲಸವನ್ನು 8 ಜನ ಸೇರಿ ದಿನಕ್ಕೆ 8 ಗಂಟೆಯಂತೆ ಕೆಲಸ ಮಾಡಿ 36 ದಿನಗಳಲ್ಲಿ ಮುಗಿಸಬಲ್ಲರು. ಅದೇ ಕೆಲಸವನ್ನು ಅಷ್ಟೇ ಜನರು ಸೇರಿ ದಿನಕ್ಕೆ 6 ಗಂಟೆ ಕೆಲಸ ಮಾಡಿ ಎಷ್ಟು ದಿನಗಳಲ್ಲಿ ಮುಗಿಸುತ್ತಾರೆ?

ಎ) 48 ದಿನಗಳು
ಬಿ) 42 ದಿನಗಳು
ಸಿ) 52 ದಿನಗಳು
ಡಿ) 46 ದಿನಗಳು

332. ತಂದೆ ಮತ್ತು ಮಗನ ವಯಸ್ಸಿನ ಒಟ್ಟು ಮೊತ್ತ 68 ಆಗಿದೆ. ಈಗ ಮಗನಿಗೆ 21 ವರ್ಷ ವಯಸ್ಸಾದರೆ, ಮಗ ಹುಟ್ಟಿದಾಗ ತಂದೆಗೆ ಎಷ್ಟು ವಯಸ್ಸಾಗಿತ್ತು?

ಎ) 26 ಬಿ) 30 ಸಿ) 28 ಡಿ) 24

333. ಸರಣಿ ಪೂರ್ಣಗೊಳಿಸಿ.
3, 6, 30, 870, ____?

ಎ) 26100 ಬಿ) 2610
ಸಿ) 1740 ಡಿ) 756030

334. ಈ ಕೆಳಗಿನವುಗಳಲ್ಲಿ ಸಮತೂಗಿಸಿದ ಸಮೀಕರಣವನ್ನು ಗುರುತಿಸಿರಿ

ಎ) SiO2 + Mg- > Si + MgO
ಬಿ) SiO2 + 2Mg- > Si + 2MgO
ಸಿ) SiO + Mg- > Si + MgO2
ಡಿ) SiO2 + Mg- > SiO + 2MgO

335. ಗಿಡದಿಂದ ಉದುರಿದ ಹಸಿರೆಲೆಯನ್ನು ತೆಗೆದಿಟ್ಟು ಕೆಲಕಾಲ ನೀರಿನಲ್ಲಿ ನೆನೆಸಿ ಹೊರ ತೆಗೆದು ಅದನ್ನು ಸ್ಪಿರಿಟ್ ಹಾಗೂ ಅಯೋಡಿನ್ ದ್ರಾವಣದಲ್ಲಿ ಅದ್ದಿದಾಗ ಎಲೆ ಕಡು ನೀಲಿ ಬಣ್ಣಕ್ಕೆ ತಿರುಗುತ್ತದೆ. ಇದು ಯಾವುದರ ಇರುವಿಕೆಯನ್ನು ಸೂಚಿಸುತ್ತದೆ?

ಎ) ಪಿಷ್ಟ ಬಿ) ತೈಲ
ಸಿ) ಪ್ರೊಟೀನ್ ಡಿ) ನಾರು

(ಪ್ರಶ್ನೋತ್ತರ ಸಂಯೋಜನೆ: ಸ್ಲೇಟ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ, ಧಾರವಾಡ)

ಭಾಗ-23ರ ಉತ್ತರ: 306. ಡಿ, 307. ಸಿ, 308. ಎ, 309. ಡಿ, 310. ಎ, 311. ಡಿ, 312. ಬಿ, 313. ಸಿ, 314. ಎ, 315. ಎ, 316. ಎ, 317. ಬಿ, 318. ಸಿ, 319. ಎ, 320. ಬಿ,

ಸುಭಾಷಿತ

ಪ್ರತಿಯೊಬ್ಬರೂ ತಮ್ಮ ಜೀವನವನ್ನು ನಿಕೃಷ್ಟವಾಗಿ ಕಾಣುತ್ತಾರೆ. ತಮಾಷೆಯ ಸಂಗತಿಯೆಂದರೆ, ಕೊನೆಯಲ್ಲಿ, ನಮ್ಮೆಲ್ಲರ ಕತೆಗಳೂ ಒಂದೇ ಬಗೆಯವಾಗಿರುತ್ತವೆ.

–ರೋಹಿಂಟನ್ ಮಿಸ್ತ್ರಿ

ಶುಲ್ಕ ವಸೂಲಿ: ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟ ಬೇಡ

ಖಾಸಗಿ ಶಾಲೆಗಳ ಬೋಧನಾ ಶುಲ್ಕಕ್ಕೆ ಸಂಬಂಧಿಸಿದ ವಿಷಯವು ಕಳೆದ ವರ್ಷದಿಂದ ಈಚೆಗೆ ಪದೇ ಪದೇ ಚರ್ಚೆ ಆಗುತ್ತಲೇ ಇದೆ. ಈ ಹಿಂದೆ, ಶುಲ್ಕ ವಸೂಲಿಗಾಗಿ ಕೆಲವು ಖಾಸಗಿ ಶಾಲಾ ಆಡಳಿತ ಮಂಡಳಿಗಳು ಆನ್‌ಲೈನ್ ತರಗತಿ ಸ್ಥಗಿತ, ವರ್ಗಾವಣೆ ಪ್ರಮಾಣಪತ್ರ ನೀಡಲು ನಿರಾಕರಣೆಯಂತಹ ಒತ್ತಡ ತಂತ್ರಗಳನ್ನು ಪ್ರಯೋಗಿಸಿದ್ದವು. ಇದೀಗ ಶುಲ್ಕ ಭರಿಸದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪ್ರವೇಶಪತ್ರ (ಹಾಲ್ ಟಿಕೆಟ್) ಕೊಡುವುದಿಲ್ಲ ಎಂದು ಪಟ್ಟು ಹಿಡಿದಿವೆ. ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟವಾಡುವ ಇಂತಹ ಅಮಾನವೀಯ ಕ್ರಮ ಯಾರೂ ಒಪ್ಪುವಂಥದ್ದಲ್ಲ. ಪರೀಕ್ಷೆ ನಡೆಸುವುದೇ ಕಷ್ಟ ಎನಿಸಿರುವ ಸಮಯ ಇದು. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ರಾಜ್ಯ ಶಿಕ್ಷಣ ಇಲಾಖೆಯು ಹೇಗೋ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ವಿದ್ಯಾರ್ಥಿಗಳು ಕೂಡ ತಯಾರಿ ನಡೆಸಿದ್ದಾರೆ. ಮಕ್ಕಳ ಶೈಕ್ಷಣಿಕ ಭವಿಷ್ಯದ ಕುರಿತು ಪೋಷಕರು ಆತಂಕಿತರಾಗಿರುವ ಈ ಸನ್ನಿವೇಶದಲ್ಲಿ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಶುಲ್ಕ ವಸೂಲಿಯ ಆತುರಕ್ಕೆ ಬೀಳದೆ ಸಮಯದ ಔಚಿತ್ಯವನ್ನು ಅರಿತು ವರ್ತಿಸಬೇಕಿತ್ತು. ಶಾಲೆ ಮತ್ತು ವಿದ್ಯಾರ್ಥಿಗಳ ಸಂಬಂಧ ಶುಲ್ಕ ಪಾವತಿಗಷ್ಟೇ ಸೀಮಿತವಾದ 'ವ್ಯಾವಹಾರಿಕ' ಸ್ವರೂಪದ್ದಲ್ಲ ಎನ್ನುವುದನ್ನೂ ಅರಿಯಬೇಕಿತ್ತು. ಆದರೆ, ಅವುಗಳು ಮಾನವೀಯತೆಯನ್ನು ಮರೆತಿರುವುದು ದುರದೃಷ್ಟಕರ. ಬಿಕ್ಕಟ್ಟಿನ ಸಂದರ್ಭದಲ್ಲಿ ಸಂಯಮದ ನಡೆ ಮೂಲಕ ಹೃದಯವಂತಿಕೆ ಮೆರೆಯಬೇಕಿದ್ದ ಶಾಲಾ ಆಡಳಿತ ಮಂಡಳಿಗಳು, ಈಗ ಹಿಡಿದಿರುವ ಹಾದಿ ಯಾವ ರೀತಿಯಲ್ಲೂ ಸಮರ್ಥನೀಯವಲ್ಲ.

ಪರೀಕ್ಷೆಯ ಪ್ರವೇಶಪತ್ರ ಕೊಡುವಂತಹ ಸಂದರ್ಭವನ್ನು ಶುಲ್ಕ ವಸೂಲಿಗಾಗಿ ಬಳಸಿಕೊಳ್ಳುವುದು ಅಮಾನವೀಯ

ಕೋವಿಡ್ ಕಾರಣದಿಂದ ಶಾಲೆಗಳು ಮುಚ್ಚಿದ್ದರಿಂದ 2020–21ನೇ ಸಾಲಿನಲ್ಲಿ ಶೇಕಡ 70ರಷ್ಟು ಬೋಧನಾ ಶುಲ್ಕವನ್ನು ಮಾತ್ರ ಪಡೆಯಬೇಕು ಎಂದು ಶಿಕ್ಷಣ ಇಲಾಖೆಯು ಜನವರಿಯಲ್ಲಿ ಸುತ್ತೋಲೆ ಹೊರಡಿಸಿದೆ. ಶುಲ್ಕ ಕಡಿತಗೊಳಿಸಿರುವ ಇಲಾಖೆಯ ಈ ಕ್ರಮವನ್ನು ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಕೋರ್ಟ್‌ನಿಂದ ಇದುವರೆಗೆ ಅಂತಿಮ ಆದೇಶ ಹೊರಬಿದ್ದಿಲ್ಲ. ಅಂದರೆ ಸದ್ಯದ ಸನ್ನಿವೇಶದಲ್ಲಿ ಶಿಕ್ಷಣ ಇಲಾಖೆಯ ಸುತ್ತೋಲೆ ಪ್ರಕಾರ, ಗರಿಷ್ಠ ಶೇ 70ರಷ್ಟು ಬೋಧನಾ ಶುಲ್ಕವನ್ನು ಪಡೆಯಲು ಅವಕಾಶವಿದೆ. ಆದರೆ, ಈಗ ಶುಲ್ಕವನ್ನು ಪೂರ್ಣ ಪ್ರಮಾಣದಲ್ಲಿ ಪಾವತಿಸಬೇಕು, ಸರ್ಕಾರದ ಕ್ರಮವನ್ನು ಹೈಕೋರ್ಟ್ ಎತ್ತಿ ಹಿಡಿದಲ್ಲಿ ಹೆಚ್ಚುವರಿ ಮೊತ್ತವನ್ನು ಹಿಂದಿರುಗಿಸಲಾಗುವುದು ಎಂದು ಹಲವು ಶಾಲೆಗಳು ಒತ್ತಡ ಹಾಕುತ್ತಿವೆ ಎಂದು ವರದಿಯಾಗಿದೆ. ಇದು ಯಾವ ಸೀಮೆಯ ನ್ಯಾಯ? ಶೇ 100ರಷ್ಟು ಬೋಧನಾ ಶುಲ್ಕ ಸಂಗ್ರಹಿಸಲು ಮುಂದೆ ಒಂದುವೇಳೆ ಹೈಕೋರ್ಟ್ ಅನುಮತಿ ಕೊಟ್ಟದ್ದೇ ಆದಲ್ಲಿ ಬಾಕಿ ಶುಲ್ಕ ಕಟ್ಟಿಸಿಕೊಳ್ಳಲು ಖಾಸಗಿ ಶಾಲೆಗಳಿಗೆ ಅವಕಾಶ ಇದ್ದೇ ಇದೆ. ಅಂಕಪಟ್ಟಿ ಹಾಗೂ ವರ್ಗಾವಣೆ ಪ್ರಮಾಣಪತ್ರ ಪಡೆಯಲು ವಿದ್ಯಾರ್ಥಿಗಳು ಮತ್ತೆ ಶಾಲೆಗೆ ಬರಲೇಬೇಕು. 'ಸಿಬ್ಬಂದಿಗೆ ಸಂಬಳ ನೀಡಲು ಹಣವಿಲ್ಲ; ಇತರ ಆಡಳಿತಾತ್ಮಕ ವೆಚ್ಚಗಳನ್ನು ಭರಿಸಲು ಆಗುತ್ತಿಲ್ಲ' ಎನ್ನುವುದು ಒಕ್ಕೂಟದ ಪ್ರತಿನಿಧಿಗಳ ಅಳಲು. ಹೌದು, ಆಡಳಿತ ಮಂಡಳಿಗಳ ಮೇಲೆ ಆರ್ಥಿಕ ಹೊರೆಯಿದೆ. ಪ್ರತೀ ತಿಂಗಳು ನಿಗದಿತ ಪ್ರಮಾಣದ ಖರ್ಚನ್ನು ಅವುಗಳು ಭರಿಸಲೇಬೇಕು. ಅದನ್ನು ಯಾರೂ ಅಲ್ಲಗಳೆಯಲಾರರು. ಹಾಗೆಯೇ 'ಕೋವಿಡ್‌ನ ಈ ಕಾಲಘಟ್ಟದಲ್ಲಿ ಮೊದಲೇ ಸಂಕಷ್ಟದಲ್ಲಿರುವ ಪೋಷಕರಿಗೆ ಪೂರ್ಣವಾಗಿ ಶುಲ್ಕ ಪಾವತಿಸಲು ಒತ್ತಡ ಹೇರುತ್ತಿರುವುದು ಅನ್ಯಾಯ' ಎಂದು ಆರ್‌ಟಿಇ ವಿದ್ಯಾರ್ಥಿಗಳು ಹಾಗೂ ಪೋಷಕರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಎರಡೂ ಬಣಗಳ ವಾದದಲ್ಲಿ ತಥ್ಯ ಇಲ್ಲದಿಲ್ಲ.

ಎಲ್ಲರೂ ಸಂಕಷ್ಟ ಎದುರಿಸುತ್ತಿರುವ ಈ ಸನ್ನಿವೇಶದಲ್ಲಿ ಯಾರಿಗೂ ಹೆಚ್ಚಿನ ಹೊರೆ ಆಗದಂತಹ ಸಂಕಷ್ಟ ನಿವಾರಣೆ ಸೂತ್ರ ಇಂದಿನ ಜರೂರು. ಶಾಲಾ ಆಡಳಿತ ಮಂಡಳಿಗಳು ಪರೀಕ್ಷೆಯ ಪ್ರವೇಶಪತ್ರ ಕೊಡುವಂತಹ ಸಂದರ್ಭವನ್ನು ಶುಲ್ಕ ವಸೂಲಿಗಾಗಿ ಬಳಸಿಕೊಳ್ಳದೆ ಪೋಷಕರಿಗೆ ಸಮಯಾವಕಾಶ ನೀಡಬೇಕು. ಶಾಲೆಗಳನ್ನು ನಡೆಸುವ ಕಷ್ಟವನ್ನು ಅರ್ಥ ಮಾಡಿಕೊಂಡು ಸಾಮರ್ಥ್ಯವಿರುವ ಪೋಷಕರಾದರೂ ಶುಲ್ಕವನ್ನು ಭರಿಸಬೇಕು. 'ಶುಲ್ಕ ಪಾವತಿಸದ ಮಕ್ಕಳಿಗೆ ಪ್ರವೇಶಪತ್ರ ಇಲ್ಲ' ಎಂಬ ನಿಲುವಿನಿಂದ ಆಡಳಿತ ಮಂಡಳಿಗಳು ತಕ್ಷಣ ಹಿಂದೆ ಸರಿಯಬೇಕು. 'ಶುಲ್ಕ ಪಾವತಿಸದ ಕಾರಣಕ್ಕಾಗಿ ಕೆಲವು ಶಾಲೆಗಳಲ್ಲಿ ಹಾಲ್ ಟಿಕೆಟ್ ನೀಡಲು ನಿರಾಕರಿಸಿರುವುದು ಗಮನಕ್ಕೆ ಬಂದಿದೆ' ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ. ವಿಷಯ ಗೊತ್ತಿದ್ದರೂ ಅಂತಹ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕಾದರೆ ಪೋಷಕರು ಡಿಡಿಪಿಐ ಇಲ್ಲವೆ ಬಿಇಒಗೆ ದೂರು ನೀಡಬೇಕು ಎನ್ನುವ ಸಲಹೆಯನ್ನೂ ಅವರು ನೀಡಿದ್ದಾರೆ! ದೂರಿಗಾಗಿ ಕಾಯದೆ, ಪ್ರವೇಶಪತ್ರ ನೀಡದ ಶಾಲೆಗಳನ್ನು ಸರ್ಕಾರವೇ ಪತ್ತೆ ಹಚ್ಚಿ ದಂಡ ಪ್ರಯೋಗಿಸಬೇಕು. ಯಾವ ವಿದ್ಯಾರ್ಥಿಗೂ ಪ್ರವೇಶಪತ್ರ ನಿರಾಕರಿಸಬಾರದು. ಅದನ್ನು ಖಚಿತಪಡಿಸಿಕೊಳ್ಳುವುದು ಶಿಕ್ಷಣ ಇಲಾಖೆಯ ಜವಾಬ್ದಾರಿ. ಆಡಳಿತ ಮಂಡಳಿಗಳಿಂದ ಪೋಷಕರು ಕಿರುಕುಳ ಅನುಭವಿಸದಂತೆ ನೋಡಿಕೊಳ್ಳುವುದು ಸಹ ಅದರ ಕರ್ತವ್ಯ. ಶುಲ್ಕ ನಿಗದಿ ವಿಚಾರ ಕೋರ್ಟ್ ಮುಂದಿದೆ ಎಂದು ಶಿಕ್ಷಣ ಇಲಾಖೆಯು ಕೈಚೆಲ್ಲಿ ಕೂರಬಾರದು. ಜನವರಿಯಲ್ಲಿ ತಾನೇ ಹೊರಡಿಸಿರುವ ಸುತ್ತೋಲೆ ಅನುಷ್ಠಾನಕ್ಕೆ ಬರುವಂತೆ ನೋಡಿಕೊಳ್ಳಬೇಕು.

ದಿನದ ಟ್ವೀಟ್

ಗಮನಕ್ಕೆ ಬಾರದಿದ್ದರೆ...

ಸಾಮಾನ್ಯ ಜನರಿಗೆ ಆಗುವ ಕಷ್ಟಗಳ ಅನುಭವ ತಮ್ಮ ಗಮನಕ್ಕೆ ಬಂದಿಲ್ಲ ಎಂದು ಹಲವು ಬಾರಿ ಮಂತ್ರಿಗಳು ಹೇಳಿಕೆ ನೀಡಿ ಕೈತೊಳೆದುಕೊಳ್ಳುತ್ತಾರೆ. ಇದರ ಅರ್ಥ- ಒಂದು, ಮಂತ್ರಿಗಳು ಸಾಮಾನ್ಯರಾಗಿ ಉಳಿದಿಲ್ಲ. ಎರಡು, ತಳಮಟ್ಟದಲ್ಲಿ ಆಗುವ ಅನುಭವದ ಬಗ್ಗೆ ಮಾಹಿತಿ ತರಿಸಿಕೊಳ್ಳುವ ಪ್ರಯತ್ನ ಮಾಡಲ್ಲ. ಮೂರನೆಯದು, ಮಾಹಿತಿ ಇದ್ದರೂ ಕ್ರಮ ಕೈಗೊಳ್ಳುವುದಿಲ್ಲ. #IBPS

ರೋಹಿತ್ ಸಿಂಹ, ಎಂಜಿನಿಯರ್

ಕಿಡಿನುಡಿ

ಡಾ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಉತ್ತಮ ಕೆಲಸಗಳಿಂದಾಗಿ ದೇಶದ 27 ಕೋಟಿ ಜನರು ಬಡತನ ರೇಖೆಗಿಂತ ಮೇಲೆ ಬಂದಿದ್ದರು. ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ದುರಾಡಳಿತದಿಂದ 23 ಕೋಟಿ ಜನರು ಬಡತನ ರೇಖೆಗಿಂತ ಕೆಳಗೆ ಹೋಗಿದ್ದಾರೆ.

ಸುಪ್ರಿಯಾ ಶ್ರೀನೆಟ್, ಎಐಸಿಸಿ ವಕ್ತಾರೆ

25 ವರ್ಷಗಳ ಹಿಂದೆ

ಸೋಮವಾರ, 15-7-1996

• ಪರಿಹಾರ ಪಡೆಯದೆ ಹೋಗುವುದಿಲ್ಲ– ಪಾಠಕ್

ಮುಂಬೈ, ಜುಲೈ 14 (ಪಿಟಿಐ)– ವಿವಾದಾತ್ಮಕ ಸಾಧು ಚಂದ್ರಸ್ವಾಮಿ ಅವರು ತಮಗೆ ಒಂದು ಲಕ್ಷ ಡಾಲರ್ ವಂಚಿಸಿರುವುದಾಗಿ ಆರೋಪಿಸಿರುವ ಅನಿವಾಸಿ ಭಾರತೀಯ ಲಕ್ಕೂಭಾಯಿ ಪಾಠಕ್ ಅವರು ಇಲ್ಲಿಯೇ ಇದ್ದು ಕೊನೆಯವರೆಗೆ ತಮ್ಮ ಹೋರಾಟ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.

ಚಂದ್ರಸ್ವಾಮಿ ಅವರು ಹತ್ತು ಲಕ್ಷ ಪೌಂಡ್ ಪಾವತಿ ಮಾಡುವಂತೆ ನ್ಯಾಯಾಲಯದ ಮೂಲಕ ಹೋರಾಟ ನಡೆಸುವುದಾಗಿ ಅವರು ತಿಳಿಸಿದ್ದಾರೆ.

'ಚಂದ್ರಸ್ವಾಮಿ ಅವರು ನನಗೆ ಒಂದು ಲಕ್ಷ ಡಾಲರ್ ವಂಚಿಸಿದ್ದಾರೆ. ಪಿ.ವಿ.ನರಸಿಂಹ ರಾವ್ ಅವರನ್ನು ಇದರಲ್ಲಿ ಷಾಮೀಲುಗೊಳಿಸಿದ್ದಾರೆ' ಎಂದು ಪಾಠಕ್ ಹೇಳಿದರು.

ಚಂದ್ರಸ್ವಾಮಿಯ ವಂಚನೆಯನ್ನು ಬಹಿರಂಗಗೊಳಿಸಲು ಎಂಟರಿಂದ ಹತ್ತು ಪತ್ರಗಳನ್ನು ಪಿ.ವಿ.ನರಸಿಂಹ ರಾವ್ ಅವರಿಗೆ ಬರೆದಿರುವುದಾಗಿ ಅವರು ಪಿಟಿಐಗೆ ತಿಳಿಸಿದ್ದಾರೆ.

1984ರಲ್ಲಿ ಪಿ.ವಿ.ನರಸಿಂಹ ರಾವ್ ಅವರು ವಿದೇಶಾಂಗ ಸಚಿವರಾಗಿದ್ದಾಗ ಚಂದ್ರಸ್ವಾಮಿ ಅವರು ನ್ಯೂಯಾರ್ಕಿನ ಹೋಟೆಲ್‌ನ ತಮ್ಮ ಕೊಠಡಿಯಲ್ಲಿ ತಮ್ಮನ್ನು ರಾವ್ ಅವರಿಗೆ ಪರಿಚಯ ಮಾಡಿಸಿದರು ಎಂದು ಅವರು ಸ್ಮರಿಸಿದ್ದಾರೆ.

50 ವರ್ಷಗಳ ಹಿಂದೆ

ಗುರುವಾರ, 15-7-1971

• ಸ್ವಂತ ಆಸ್ತಿ ಎಂಬಂತೆ ವರ್ತನೆ: ಕಾರ್ಪೊರೇಷನ್ ಆಡಳಿತ ಕುರಿತು ರಾಜ್ಯಪಾಲರಿಗೆ ದೂರು

ಬೆಂಗಳೂರು, ಜುಲೈ 14– ಮೇಯರ್ ಶ್ರೀ ಲಿಂಗಯ್ಯ ಮತ್ತು ಆಡಳಿತ ಪಕ್ಷದ ನಾಯಕ ಶ್ರೀ ಎಂ.ವಿ. ತಿವಾರಿ ಅವರು ನಗರ ಕಾರ್ಪೊರೇಷನ್ 'ತಮ್ಮ ಸ್ವಂತ ಆಸ್ತಿ ಎಂಬಂತೆ ವರ್ತಿಸಿ' ಅಧಿಕಾರಿಗಳ ವರ್ಗಾವಣೆ ಮೊದಲಾದ ವಿಚಾರಗಳಲ್ಲಿ ಹಸ್ತಕ್ಷೇಪ ನಡೆಸುತ್ತಿರುವರೆಂದೂ, ಆಡಳಿತ ಪಕ್ಷದವರೂ ಅದರಲ್ಲಿ ಪಾಲುದಾರರಾಗಿದ್ದು ಆಡಳಿತದಲ್ಲಿ ಅನೈತಿಕತೆ ಹೆಚ್ಚಿದೆಯೆಂದೂ, ಹಣ ಮತ್ತಿತರ ಪ್ರಭಾವದ ಹಾವಳಿ ಹೆಚ್ಚಾಗಿದೆಯೆಂದೂ, ಹತ್ತು ಮಂದಿ ವಿರೋಧ ಪಕ್ಷದ ಕಾರ್ಪೊರೇಟರುಗಳು ರಾಜ್ಯಪಾಲ ಶ್ರೀ ಧರ್ಮವೀರ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

ಎಂಜಿನಿಯರಿಂಗ್ ಇಲಾಖೆಯಲ್ಲಿ ಆಗಿರುವ ವರ್ಗಾವಣೆಗಳನ್ನು ಪರಿಶೀಲಿಸಿದಲ್ಲಿ ಅದು ವೇದ್ಯವಾಗುತ್ತದೆಯೆಂದು ಹೇಳಿದ್ದಾರೆ.

ಕೋವಿಡ್ ಮೂರನೇ ಅಲೆ ಅಪ್ಪಳಿಸುವ ಮುನ್ಸೂಚನೆ ಇದ್ದರೂ ಜನರ ನಿರ್ಲಕ್ಷ್ಯದ ವರ್ತನೆಗೆ ಕಾರಣವೇನು?

ಕೋವಿಡ್ ಎಂಬ ನಾಗರಿಕತೆಯ ರೋಗ

ವಿಶ್ಲೇಷಣೆ

ಡಿ.ಎಸ್.ನಾಗಭೂಷಣ

'ಕೋವಿಡ್ 3ನೇ ಅಲೆಯ ತೂಗುಕತ್ತಿ' ಎಂಬ ಮುಖ್ಯ ಶೀರ್ಷಿಕೆಯಡಿ ಕೋವಿಡ್ ಪಿಡುಗಿನ ಇನ್ನೂ ಕೊನೆಗಾಣದ ಅಪಾಯದ ಬಗ್ಗೆ ಪತ್ರಿಕೆಯು ಮುಖಪುಟದ ಪ್ರಧಾನ ಸುದ್ದಿ (ಪ್ರ.ವಾ., ಜುಲೈ 13) ಮಾಡಿದೆ. ಈ ಸುದ್ದಿಯ ಮೇಲ್ಭಾಗದಲ್ಲೇ ಈ ಸುದ್ದಿಯ ಭಾಗವಾಗಿ, ಭಯ ಬಿಟ್ಟು ಬೀದಿಗಿಳಿದ ಜನ ಮತ್ತು 'ಆರೋಗ್ಯ ಸುಧಾರಣೆ ವ್ಯವಸ್ಥೆಗಾಗಿ ₹ 1,500 ಕೋಟಿ ಕ್ರಿಯಾ ಯೋಜನೆ' ಎಂಬ ಉಪಶೀರ್ಷಿಕೆಗಳ ಎರಡು ಸುದ್ದಿಗಳಿವೆ. ಈ ಸುದ್ದಿ ವಿನ್ಯಾಸವೇ ನಮ್ಮ ಸಮೂಹ ಮಾಧ್ಯಮಗಳೂ ಸೇರಿದಂತೆ ಇಂದಿನ 'ವ್ಯವಸ್ಥೆ' ಕೋವಿಡ್ ಮಹಾಮಾರಿಯನ್ನು ನಿಭಾಯಿಸಲು ಅಳವಡಿಸಿಕೊಂಡಿರುವ ಮಾರ್ಗದ ಪರಿಚಯ ಮಾಡಿಕೊಡುವಂತಿದೆ.

ಇತ್ತೀಚೆಗೆ ತಾನೇ ಕೋವಿಡ್‌ನ ಎರಡನೆಯ ಅಲೆಗೆ ಸಿಕ್ಕಿ ಲಕ್ಷಾಂತರ ಜನ ಸಾವನ್ನಪ್ಪಿದ್ದಾರೆ. ಇವರಲ್ಲಿ ಹೆಚ್ಚೂಕಡಿಮೆ ಪ್ರತೀ ಕುಟುಂಬದ ಹತ್ತಿರದ ಅಥವಾ ದೂರದ ಒಬ್ಬಿಬ್ಬರು ಬಂಧುಗಳಾದರೂ ಸೇರಿದ್ದಾರೆ. ಹಾಗೇ ಈ ಸಾವು ಇವರಲ್ಲಿ ಕೆಲವರ ಅಂತಿಮ ಮುಖದರ್ಶನವಾಗಲೀ ಸಮರ್ಪಕ ಸಂಸ್ಕಾರವಾಗಲೀ ಸಾಧ್ಯವಾಗದ ಪರಿಸ್ಥಿತಿಯನ್ನೂ ಜನ ಕಂಡಿದ್ದಾರೆ. ಉತ್ತರ ಭಾರತದಲ್ಲಂತೂ ಸಾವಿನ ವೇಗ ಮತ್ತು ಭಯಂಕರತೆ ಹೇಗಿತ್ತೆಂದರೆ, ಸಂಬಂಧಿಕರಿಗೆ ಸೂಕ್ತ ಸಂಸ್ಕಾರ ನೆರವೇರಿಸಲು ಸ್ಮಶಾನದಲ್ಲಿ ಜಾಗ ಅಥವಾ ಅವಕಾಶ ಸಿಗಲಿಲ್ಲವೆಂತಲೋ ಹಣಕಾಸಿನ ಕೊರತೆಯಿಂದಲೋ ಅವರು ಸತ್ತ ತಮ್ಮ ಆಪ್ತರ ಶವಗಳನ್ನು ನದಿಗಳಿಗೆ ಎಸೆದುಹೋದ ಅಥವಾ ನದಿಗಳ ಮರಳಿನಲ್ಲಿ ಹುಗಿದ ಸುದ್ದಿಯನ್ನೂ ನೋಡಿದ್ದೇವೆ.

ಸತ್ತವರ ಮೇಲೆ ಮತ್ತು ಬದುಕುಳಿದವರ ಮೇಲೆ ಅವರ ಬಂಧುಗಳು ಲಕ್ಷಾಂತರ ರೂಪಾಯಿಗಳನ್ನು ವೈದ್ಯಕೀಯ ವೆಚ್ಚವಾಗಿ ಖರ್ಚು ಮಾಡಿದ್ದಾರೆ. ಇದರಿಂದಾಗಿ ಲಕ್ಷಾಂತರ ರೂಪಾಯಿಗಳ ವೈದ್ಯಕೀಯ ವಿಮೆ ಮಾಡಿದವರೂ ಸೇರಿದಂತೆ ಸಾವಿರಾರು ಕುಟುಂಬಗಳು ದರಿದ್ರಾವಸ್ಥೆ ತಲುಪಿವೆ. ಮೊದಲೇ ಇದ್ದ ಮತ್ತು ಆನಂತರ ಸಾಕಷ್ಟು ವ್ಯಾಪಕಗೊಳಿಸಿದ ಅತ್ಯಾಧುನಿಕ ಆರೋಗ್ಯ ಸೌಲಭ್ಯಗಳ, ಔಷಧ, ವೆಂಟಿಲೇಟರ್ ಮತ್ತು ಆಮ್ಲಜನಕ ಪೂರೈಕೆಯ ಸುಧಾರಣೆ ಹಾಗೂ ಕೋಟ್ಯಂತರ ರೂಪಾಯಿ ಮೌಲ್ಯದ ವೈದ್ಯಕೀಯ ವಿಮೆ ವ್ಯವಸ್ಥೆಯನ್ನು ಅಣಕಿಸುವಂತೆ ಕೋವಿಡ್ ಮಹಾಮಾರಿ ನಮ್ಮ ಕಣ್ಮುಂದೆಯೇ ಮಹಾದುರಂತವನ್ನು ಎಸಗಿಹೋಗಿದೆ. ರೋಗಕ್ಕೆ ಸಂಪೂರ್ಣವಲ್ಲದಿದ್ದರೂ ಒಂದು ಮಿತಿಯವರೆಗೆ ಮಾತ್ರ ರಕ್ಷಣೆ ಕೊಡುವುದೆಂದು ಹೇಳಲಾಗುವ ಎರಡು ಸರದಿಗಳ ಲಸಿಕೆಗಳ ಪೈಕಿ ಮೊದಲ ಸರದಿಯೇ ನಮ್ಮ ಜನಸಮುದಾಯದ ಕನಿಷ್ಠ ಕ್ಷೇಮಕರ ಮಟ್ಟವನ್ನೂ ಮುಟ್ಟಿಲ್ಲ.

ಇಂತಹ ಅನಿಶ್ಚಯದ ಮತ್ತು ಆತಂಕದ ಪರಿಸ್ಥಿತಿಯಲ್ಲೂ ಜನ, ರೋಗದ ಸೋಂಕಿನ ವೇಗ ಸ್ವಲ್ಪ ತಹಬಂದಿಗೆ ಬಂದಿದೆ ಎಂಬ ವರದಿ ಪ್ರಕಟವಾಗಿ, ಸರ್ಕಾರ ಜನಜೀವನದ ಮೇಲಿನ ತನ್ನ ಕೆಲ ನಿರ್ಬಂಧಗಳನ್ನು ಸಡಿಲಗೊಳಿಸುತ್ತಿದ್ದಂತೆ, ತಡೆಯಿಂದ ಮುಕ್ತಗೊಳಿಸಲ್ಪಟ್ಟ ಪ್ರವಾಹದೋಪಾದಿಯಲ್ಲಿ ಕಂಡ ಕಂಡ ಕಡೆ ಸಂದಣಿ ನಿರ್ಮಿಸುತ್ತಿದ್ದಾರೆ ಎಂದರೆ ಏನು ಹೇಳುವುದು? ಇದಕ್ಕೇನು ಕಾರಣ? ಇದನ್ನು ಯೋಚಿಸದೆ ಜನಸಂದಣಿಯ ಬಗ್ಗೆ ಆತಂಕ ಸೃಷ್ಟಿಸಿದರೆ ಪ್ರಯೋಜನವೇನು? ಸೋಂಕಿನ ಮತ್ತು ಸೋಂಕು ತಂದೊಡ್ಡುವ ಸಾವಿನ ಭಯದಿಂದ ತಾವೀಗ ಪಾರಾಗಿಬಿಟ್ಟದ್ದೇವೆ ಎಂದು ಜನ ಭಾವಿಸಿಬಿಟ್ಟಿದ್ದಾರೆಯೇ? ಪತ್ರಿಕೆಯ ಪ್ರಧಾನ ಸುದ್ದಿಯೇ ತಿಳಿಸುತ್ತಿರುವಂತೆ, ಇನ್ನೊಂದೆರಡು ತಿಂಗಳಲ್ಲಿ ರೋಗದ ಮೂರನೆಯ ಅಲೆ ಅಪ್ಪಳಿಸುವ ಮುನ್ಸೂಚನೆಯನ್ನು ಹಲವು ವಿಜ್ಞಾನಿಗಳು ಮತ್ತು ಸರ್ಕಾರಗಳು ನೀಡಿವೆ. ಆದರೂ ಜನರ ಈ ವರ್ತನೆಗೆ ಕಾರಣವೇನು?

ಇದಕ್ಕೆ ಮುಖ್ಯ ಕಾರಣ, ಜನರಿಗೆ ಕೋವಿಡ್‌ನ ಮೂಲ ಕಾರಣವಾವುದು ಎಂದು ಸ್ಪಷ್ಟವಾಗಿ ವಿವರಿಸದಿರುವುದು. ಈ ರೋಗವನ್ನು ಈವರೆಗೆ, ಬಂದು ಹೋಗುವ, ಕೆಲವು ತಾತ್ಪೂರ್ತಿಕ ಭೌತಿಕ ರಕ್ಷಣಾ ಕ್ರಮಗಳ ಮತ್ತು ಔಷಧೋಪಚಾರಗಳ ಮೂಲಕ ನಿವಾರಿಸಿಕೊಳ್ಳಬಹುದಾದ ರೋಗವೆಂದು ನಿರೂಪಿಸಿರುವುದು. ಹಾಗಾಗಿಯೇ ಜನ ಇತರ ರೋಗಗಳು ವಾಸಿಯಾದ ನಂತರ ಸಾಮಾನ್ಯ ಜೀವನಕ್ಕೆ ಮರಳುವಂತೆ ಮರಳುತ್ತಿದ್ದಾರೆ. ಆದರೆ ಕೋವಿಡ್ ಹೀಗೆ ನಿಜವಾಗಿಯೂ ವಾಸಿಯಾಗುವ ಸಾಮಾನ್ಯ ರೋಗವೇ? ಈ ರೋಗವನ್ನು ಕುರಿತ ಮಾಹಿತಿ ಹಾಗೆ ಸೂಚಿಸುತ್ತಿಲ್ಲ.

ಇಂದಿನ ಕೊರೊನಾವು ಕೋವಿಡ್ ಕುಲದ ವೈರಾಣುವಿನ ಇತ್ತೀಚಿನ ರೂಪಾಂತರವಷ್ಟೆ. ವೈರಾಣುಗಳ ನಿವಾರಣೆಗೆ ಮನುಷ್ಯನ ವೈದ್ಯಕೀಯ ಪ್ರಯೋಗಗಳು ಹೆಚ್ಚಿದಂತೆ, ಅದಕ್ಕೆ ಸಡ್ಡು ಹೊಡೆದಂತೆ ಈ ರೂಪಾಂತರಗಳೂ ಹೆಚ್ಚುತ್ತಿವೆ. ಕೊರೊನಾ ವೈರಾಣುವಿನ ಜೈವಿಕ ಉತ್ಪತ್ತಿಯ ಮೂಲ ಏನೇ ಇರಲಿ ಇದರ ರೋಗಶಕ್ತಿಯ ಅವತಾರ ಮೊದಲು ಕಂಡದ್ದು ಜಗತ್ತಿನ ಅತಿ ಕೈಗಾರಿಕೀಕೃತ ಮತ್ತು ಜನಸಂದಣಿಯ ನಗರ ಎನಿಸಿರುವ ಚೀನಾದ ವುಹಾನ್‌ನಲ್ಲಿ. ಇದು ರವಾನೆಯಾದದ್ದು ಅಲ್ಲಿಂದ ವಿಮಾನಗಳ ಮೂಲಕ ವಿವಿಧ ಉದ್ದೇಶಗಳಿಂದ ಇಟಲಿಯ ವಿವಿಧೆಡೆಗೆ ಪ್ರವಾಸಕ್ಕೆ ಹೊರಟ ಉಳ್ಳವರ ಮೂಲಕ (ಈ ಹಿಂದೆ ಸ್ವಲ್ಪ ಕಾಲ ಇಟಲಿಯಲ್ಲಿ ಕಮ್ಯುನಿಸ್ಟ್ ನೇತೃತ್ವದ ಸರ್ಕಾರವಿದ್ದಾಗ ಚೀನಾ ಆ ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಹೂಡಿಕೆ ಮಾಡಿದ್ದರಿಂದಾಗಿ, ಆ ದೇಶ ದೊಡ್ಡ ಸಂಖ್ಯೆಯಲ್ಲಿ ಚೀನೀ ಉದ್ಯಮ ಮತ್ತು ಉದ್ಯಮಿಗಳ ಬೀಡಾಗಿದೆ ಎಂದು ಹೇಳಲಾಗುತ್ತದೆ.) ಜಗತ್ತಿನ ಅತಿ ದೊಡ್ಡ ಪ್ರವಾಸೀ ಆಕರ್ಷಣೆಯ ತಾಣವಾದ ಇಟಲಿ ಈ ರೋಗದ ಜಾಗತಿಕ ಪ್ರಸರಣ ಕೇಂದ್ರವಾಯಿತು. ಸೋಂಕು ಹರಡಿದ್ದು ವಿಮಾನ ಪ್ರಯಾಣಿಕರ ಮೂಲಕ. ಇದು ಭಾರತಕ್ಕೆ ಬಂದದ್ದು ಈ ಮಾರ್ಗದ ಮೂಲಕವೇ. ನಂತರ ಹಿಡಿದದ್ದು ಬೇರೆ ವಿವಿಧ ಮಾರ್ಗಗಳನ್ನು. ಜನರ ವಿವಿಧ ಉದ್ದೇಶಗಳ ಪ್ರಯಾಣದ ಮೂಲಕ.

ಮೇಲಿನ ವಿವರಗಳನ್ನು ಸಮಗ್ರವಾಗಿ ನೋಡಿದ ಯಾವುದೇ ಸೂಕ್ಷ್ಮ ಗ್ರಹಿಕೆಯ ಮನಸ್ಸಿಗೆ ಅನ್ನಿಸುವುದೇನೆಂದರೆ, ಈ ಕೋವಿಡ್ ವ್ಯಕ್ತಿಗತವಾಗಿ ನೋಡಿದಾಗ ಒಂದು ದೈಹಿಕವಾದ ರೋಗವಾಗಿ ಕಂಡರೂ ಸಾಮಾಜಿಕವಾಗಿ, ಜಾಗತಿಕವಾಗಿ ನೋಡಿದಾಗ ಇದೊಂದು ಜೀವನದೃಷ್ಟಿಯ, ಜೀವನಕ್ರಮದ, ಒಂದು ನಾಗರಿಕತೆಯ ರೋಗ ಎನ್ನುವುದು. ಇದರ ಮೊದಲ ಅವತಾರ ಕಂಡದ್ದು ಅತಿ ಕೈಗಾರಿಕೀಕೃತ ನಗರದಲ್ಲಿ. ನಂತರ ಇದು ಹರಡಿದ್ದು ಅಂತರರಾಷ್ಟ್ರೀಯ ಪ್ರವಾಸೋದ್ಯಮವೂ ಸೇರಿದಂತಿರುವ ಜಾಗತಿಕ ಉದ್ಯಮಶೀಲತೆಯ ಸಾಧನವಾದ ವಿಮಾನಗಳ ಮೂಲಕ. ಜಾಗತಿಕವಾಗಿ ರೋಗ ಹರಡುವ ವ್ಯವಹಾರವನ್ನು ಉದ್ಯಮಶೀಲತೆ ಎಂದು ಕರೆಯಬೇಕೋ ದಂಧೆ ಎಂದು ಕರೆಯಬೇಕೋ ಅದರಿಂದ ಸಂಕಷ್ಟಕ್ಕೊಳಗಾಗಿರುವ ಜನಸಮುದಾಯ ತೀರ್ಮಾನಿಸುವ ಕಾಲವೀಗ ಬಂದಿದೆ. ಆದರೆ ಜನಕ್ಕೆ ಇದರ ಪರಿವೆಯೇ ಇಲ್ಲ. ಏಕೆಂದರೆ ದಂಧೆ ಒಂದು ಉದ್ಯಮ ಎಂಬ ಹೆಸರು ಪಡೆದು ಇಂತಹ ಉದ್ಯಮಶೀಲತೆಯ ಹೆಚ್ಚಳವೇ ದೇಶವೊಂದರ ಪ್ರಗತಿ ಸೂಚಕವೆಂಬ ನಂಬಿಕೆ ಯನ್ನು ಜಗತ್ತಿನ ವಿವಿಧ ರೂಪಗಳ ಮತ್ತು ಹಂತಗಳ ಉದ್ಯಮಿಗಳು ಬಿತ್ತಿದ್ದಾರೆ. ಇದನ್ನು ಜಾಗತೀಕರಣವೆಂದು ಕರೆಯಲಾಗಿದೆ.

ನಮ್ಮ ದೇಶವೂ ಸರ್ಕಾರಗಳೂ ಜನರೂ ಇದಕ್ಕೆ ಹೊರತಲ್ಲ. ಏಕೆಂದರೆ ಜನ ನೋಡಿ ಹೇಗೆ ಬೀದಿಗಳನ್ನು ತುಂಬುತ್ತಿದ್ದಾರೆ. ಅದು ಅಂಗಡಿ, ಮಾಲ್‌ಗಳಾಗಿರಬಹುದು, ಪ್ರವಾಸಿ ತಾಣಗಳಾಗಿರಬಹುದು. ಜಿಮ್, ಈಜುಕೊಳ, ಧಾರ್ಮಿಕ ತಾಣಗಳಾಗಿರಬಹುದು. ಎಲ್ಲದರ ಹಿಂದಿರುವುದು ಈ ಜಾಗತೀಕೃತ ಉದ್ಯಮಶೀಲತೆಯ ಹೆಗ್ಗುರುತಾದ ವಿವಿಧ ರೂಪಗಳ ಕೊಳ್ಳುಬಾಕ ಸಂಸ್ಕೃತಿಯೇ. ಜನ ಪೂಜಾಸ್ಥಳಗಳಿಗೆ ಹೋಗುವುದೂ ಯಶಸ್ಸನ್ನು, ಅದರಿಂದ ಸಿಗುವ 'ಶಾಂತಿ'ಯನ್ನು ಕೊಳ್ಳಲೆಂದೇ ಅಲ್ಲವೇ? ಯಶಸ್ಸನ್ನು ಅವಲಂಬಿಸದ ಶಾಂತಿ ಅಥವಾ ನೆಮ್ಮದಿಗೆ ಈ ಧಾರ್ಮಿಕ ಪೂಜಾಸ್ಥಳಗಳೇನೂ ಅವಶ್ಯಕವಿಲ್ಲವಲ್ಲವೇ?

ನಮ್ಮ ಸರ್ಕಾರ ಇಷ್ಟೆಲ್ಲ ಯೋಚಿಸುವ ಸ್ಥಿತಿಯಲ್ಲಿ ಇಲ್ಲ. ಏಕೆಂದರೆ ಅದಕ್ಕೆ ಕಾರಣವಾದ ರಾಜಕಾರಣ ನಿಂತಿರುವುದೇ ಇಂತಹ ಎಲ್ಲ ರೂಪಗಳ ಉದ್ಯಮಶೀಲತೆಗಳ ಮೇಲೇ; ಅರ್ಥಾತ್ ದಂಧೆಗಳ ಮೇಲೇ. ಮಂಡ್ಯ ಜಿಲ್ಲೆಯ ಬೇಬಿ ಬೆಟ್ಟದಲ್ಲಿನ ಗಣಿಗಾರಿಕೆ ಎಂಬೊಂದು ಪುಟ್ಟ 'ಉದ್ಯಮಶೀಲತೆ'ಯ ಬಗ್ಗೆ ಅದು ವರ್ಷಗಟ್ಟಲೆ ಬಗೆಹರಿಯದಂತೆ ಹೇಗೆ ವಾದ-ವಿವಾದಗಳ ಹುತ್ತ ನಿರ್ಮಿಸಿಬಿಡಲಾಗಿದೆ ಎಂಬುದೇ ಒಂದು ಪುಟ್ಟ ಉದಾಹರಣೆ.

ಕೋವಿಡ್‌ನ ಮುಖ್ಯ ಸಮಸ್ಯೆ ಎಂದರೆ, ಸರ್ಕಾರಕ್ಕಾಗಲೀ ಜನಗಳಿಗಾಗಲೀ ಅದು ತಾವು ಶಾಶ್ವತವಾಗಿ ಮುಕ್ತವಾಗಬೇಕಾದ ರೋಗವಾಗಿ ಕಂಡಿಲ್ಲ. ಹಾಗಾಗಿಯೇ ನಮ್ಮ ಸರ್ಕಾರ ಈಗ ಮತ್ತೊಂದು ಸಾವಿರದ ಐದುನೂರು ಕೋಟಿ ರೂಪಾಯಿಗಳ ವೆಚ್ಚದ ಆರೋಗ್ಯ ಸುಧಾರಣೆಯ ವೈದ್ಯಕೀಯ ಕ್ರಿಯಾಯೋಜನೆಯನ್ನು ಪ್ರಕಟಿಸಿದೆ. ಇದಕ್ಕೆ ಬೇಕಾದ ಹಣವನ್ನು ಸರ್ಕಾರಕ್ಕೆ ಒದಗಿಸುವ ವಿವಿಧ ಚಟುವಟಿಕೆಗಳಿಗಾಗಿ ಜನ ಬೀದಿಗೆ ನುಗ್ಗುತ್ತಿದ್ದಾರೆ. ಇದೊಂದು ವಿಷವ್ಯೂಹವಷ್ಟೆ.

ಚುರುಮುರಿ

ತಾರ್ಕಿಕ ಅಂತ್ಯ

• ಕೆ.ವಿ.ರಾಜಲಕ್ಷ್ಮಿ

'ಇದೇನು ಮನೇಲಿ ಇಷ್ಟೊಂದು ಗದ್ದಲ? ಮಹಿಳಾಮಣಿಯರೆಲ್ಲ ನಮ್ಮ ಮನೇಲೆ ಸೇರಿರೋ ಹಾಗಿದೆ' ಪುಟ್ಟಿಯನ್ನು ಕೇಳಿದೆ. 'ಹೌದಪ್ಪಾ, ಜೂಮ್ ಮೀಟಿಂಗ್‌ನಲ್ಲಿದ್ದಾರೆ'. 'ಬಂ' ಎಂದಿತು, ಹೀಗೊಂದು ಕಾಲಕ್ಷೇಪ!

'ಹತ್ತು ನಿಮಿಷ ಬ್ರೇಕ್ ನಂತರ ಮೀಟಿಂಗ್ ಮುಂದುವರಿಯುತ್ತೆ' ಎನ್ನುತ್ತಾ ನನ್ನವಳೇ ಹೊರಗೆ ಬಂದಳು. 'ಏನು ದಿಢೀರ್ ಅಂತ ನೀವೆಲ್ಲಾ ಮೀಟಿದ್ದು?' ಸುಮ್ಮನಿರಲಾಗದೆ ಕಿಚಾಯಿಸಿದೆ.

'ಕ್ಯಾಬಿನೆಟ್ ರಿಷಫಲ್ ಆಗಿದೆ, ಅದರಲ್ಲಿ ಸಂಸದೆಯರ ಸೇರ್ಪಡೆ- ಅದರಲ್ಲೂ ಮುಖ್ಯವಾಗಿ ನಮ್ಮ ಶೋಭಕ್ಕ ಸೇರಿರೋದು ಸಂತಸದ ವಿಷಯವಲ್ಲವೇ? ಅದರ ಸಡಗರ ಹಂಚಿಕೋತ ಇದ್ವಿ'.

'ನಿಜ, ನಮ್ಮಲ್ಲಿಂದ ಒಬ್ಬರು ಎಕ್ಸಿಟ್ ಆದರೂ ನಾಲ್ಕು ಹೊಸ ಎಂಟ್ರಿ' ಹಲ್ಕಿರಿದೆ.

'ಈ ಬಾರಿ ವೈದ್ಯರು, ವಕೀಲರು, ಎಂಜಿನಿಯರ್‌ಗಳು, ನಾಗರಿಕ ಸೇವಾ ಅನುಭವವಿರುವವರು, ಹೀಗೇ ಕಲಿತವರ ಪಡೆ. ಗುಣಾತ್ಮಕ ಆಡಳಿತವನ್ನು ನಿರೀಕ್ಷಿಸಬಹುದು' ಅತ್ತೆ ಕನ್ನಡಕ ಸರಿಪಡಿಸಿಕೊಳ್ಳುತ್ತ ಹೇಳಿದರು.

'ಅಷ್ಟೇ ಅಲ್ಲ, ಸರಾಸರಿ ವಯಸ್ಸು 58, ಅಂದರೆ ಯಂಗ್ ಅನ್ನೋ ಲೆಕ್ಕವೇ'.

'ನೀನೂ ಸ್ಮಾರ್ಟ್ ಇದ್ದೀ, ನ್ಯೂಸ್ ಚೆನ್ನಾಗಿ ಫಾಲೊ ಮಾಡ್ತೀ' ಅಜ್ಜಿಗೆ ಪುಟ್ಟಿ ಅಂಟಿದಳು. ಈ ಚರ್ಚೆಯಲ್ಲಿ ಕಂಠಿ ಇದ್ದರೆ ಕಳೆಗಟ್ಟುತ್ತಿತ್ತು ಅನ್ನಿಸಿ ಕರೆ ಮಾಡಿದೆ. ಅವನ ಮೊಬೈಲ್ ರಿಂಗ್‌ಟೋನ್ ಪಕ್ಕದಲ್ಲೇ ಕೇಳಿಸಿತು. ಬಾಗಿಲಲ್ಲೇ ಇದ್ದ, ಒಳಗೆ ಬಂದವನೇ, 'ಸಿಹಿ ತಗೊಳ್ಳಿ' ಅಂತ ಅಂಟುಉಂಡೆ ಡಬ್ಬ ಅಂದಿಸಿದ.

'ಏನು ವಿಶೇಷ?' ಹುಬ್ಬೇರಿಸಿದೆ. 'ಬಾಸ್ ಸ್ಥಿರಾಸ್ತಿ ಖರೀದಿಸಿದರು. ಮೇಡಂ ಹೆಸರಿನೊಂದಿಗೆ ಜಂಟಿಯಾಗಿ ನೋಂದಣಿ ಮಾಡಿಕೊಳ್ಳಿ ಅಂತ ಐಡಿಯಾ ಕೊಟ್ಟೆ' ಅಂತ ಬೀಗಿದ.

'ಎಲ್ಲರಿಗೂ ಆ ಅದೃಷ್ಟವೇ?' ಅತ್ತೆಯ ವಕ್ರದೃಷ್ಟಿ ನನ್ನಮೇಲೆ. 'ಚರಾಸ್ತಿನೂ ಜಂಟಿಯಾಗಿ ಇಟ್ಟರೆ ಒಳ್ಳೆಯದೇ, ಯಾರು ಬೇಡ ಅಂದರು?' ಒಗ್ಗರಣೆ ಹಾಕಿದ.

'ಒಳ್ಳೆಯ ಸಲಹೆ, ಮುಂದಿನ ವಾರ ಮೆಚ್ಯೂರ್ ಆಗೋ ನಿಮ್ಮ ಎಫ್.ಡಿನ ಹೊಸದಾಗಿ ಜಂಟಿ ಮಾಡಿಬಿಡಿ, ಏನಂತೀರಿ?' ನನ್ನವಳು ಮೊನಚು ನೋಟ ಬೀರಿದಳು.

ಸಂಗತ

ಶತ್ರುವನ್ನು ಜಯಿಸಲು ರಕ್ಷಣಾತಂತ್ರ

ಆತ್ಮಸ್ಥೈರಣೆಯ ಅನನ್ಯ ಮಾದರಿಗಳನ್ನು ಪಶುಪಕ್ಷಿಗಳು ನಮ್ಮ ಮುಂದಿಟ್ಟಿವೆ

• ಸತೀಶ್ ಜಿ.ಕೆ. ತೀರ್ಥಹಳ್ಳಿ

ಕೊರೊನಾ ತಂದಿತ್ತ ಭೀಕರತೆಯಲ್ಲಿ ದೇಶವು ಒಂದು ಬಗೆಯ ಆತಂಕದ ಚಿಪ್ಪಿನೊಳಗೆ ಸ್ತಬ್ಧಗೊಂಡಿದೆ. ನೋವು, ಹತಾಶೆ ಹೆಪ್ಪುಗಟ್ಟಿದ್ದರೂ ಧುತ್ತನೆ ಬಂದೆರಗಿದ ಸಂಕಟ, ಸಂಕಷ್ಟಗಳನ್ನು ಸಂಯಮದಲ್ಲಿ ಸಹಿಸಿಕೊಂಡೇ ಆಪತ್ತನ್ನು ದಾಟಬೇಕಾದ ಸಂದರ್ಭವಿದು.

ನೈಸರ್ಗಿಕ ವಿಕೋಪಗಳು, ಸಾಂಕ್ರಾಮಿಕ ರೋಗಗಳೆಲ್ಲವೂ ನಿರಂತರವಾದ ಸಹಜ ವಿದ್ಯಮಾನಗಳು. ಇಲ್ಲಿ ಅವತರಿಸಿದ ಜೀವಚರಗಳ ಪ್ರತಿಯೊಂದು ಕ್ಷಣವೂ ಆತಂಕಮಯವೇ. ಹಾಗೆ ನೋಡಿದರೆ ಮನುಷ್ಯರೇ ಹೆಚ್ಚು ಸುರಕ್ಷಿತ. ಬಹುತೇಕ ಇತರ ಜೀವಿಗಳು ತತ್ತಿಯ ಹಂತ ಅಥವಾ ಜನ್ಮವೆತ್ತಿದ್ದಂತೆ ಜೀವಭಯ, ಎದುರಾಗುವ ಅಳಿವು-ಉಳಿವಿನ ಹೋರಾಟದಲ್ಲಿ ಕೊನೆಗೆ ಯೋಗ್ಯ ಜೀವಿಗಳಿಗಷ್ಟೇ ಉಳಿವು. ಅಲ್ಲಿ ಬದುಕೆಂದರೆ ಅಕ್ಷರಶಃ ಹೋರಾಟ, ಹೊಂದಾಣಿಕೆ, ಮಾರ್ಪಾಟು. ಅಷ್ಟಿದ್ದೂ ಅವೆಂದಿಗೂ ರೋಗ, ಶತ್ರು, ಸಾವು-ನೋವುಗಳ ಬಗ್ಗೆ ನಮ್ಮಷ್ಟು ಭಯಭೀತವಾಗಿಲ್ಲ. ಯಾರನ್ನೂ ದೂರುತ್ತಾ ಕೂರುವುದಿಲ್ಲ. ಅಲ್ಲೊಂದು ನಿಸ್ವಾರ್ಥ ಬದುಕಿನ ನಿರಂತರ ತುಡಿತವಿದೆ, ಹೋರಾಟವಿದೆ, ಸ್ಥೈರಣೆಯ ತತ್ವವಿದೆ.

ಸಸ್ಯ, ಪ್ರಾಣಿಗಳೆಲ್ಲಾ ತಮ್ಮ ಜೀವರಕ್ಷಣೆಗಾಗಿ ವಿಶಿಷ್ಟ ತಂತ್ರೋಪಾಯಗಳನ್ನು ಅಳವಡಿಸಿಕೊಂಡಿರುತ್ತವೆ. ಸನ್ನಿವೇಶವನ್ನು ಅಗತ್ಯಗಳಿಗೆ ಅನುಗುಣವಾಗಿ ಪಳಗಿಸಲು, ಶತ್ರುಗಳಿಂದ ಪಾರಾಗಲು, ರೋಗವನ್ನು ಹಿಮ್ಮೆಟ್ಟಿಸಲು ಜೀವಿಗಳು ಮಾಡಿಕೊಳ್ಳುವ ಮಾರ್ಪಾಟುಗಳೇ ರಕ್ಷಣಾತಂತ್ರಗಳು. ನಿರಂತರವಾಗಿ ಬದಲಾಗುವ ಪಾರಿಸರಿಕ ಒತ್ತಡಗಳನ್ನು ಸದೃಢವಾಗಿ ಮೀರಿ ನಿಲ್ಲಲು ಅಗತ್ಯವಾದ ಶಾರೀರಿಕ, ಮಾನಸಿಕ ಮತ್ತು ವರ್ತನಾ ಮಾರ್ಪಾಟುಗಳು ಪ್ರಮುಖವಾದವು. ಕೆಲವಂತೂ ಜೀವಜಗತ್ತಿನ ಸೋಜಿಗವೂ ರೋಚಕವೂ ಆಗಿದ್ದು, ಬುದ್ಧಿಶಾಲಿ ಮನುಷ್ಯ ಹೆಕ್ಕಿಕೊಳ್ಳಬಹುದಾದ, ದಕ್ಕಿಸಿಕೊಳ್ಳಬಹುದಾದ ತುಣುಕುಗಳಾಗಿವೆ...

ಮರಗಪ್ಪೆಯು ದೇಹದಲ್ಲಿ ಶೀತನಿರೋಧಕ ವ್ಯವಸ್ಥೆಯನ್ನು ಹೊಂದಿದ್ದು, ಚಳಿಗಾಲದಲ್ಲಿ ಪ್ರಮುಖ ಅಂಗಗಳಾದ ಹೃದಯ ಮತ್ತು ಮೆದುಳಿನ ಚಟುವಟಿಕೆಗಳನ್ನು ಸ್ತಬ್ಧಗೊಳಿಸಿರುತ್ತದೆ. ಘನೀಕರಣ ಪ್ರಕ್ರಿಯೆಯಲ್ಲಿ ಕೋಶಗಳು ಸ್ಫೋಟಗೊಳ್ಳುವುದನ್ನು ತಡೆಯಲು ಕೋಶಗಳಿಗೆ ಹೆಚ್ಚುವರಿ ಗ್ಲೂಕೋಸನ್ನು ಪಂಪ್ ಮಾಡುತ್ತದೆ. ಸಮುದ್ರಸೌತೆಯಂತೂ ಕರುಳಿನಂತಹ ಒಳಾಂಗಗಳನ್ನೇ ಗುದದ್ವಾರದ ಮೂಲಕ ಶತ್ರುವಿನತ್ತ ಎಸೆದು ಪಾರಾಗುವುದಲ್ಲದೆ, ಕಳೆದುಕೊಂಡ ಅಂಗಗಳನ್ನು ಆರು ವಾರಗಳಲ್ಲಿ ಪುನರುತ್ಪತ್ತಿ ಮಾಡಿಕೊಳ್ಳುತ್ತದೆ! ಇನ್ನು ಕಡಲಚಿಳ್ಳೆ (ಸೀಅನಿಮೋನ್) ಮತ್ತು ಬಾಕ್ಸರ್ ಏಡಿಗಳ ಕೂಡುಜೀವನ ವಿಧಾನದಲ್ಲಿ ಅನಿಮೋನ್ ಬಾಕ್ಸಿಂಗ್ ಕೈಚೀಲಗಳನ್ನೇ ರಕ್ಷಾಕವಚವನ್ನಾಗಿ ಬಳಸಿಕೊಳ್ಳುವುದಿದೆ. ಜೀವಭಕ್ಷಕಗಳಿಂದ ಪಾರಾಗಲು ಕಟಲ್‌ಫಿಷ್ ಶತ್ರುವಿನೊಟ್ಟಿಗೆ ಹೋರಾಡುವುದಕ್ಕಿಂತ ಹೆಚ್ಚಾಗಿ ಅವಿತುಕೂರುವ ತಂತ್ರವನ್ನು ಆಯ್ಕೆ ಮಾಡಿಕೊಳ್ಳುತ್ತದೆ.

ಮಲೇಷ್ಯನ್ ಸ್ಫೋಟಕ ಇರುವೆಯು ತನ್ನ ಕಾಲೊನಿಯನ್ನು ರಕ್ಷಿಸಲು ವೀರಯೋಧನಂತೆ ಸೆಣಸಾಡಿ ಹುತಾತ್ಮನಾಗುತ್ತದೆ! ಎರಡು ವಿಷಗ್ರಂಥಿಗಳನ್ನು ಹೊಟ್ಟೆಯೊಡೆದು ಸ್ಫೋಟಿಸಿಕೊಂಡು ನುಸುಳುಕೋರರ ಮೇಲೆ ದಾಳಿ ಮಾಡಿ ಪ್ರಾಣತ್ಯಾಗದಲ್ಲಿ ತನ್ನ ಬಳಗವನ್ನು ಸಂರಕ್ಷಿಸಿಕೊಳ್ಳುವ ಅಪೂರ್ವ ಮಾದರಿ ಇದೆ. ಘರ್ಷಣಾ ದುಂಬಿಯು (ಬಂಬಾರ್ಡರ್ ಬೀಟಲ್) ಗುದದಿಂದ ಹಾನಿಕಾರಕ ವಿಷಪದಾರ್ಥವನ್ನು ಚಿಮ್ಮಿಸಿ ಎದುರಾಳಿಗಳನ್ನು ಹಿಮ್ಮೆಟ್ಟಿಸುತ್ತದೆ. ಇನ್ನು, ಟೆಕ್ಸಾಸ್ ಕೊಂಬಿನ ಹಲ್ಲಿಯು ಭಯ-ಅಪಾಯದ ಸುಳಿವಿದ್ದಾಗ ಕಣ್ಣಿನಲ್ಲಿ ವಿಷ ಸ್ಫುರಿಸುತ್ತದೆ. ಮೈಬಣ್ಣ ಬದಲಿಸುವುದು, ಎದೆಗೊಟ್ಟು ಹೋರಾಡುವುದೆಲ್ಲಾ ಆಗದಿದ್ದಾಗ ಕೊನೆಯ ಹೋರಾಟಾಸ್ತ್ರವಾಗಿ ಕಣ್ಣಿಂದ ರಕ್ತ ಕಾರಿ ಶತ್ರುವನ್ನು ಹಿಮ್ಮೆಟ್ಟಿಸುತ್ತದೆ!

ಐಬೀರಿಯನ್ ರಿಬ್ಡ್ ನೆವ್ಟ್ ಎಂಬ ಉಭಯವಾಸಿಯು ವಿಷದ್ರವ್ಯದೊಟ್ಟಿಗೆ ತನ್ನ ಪಕ್ಕೆಗಳನ್ನೇ ಈಟಿಯಂತೆ ಶತ್ರುವಿನತ್ತ ಎಸೆದು ಪಲಾಯನಗೈಯುತ್ತದೆ. ರೇಫಿಷ್ ತನ್ನ ಭಕ್ಷಕರೆಡೆಗೆ ಆಘಾತಕಾರಿ ಕರೆಂಟ್ ಶಾಕ್ ನೀಡುತ್ತದೆ. ಆಮೆ ಹೊರಡಿಸುವ ವಾಸನೆ, ಸುತ್ತಿಗೆತಲೆ ಮೀನಿನ ಬಲವಾದ ಹೊಡೆತಗಳು ಭಕ್ಷಕಗಳಿಂದ ತಮ್ಮನ್ನು ಬಚಾವು ಮಾಡಿಕೊಳ್ಳಲು ಅವಕ್ಕೆ ಸಾಕಾಗುತ್ತವೆ. ಹ್ಯಾಗ್‌ಫಿಷ್ ತನ್ನ ಶತ್ರುವಿನ ಕಿವಿರುಗಳ ಮೇಲೆ ಅಂಟುದ್ರವವನ್ನು ಸ್ರವಿಸಿ ಅದನ್ನು ತೆರೆಯದಂತೆ ಉಸಿರುಗಟ್ಟಿಸುತ್ತದೆ. ಮೊನಾರ್ಕ್ ಚಿಟ್ಟೆಯ ದೇಹವೇ ಕಹಿಯಾಗಿ, ಕೊಂದು ತಿನ್ನುವ ಹಕ್ಕಿಗಳಿಂದ ಅದು ತಿರಸ್ಕೃತ! ಸೈಬೀರಿಯಾದ ಕೊಕ್ಕರೆ, ಆರ್ಕಟಿಕ್ ಟರ್ನ್, ಸಾಲ್ಮೊನಾ ಮೀನುಗಳಂತಹವು ಆತಂಕಮಯ ಪರಿಸರದಿಂದ ಸುರಕ್ಷಾತಾಣಕ್ಕೆ ತಾತ್ಕಾಲಿಕ ವಲಸೆ ಕೈಗೊಳ್ಳುತ್ತವೆ.

ಏಕಕೋಶಜೀವಿ, ಬ್ಯಾಕ್ಟೀರಿಯಾ, ಶೈವಲಗಳೆಲ್ಲ ಅನಾನುಕೂಲದ ವಾತಾವರಣವಿರುವಾಗ ಮುದುರು ವಿಕೆಯ ಮೊರೆ ಹೋಗುತ್ತವೆ. ಕೆಲವು ಮೃದ್ವಂಗಿ, ಮೀನುಗಳು ವೈಶಾಖನಿದ್ರೆಯಲ್ಲಿ (ಈಸ್ಟಿವೇಶನ್) ಅಡಗಿಕೊಂಡು ಜೈವಿಕ ಚಟುವಟಿಕೆಗಳನ್ನು ಅಮಾನತಿನಲ್ಲಿಟ್ಟಿರುತ್ತವೆ. ಎಕ್ಕೆಗಿಡದ ರಸದಲ್ಲಿರುವ ರಾಸಾಯನಿಕಗಳು ಮೇಯುವ ಜಾನುವಾರುಗಳ ನಾಲಿಗೆ, ಕರುಳಲ್ಲಿ ಉರಿತವಾಗಿ ಕಾಡುತ್ತವೆ. ಕೆಲವು ಸಸ್ಯಗಳನ್ನು ಆವರಿಸಿರುವ ಮುಳ್ಳು, ಕೂದಲುಗಳೂ ಸ್ವರಕ್ಷಣಾತಂತ್ರದ ಭಾಗವಾಗಿರುತ್ತವೆ.

ನಿಜ, ಪ್ರಕೃತಿಯ ಪಾಠದಲ್ಲಿ ಮನುಷ್ಯ ಕಲಿಯಬೇಕಾದ್ದು ಬಹಳಷ್ಟಿದೆ. ತಮ್ಮತಮ್ಮ ಪ್ರಾಣ ಉಳಿಸಿಕೊಳ್ಳಲು ಜೀವಿಗಳು ತೋರುವ ವಿಶಿಷ್ಟ ಸಿದ್ಧತೆ, ಮಾರ್ಪಾಟು, ಹೋರಾಟ, ಆತ್ಮಸ್ಥೈರಣೆ ಅಥವಾ ಪಲಾಯನ ತಂತ್ರಗಳಿಂದ ನಾವೂ ಪ್ರೇರಣೆ-ಸ್ಫೂರ್ತಿಯನ್ನು ಪಡೆಯಬಹುದಾಗಿದೆ. ಬುದ್ಧಿಶಾಲಿಗಳಾದ ನಾವು ಕೊರೊನಾದ ಸಂದಿಗ್ಧವನ್ನು ಮೀರುವಲ್ಲಿ ಧೃತಿಗೆಡದೆ ಮಾಸ್ಕ್, ಸ್ಯಾನಿಟೈಸರ್, ಅಂತರ ಕಾಯ್ದುಕೊಳ್ಳುವಿಕೆ, ಅನಗತ್ಯ ತಿರುಗಾಟದ ನಿಯಂತ್ರಣ, ಲಸಿಕೆ ಪಡೆಯುವಂತಹ ರಕ್ಷಣಾತಂತ್ರಗಳಿಗೆ ಮೊರೆ ಹೋಗಿಯೇ ವೈರಾಣು ಶತ್ರುವನ್ನು ಜೈಸಬೇಕಿದೆ.

ವಾಚಕರ ವಾಣಿ

ತೆರಿಗೆ ಪಾವತಿ: ಅರಿವು ಮೂಡಿಸಬೇಕಿದೆ

ತೆರಿಗೆ ಪಾವತಿಗೆ ಹಿಂದೇಟು ಹಾಕಿದ ತಮಿಳು ಚಿತ್ರರಂಗದ ಜನಪ್ರಿಯ ನಟ ವಿಜಯ್ ಅವರನ್ನು ಮದ್ರಾಸ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿರುವುದು (ಪ್ರ.ವಾ., ಜುಲೈ 14) ಸರಿಯಾಗಿದೆ. ಜನಸಾಮಾನ್ಯರು ತಾವು ಕಷ್ಟಪಟ್ಟು ದುಡಿದ ಹಣವನ್ನು ಚಲನಚಿತ್ರ ನೋಡಲು ಸುರಿಯುತ್ತಾರೆ. ಇದರಿಂದ ದೊರೆತ ಪ್ರತಿಫಲವೇ ವಿಜಯ್ ಅವರಂತಹ ನಟರಿಗೆ ಹಣದ ಸುರಿಮಳೆಯಾಗುವುದು.

ನ್ಯಾಯಮೂರ್ತಿಯವರ ಪ್ರತೀ ಮಾತು ವಿಜಯ್ ಒಬ್ಬರಿಗೆ ಮಾತ್ರವಲ್ಲ, ತೆರಿಗೆ ಪಾವತಿಸಲು ಹಿಂದೇಟು ಹಾಕುವ ಪ್ರತಿಯೊಬ್ಬರಿಗೂ ಅನ್ವಯವಾಗುತ್ತದೆ. ತೆರಿಗೆ ಹಣದಿಂದಲೇ ಸರ್ಕಾರ ಸಕಲ ಅಭಿವೃದ್ಧಿ ಕಾರ್ಯಗಳನ್ನೂ ಕೈಗೊಳ್ಳಲು ಸಾಧ್ಯ ಎಂಬ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ.

ಬಾಲಕೃಷ್ಣ ಎಂ.ಆರ್., ಬೆಂಗಳೂರು

ಇಲ್ಲದ ಸ್ವಂತ ಕಟ್ಟಡ: ಅಂತೂ ಇಂತೂ...

'ಸ್ವಂತ ಕಟ್ಟಡವೇ ಇಲ್ಲದ ಸಬ್ ರಿಜಿಸ್ಟ್ರಾರ್ ಕಚೇರಿ' ಸುದ್ದಿ (ಪ್ರ.ವಾ., ಜುಲೈ 14) ಓದಿದಾಗ, ನನ್ನ ಅಜ್ಜಿ ಹೇಳುತ್ತಿದ್ದ 'ರಾಜನ ಮಕ್ಕಳಾದರೂ ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯ ಇಲ್ಲ' ಎಂಬ ಮಾತು ನೆನಪಾಯಿತು. ಹಾಗೆಯೇ ಇತರರ ಬಟ್ಟೆಗಳನ್ನು ನೇಯ್ದು ಕೊಡುವ ನೇಕಾರರ ಮಕ್ಕಳಿಗೇ ಒಳ್ಳೆಯ ಬಟ್ಟೆಗಳು ಇರುವುದಿಲ್ಲ ಎಂಬ ಗಾದೆ ಮಾತು ಸಹ ನೆನಪಿಗೆ ಬಂದಿತು. ಹಲವಾರು ಜನರ ಆಸ್ತಿ ನೋಂದಣಿ ಮಾಡಿಕೊಡುವ ಕಚೇರಿಗೇ ಸ್ವಂತ ಕಟ್ಟಡ ಇಲ್ಲವಲ್ಲ ಎಂದು ಯೋಚಿಸಲು ಸಮಯಾವಕಾಶವೂ ಇಲ್ಲದಷ್ಟು ಕೆಲಸದ ಒತ್ತಡ ಅಲ್ಲಿನ ಸಿಬ್ಬಂದಿಗೆ ಇರಬಹುದು ಅಲ್ಲವೇ?

ರಘುನಾಥರಾವ್ ತಾಪ್ಸೆ, ದಾವಣಗೆರೆ

ಜನರ ದಿಕ್ಕು ತಪ್ಪಿಸುವ ಪ್ರಕರಣ

ಮಂಡ್ಯದ ಗಣಿ ವಿವಾದ ಮತ್ತು ಚಿತ್ರನಟ ದರ್ಶನ್ ಅವರಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದರೆನ್ನಲಾದ ಪ್ರಕರಣಗಳೆರಡೂ ಸುದ್ದಿ ಮಾಧ್ಯಮಗಳಲ್ಲಿ ಕೆಲ ದಿನಗಳಿಂದ ವರ್ಣರಂಜಿತವಾಗಿ ಪ್ರಕಟವಾಗುತ್ತಿವೆ. ಮೇಲ್ನೋಟಕ್ಕೆ ಇವು ರಾಜ್ಯದ ಜನರ ದಿಕ್ಕು ತಪ್ಪಿಸುವಂತಹವು ಮತ್ತು ಕೆಲವೇ ದಿನಗಳಲ್ಲಿ ಜನಮಾನಸದಿಂದ ಮರೆಯಾಗುವಂತಹವು.

ಗಣಿಗಾರಿಕೆಯಿಂದ ಕೆಆರ್‌ಎಸ್ ಅಣೆಕಟ್ಟೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಕುರಿತು ಸಂಸದೆ ಸುಮಲತಾ ಅಂಬರೀಷ್ ನೀಡಿದ ಹೇಳಿಕೆಯು ಬರೀ ಮಂಡ್ಯದ ಜನರಿಗಷ್ಟೇ ಅಲ್ಲ ದೇಶದ ಪ್ರತಿಯೊಬ್ಬ ನಾಗರಿಕನಿಗೂ ದಿಗಿಲು ತರುವಂತಹ ವಿಷಯ. ಹೀಗಿದ್ದಾಗ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಈ ಪ್ರಸ್ತಾಪದ ಧ್ವನಿಯನ್ನು ಬೆಂಬಲಿಸಬೇಕಿತ್ತೇ ವಿನಾ ಅಸಂಬದ್ಧ ಹೇಳಿಕೆಗಳನ್ನು ನೀಡುವುದಲ್ಲ.

ಇನ್ನು ಬ್ಯಾಂಕ್ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬರು ಮನೆಗೆ ಬಂದ ದಿನವೇ ನಟ ದರ್ಶನ್ ಯಾಕೆ ಜಾಗರೂಕರಾಗಲಿಲ್ಲ? ತೋಟದ ಪರಿಶೀಲನೆಗೆಂದು ಬರುವ ತನಕವೂ ಕಾಯಬೇಕಿತ್ತೇ? ಗೊಂದಲದ ಈ ಎರಡೂ ಸುದ್ದಿಗಳ ಹಿಂದೇನೋ ಮಸಲತ್ತಿನ ಘಾಟು ಬಡಿಯುತ್ತಿರುವಂತಿದೆ.

ಗೋಪು ಗೋಖಲೆ, ಶಿಶಿಲ, ಬೆಳ್ತಂಗಡಿ

ಉದ್ಧಟತನದ ಹೇಳಿಕೆ ಸಲ್ಲದು

ಗುರು ರಾಘವೇಂದ್ರ ಬ್ಯಾಂಕ್‌ನಲ್ಲಿ ಠೇವಣಿ ಇಟ್ಟು ವಂಚನೆಗೊಳಗಾದ ನಾಗರಿಕರು ನ್ಯಾಯ ಕೊಡಿಸುವಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಳಿ ಮನವಿ ಮಾಡಿದಾಗ, 'ನನ್ನನ್ನು ಕೇಳಿ ಠೇವಣಿ ಇಟ್ಟಿದ್ದೀರಾ' ಎಂದು ಅವರು ಪ್ರಶ್ನಿಸಿದ್ದಾಗಿ ವರದಿಯಾಗಿದೆ (ಪ್ರ.ವಾ., ಜುಲೈ 13). ಸಚಿವರನ್ನು ಕೇಳಿಯೇ ಯಾವ ನಾಗರಿಕರೂ ಬ್ಯಾಂಕುಗಳಲ್ಲಿ ಠೇವಣಿ ಇಡುವುದಿಲ್ಲ ಎಂಬುದು ತಿಳಿದ ವಿಚಾರವೇ ಸರಿ. ಕೇಂದ್ರ ಸರ್ಕಾರ ಮತ್ತು ಆರ್‌ಬಿಐ ಮೇಲೆ ಜನ ನಂಬಿಕೆ ಇಟ್ಟು ಠೇವಣಿ ಇಟ್ಟಿರುತ್ತಾರೆ. ವಂಚನೆ ಆದಾಗ ಸಚಿವರನ್ನು ಸಂಪರ್ಕಿಸಿ ನ್ಯಾಯ ಒದಗಿಸಲು ಕೇಳುತ್ತಾರೆ ಮತ್ತು ನ್ಯಾಯ ಒದಗಿಸಿಕೊಡುವುದು ಅವರ ಆದ್ಯಕರ್ತವ್ಯ. ಆದರೆ, ವಂಚನೆಗೆ ಒಳಗಾದವರಿಗೆ ಈ ರೀತಿ ಮರುಪ್ರಶ್ನೆಗಳನ್ನು ಕೇಳಿ ಮತ್ತಷ್ಟು ನೋವು ಕೊಡುವುದು ಉದ್ಧಟತನವೇ ಸರಿ. ಗಾಯದ ಮೇಲೆ ಉಪ್ಪು ಸುರಿಯುವಂತಹ ಮಾತುಗಳು ಸಚಿವರಿಗೆ ಶೋಭೆ ತರವು.

ಶಾಸಕರು, ಸಚಿವರು ಎಂದರೆ ಜನಸೇವಕರು ಎಂಬುದನ್ನು ಮರೆತು ನಡೆಯುವುದು ತರವಲ್ಲ. ಪ್ರಧಾನಮಂತ್ರಿಯೇ ತಾನು ಪ್ರಧಾನ ಸೇವಕ ಎಂದು ಹೇಳಿದ್ದಾರೆ. ವಂಚನೆಗೆ ಒಳಗಾಗಬೇಕೆಂದು ಯಾವ ನಾಗರಿಕರೂ ಬಯಸುವುದಿಲ್ಲ. ಆದರೆ, ಆ ರೀತಿ ಆದಾಗ ಮುಂದೆ ನಿಂತು ಸಮಸ್ಯೆಯನ್ನು ಪರಿಹರಿಸಿಕೊಡಬೇಕಾದದ್ದು ಜನಪ್ರತಿನಿಧಿಗಳ ಕೆಲಸ.

ಪತ್ತಂಗಿ ಎಸ್. ಮುರಳಿ, ಬೆಂಗಳೂರು

ಕರ್ನಾಟಕದಲ್ಲಿ ಜನಸಂಖ್ಯೆ ಸ್ಥಿರಗತಿ ಬೆಳವಣಿಗೆಯತ್ತ

ಉತ್ತರಪ್ರದೇಶ ಜಾರಿ ಮಾಡಲು ಹೊರಟಿರುವ ಇಬ್ಬರು ಮಕ್ಕಳ ಕುಟುಂಬಪ್ರಣೀತ ಜನಸಂಖ್ಯಾ ನೀತಿಯ ಬಗ್ಗೆ ಚರ್ಚೆಗಳಾಗುತ್ತಿವೆ. ಜನಸಂಖ್ಯೆಯ ಬಗ್ಗೆ ಆತಂಕ ವ್ಯಕ್ತಪಡಿಸುತ್ತಾ ನಮ್ಮ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು, ಈ ಮಾದರಿಯ ಕಾನೂನನ್ನು ಕರ್ನಾಟಕದಲ್ಲಿಯೂ ಜಾರಿಗೊಳಿಸುವ ಬಗ್ಗೆ ಯೋಚಿಸಬೇಕು ಎಂದಿದ್ದಾರೆ (ಪ್ರ.ವಾ., ಜುಲೈ 13). ಜನಸಂಖ್ಯಾಶಾಸ್ತ್ರದ ಮತ್ತು ಕರ್ನಾಟಕದಲ್ಲಿನ ಜನಸಂಖ್ಯಾ ಚಲನಶೀಲತೆಯ ತಿಳಿವಳಿಕೆಯ ಕೊರತೆಯಿಂದ ಇಂತಹ ಹೇಳಿಕೆಗಳು ರಾಜಕಾರಣಿಗಳಿಂದ ಬರುತ್ತಿರುತ್ತವೆ. ನಮ್ಮ ರಾಜ್ಯದಲ್ಲಿ ಜನಸಂಖ್ಯೆಯ ಬೆಳವಣಿಗೆಯು ಸ್ಥಿರಗತಿ ಬೆಳವಣಿಗೆಯನ್ನು ತಲುಪುತ್ತಿದೆ. ಇದರ ಬೆಳವಣಿಗೆ ಗತಿಯು ಮುಂದಿನ ಜನಗಣತಿಯಲ್ಲಿ ಕಡಿಮೆಯಾಗುವ ಸಾಧ್ಯತೆಯಿದೆ. ಉದಾ: 2001ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಜನಸಂಖ್ಯೆ 11,39,104ರಷ್ಟಿದ್ದುದು 2011ರಲ್ಲಿ 11,37,961ಕ್ಕಿಳಿದಿದೆ (ಇಳಿಕೆ: 1143).

ಜನಸಂಖ್ಯೆ ಬೆಳವಣಿಗೆಯ ಸರಿಯಾದ ಮಾಪನವೆಂದರೆ ಒಟ್ಟು ಫಲವತ್ತತೆಯ ದರ (ಟೋಟಲ್ ಫರ್ಟಿಲಿಟಿ ರೇಟ್). ಇದು ರಾಜ್ಯದಲ್ಲಿ 2016ರಲ್ಲಿ 1.8. ಉತ್ತರ ಪ್ರದೇಶದಲ್ಲಿ ಇದು 3.1 (ನೀತಿ ಆಯೋಗದ ವರದಿ). ಆದ್ದರಿಂದ ಉತ್ತರಪ್ರದೇಶದಲ್ಲಿ ಯಾವ ಜನಸಂಖ್ಯಾ ನೀತಿ ಅಗತ್ಯವೋ ಅದೇ ರೀತಿಯ ಜನಸಂಖ್ಯಾ ನೀತಿ ಕರ್ನಾಟಕದಲ್ಲಿ ಅಗತ್ಯವಿಲ್ಲ. ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲಿಯೂ ಜನಸಂಖ್ಯೆಯ ಬೆಳವಣಿಗೆಯು ಸ್ಥಿರಗತಿ ತಲಪುತ್ತಿರುವುದರಿಂದ ಶಾಸನಾತ್ಮಕ ಜನಸಂಖ್ಯಾ ನಿಯಂತ್ರಣ ನೀತಿ ಈ ರಾಜ್ಯಗಳಲ್ಲಿ ಅಗತ್ಯವಿಲ್ಲ.

ಟಿ.ಆರ್.ಚಂದ್ರಶೇಖರ, ಬೆಂಗಳೂರು

Printed and published by B A Ravi on behalf of The Printers (Mysore) Private Ltd., at The Printers (Mysore) Private Ltd, Plot Nos. 7-12, Kumbalgodu Industrial Area, Bengaluru-560 074. News Editor: Sudesha Doddapalya (Responsible for selection of news under the PRB Act). Editorial Office: 75, Mahatma Gandhi Road, Bengaluru- 560 001. E-mail: editorpv@prajavani.co.in. Phone: 080 - 45557333, Editorial: 080 - 45557251, Circ: 1800-425-8009, Advt: 1800-425-8008. Also printed at Hubballi-Dharwad, Mangaluru, Kalaburagi, Davanagere, Mysuru and Hosapete. © All rights reserved. Reproduction in whole or in part without permission is prohibited. To know more about The Printers (Mysore) Private Ltd, visit www.printersmysore.com.

ಅಡುಗೆ ಎಣ್ಣೆ ಬೆಲೆ ಬಾಣಲೆಯಿಂದ ಬೆಂಕಿಗೆ

• ಜಯಸಿಂಹ ಆರ್., ಅಮೃತ ಕಿರಣ್ ಬಿ.ಎಂ.

ದೇಶದಲ್ಲಿ ಅಡುಗೆ ಎಣ್ಣೆಯ ಬೆಲೆ ಈಗ ವಿಪರೀತ ಏರಿಕೆಯಾಗಿದೆ. ಕಳೆದ 15 ದಿನಗಳಲ್ಲಿ ಚಿಲ್ಲರೆ ಮಾರಾಟ ಬೆಲೆಯಲ್ಲಿ ತುಸು ಇಳಿಕೆಯಾಗಿದ್ದರೂ, ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಪ್ರತಿ ಲೀಟರ್ ಅಡುಗೆ ಎಣ್ಣೆ ಖರೀದಿಸಲು ಶೇ 50-70ರಷ್ಟು ಹೆಚ್ಚು ಹಣ ನೀಡಬೇಕಿದೆ. ದೇಶದಲ್ಲಿ ಅಡುಗೆಗೆ ಬಳಸುವ ಎಲ್ಲಾ ಎಣ್ಣೆಯ ಬೆಲೆಯಲ್ಲೂ ಒಂದೇ ತರಹದ ಏರಿಕೆಯಾಗಿದೆ.

ದೇಶದಲ್ಲಿ ಅಡುಗೆಗೆ ತಾಳೆ ಎಣ್ಣೆ, ಸೋಯಾಬೀನ್ ಎಣ್ಣೆ, ಸೂರ್ಯಕಾಂತಿ ಎಣ್ಣೆ ಮತ್ತು ಕಡಲೆಕಾಯಿ ಎಣ್ಣೆಯನ್ನು ಪ್ರಧಾನವಾಗಿ ಬಳಸಲಾಗುತ್ತದೆ. ತೆಂಗಿನ ಎಣ್ಣೆ ಮತ್ತು ಸಾಸಿವೆ ಎಣ್ಣೆಯನ್ನೂ ಬಳಸಲಾಗುತ್ತದೆ. ಆದರೆ ಇವುಗಳ ಬಳಕೆ ಪ್ರಮಾಣ ಅತ್ಯಂತ ಕಡಿಮೆ. ದೇಶದಲ್ಲಿ ಅಡುಗೆಗೆ ಬಳಸುವ ಎಣ್ಣೆಗಳಲ್ಲಿ ತಾಳೆ ಎಣ್ಣೆಯದ್ದೇ ಸಿಂಹಪಾಲು. ವರ್ಷವೊಂದರಲ್ಲಿ ಬಿಕರಿಯಾಗುವ ಅಡುಗೆ ಎಣ್ಣೆಗಳಲ್ಲಿ ತಾಳೆ ಎಣ್ಣೆಯ ಪ್ರಮಾಣ ಶೇ 65ಕ್ಕಿಂತಲೂ ಹೆಚ್ಚು. ಆದರೆ ತಾಳೆ ಎಣ್ಣೆಯ ಬೆಲೆ ವಿಪರೀತ ಏರಿಕೆಯಾಗಿದೆ. ಅತಿಹೆಚ್ಚು ಬಳಕೆಯಾಗುವ ಎಣ್ಣೆಯಾದ ಕಾರಣ, ಬೆಲೆ ಏರಿಕೆಯು ಬಡವರು ಮತ್ತು ಮಧ್ಯಮ ವರ್ಗದವರಿಗೆ ಭಾರಿ ಹೊರೆಯಾಗಿದೆ. ಅಂತರ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಮತ್ತು ತೆರಿಗೆಯಲ್ಲಿ ಸ್ವಲ್ಪ ಇಳಿಕೆ ಮಾಡಿದ್ದರಿಂದ ಚಿಲ್ಲರೆ ಮಾರಾಟ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ. ಆದರೆ 2020ರ ಜೂನ್-ಜುಲೈಗೆ ಹೋಲಿಸಿದರೆ ಬೆಲೆ ಈಗಲೂ ಬಹಳ ಹೆಚ್ಚೇ ಇದೆ.

ತಾಳೆ ಎಣ್ಣೆಯ ನಂತರ ದೇಶದಲ್ಲಿ ಹೆಚ್ಚು ಬಳಕೆಯಾಗುವುದು ಸೋಯಾ ಎಣ್ಣೆ, ಇದನ್ನೂ ಸಹ ಬ್ರೆಜಿಲ್ ಮತ್ತು ದಕ್ಷಿಣ ಅಮೆರಿಕದ ದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತದೆ. ಸೋಯಾ ಎಣ್ಣೆಯ ಬೆಲೆಯಲ್ಲೂ ಭಾರಿ ಪ್ರಮಾಣದ ಏರಿಕೆಯಾಗಿದೆ. ಇದರ ಮೇಲಿನ ಆಮದು ಸುಂಕವನ್ನು ಕೇಂದ್ರ ಸರ್ಕಾರ ಮತ್ತೆ ಏರಿಕೆ ಮಾಡಿದೆ.



• ಇ-ಕಾಮರ್ಸ್ ಮಾರುಕಟ್ಟೆಯಲ್ಲಿ ಪ್ರತಿ ಲೀಟರ್ ಚಿಲ್ಲರೆ ಮಾರಾಟ ಬೆಲೆ. (₹ಗಳಲ್ಲಿ)

ಕಾರಣಗಳು

2021ರ ಮೇ ತಿಂಗಳಿನಲ್ಲಿ ಖಾದ್ಯ ತೈಲಗಳ ಸರಾಸರಿ ಚಿಲ್ಲರೆ ಮಾರಾಟ ಬೆಲೆಯು 11 ವರ್ಷಗಳಲ್ಲೇ ಗರಿಷ್ಠ ಮಟ್ಟದ ಏರಿಕೆ ದಾಖಲಿಸಿದೆ. ಕೋವಿಡ್ ಕಾರಣದಿಂದ ಸೃಷ್ಟಿಯಾದ ಸಂಕಷ್ಟಗಳಿಂದ ಕುಟುಂಬ ನಿರ್ವಹಣೆಯೇ ಕಷ್ಟಕರವಾದ ಸನ್ನಿವೇಶದಲ್ಲೇ ಅಡುಗೆ ಎಣ್ಣೆಯ ಬೆಲೆಗಳಲ್ಲಿ ತೀವ್ರ ಏರಿಕೆ ಕಂಡುಬಂದಿದೆ. ಇದಕ್ಕೆ ಹಲವು ಕಾರಣಗಳಿವೆ.

• **ಬಳಕೆ ಹೆಚ್ಚಳ:** ಖಾದ್ಯ ತೈಲ ಬಳಕೆಯಲ್ಲಿ ಕಳೆದ ಒಂದು ವರ್ಷದಿಂದ ಏರಿಕೆ ಕಂಡುಬಂದಿದೆ. ಆಹಾರ ಪದ್ಧತಿಯಲ್ಲಿ ಆದ ಬದಲಾವಣೆ ಮತ್ತು ಆದಾಯದಲ್ಲಿ ಆಗಿರುವ ಹೆಚ್ಚಳವು ಅಡುಗೆ ಎಣ್ಣೆ ಬಳಕೆ ಅಧಿಕವಾಗಲು ಕಾರಣವಾಗಿವೆ. ನಗರ ಭಾಗದಲ್ಲಿ ಸೋಯಾಬೀನ್ ಮತ್ತು ಸೂರ್ಯಕಾಂತಿ ಎಣ್ಣೆಯು ಅತಿಹೆಚ್ಚಾಗಿ ಬಳಕೆಯಾಗುತ್ತದೆ.

• **ಆಮದಿನ ಮೇಲೆ ಅವಲಂಬನೆ:** ದೇಶೀಯ ಬೆಲೆಯಲ್ಲಿ ಆಗಿರುವ ಹೆಚ್ಚಳವು ಮೂಲತಃ ಅಂತರರಾಷ್ಟ್ರೀಯ ಬೆಲೆಯ ಪ್ರತಿಬಿಂಬವಾಗಿದೆ. ಏಕೆಂದರೆ ಭಾರತವು ತನ್ನ ದೇಶೀಯ ಬೇಡಿಕೆಯ ಶೇ 56ರಷ್ಟು ಅಡುಗೆ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತದೆ. 2019–20ರ ಅವಧಿಯಲ್ಲಿ ₹75,000 ಕೋಟಿ ಮೌಲ್ಯದ 1.34 ಕೋಟಿ ಟನ್ ಅಡುಗೆ ಎಣ್ಣೆಯನ್ನು ಆಮದು ಮಾಡಿಕೊಳ್ಳಲಾಗಿದೆ.

• **ಆದ್ಯತೆ ಬದಲಾವಣೆ:** ಖಾದ್ಯ ತೈಲಗಳನ್ನು ಆಹಾರ ಬುಟ್ಟಿಯಿಂದ ಇಂಧನ ಬುಟ್ಟಿಗೆ ವರ್ಗಾಯಿಸಿರುವುದು ಬೆಲೆ ಏರಿಕೆಗೆ ಮತ್ತೊಂದು ಕಾರಣ ಎಂದು ಗುರುತಿಸಲಾಗಿದೆ. ಅಮೆರಿಕ, ಬ್ರೆಜಿಲ್ ಮತ್ತು ಇತರ ದೇಶಗಳಲ್ಲಿ ಸೋಯಾಬೀನ್ ಎಣ್ಣೆಯಿಂದ ನವೀಕರಿಸಬಹುದಾದ ಇಂಧನವನ್ನು ತಯಾರಿಸಲು ಹೆಚ್ಚಿನ ಒತ್ತಡವಿದೆ. ಕೋವಿಡ್ -19 ಸಾಂಕ್ರಾಮಿಕದ ನಡುವೆಯೂ, ಖಾದ್ಯ ತೈಲಗಳಿಗೆ ಜಾಗತಿಕ ಬೇಡಿಕೆ ಹೆಚ್ಚಾಗಿರುವುದಕ್ಕೆ ಇದೂ ಒಂದು ಕಾರಣ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಮಾರಕವಾದ ಕ್ರಮ

ಅಗತ್ಯ ವಸ್ತುಗಳ ಪಟ್ಟಿಯಲ್ಲಿ ಅಡುಗೆ ಎಣ್ಣೆಯೂ ಇತ್ತು. ಆದರೆ 2020ರ ಸೆಪ್ಟೆಂಬರ್‌ನಲ್ಲಿ ಅಗತ್ಯ ವಸ್ತುಗಳ ಪಟ್ಟಿಯಿಂದ ತೆಗೆದುಹಾಕಲಾಯಿತು. ಇದಕ್ಕೆ ಸಂಬಂಧಿಸಿದ ಕಾಯ್ದೆಯನ್ನು ಸಂಸತ್ತಿನಲ್ಲಿ ಪಾಸು ಮಾಡಲಾಗಿದೆ. ಸರ್ಕಾರದ ಈ ಕ್ರಮದಿಂದ ಗ್ರಾಹಕರ ಮೇಲೆ ಹೊರೆ ಹೆಚ್ಚಾಗಿದೆ. ಅಗತ್ಯ ವಸ್ತುಗಳ ಪಟ್ಟಿಯಿಂದ ಹೊರಗೆ ಇಟ್ಟ ಕಾರಣ, ಅಡುಗೆ ಎಣ್ಣೆಯ ದಾಸ್ತಾನು, ಸಾಗಣೆ ಮತ್ತು ಬೆಲೆಯ ಮೇಲೆ ಸರ್ಕಾರ ನಿಯಂತ್ರಣ ಕಳೆದುಕೊಂಡಿದೆ. ಹೀಗಾಗಿಯೇ ದೇಶೀಯವಾಗಿ ಉತ್ಪಾದಿಸಿದ ಅಡುಗೆ ಎಣ್ಣೆ ಸಹ ಭಾರಿ ಬೆಲೆಗೆ ಮಾರಾಟವಾಗುತ್ತಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಇತ್ತೀಚಿನ ತಿಂಗಳುಗಳಲ್ಲಿ ಖಾದ್ಯ ತೈಲಗಳ ಬೆಲೆ ತೀವ್ರವಾಗಿ ಏರಿದೆ. ಉದಾಹರಣೆಗೆ, ಮಲೇಷ್ಯಾದ ಉತ್ಪನ್ನಗಳ ವಿನಿಮಯ ಕೇಂದ್ರದಲ್ಲಿ ಕಚ್ಚಾ ತಾಳೆ ಎಣ್ಣೆಯ ಬೆಲೆಯನ್ನು ಮೇ 25ರಂದು ಪ್ರತಿ ಟನ್‌ಗೆ ₹69 ಸಾವಿರಕ್ಕೆ ನಿಗದಿಪಡಿಸಲಾಗಿತ್ತು. ಇದೇ ತೈಲವು ಸರಿಯಾಗಿ ಒಂದು ವರ್ಷದ ಹಿಂದೆ ₹40 ಸಾವಿರಕ್ಕೆ ಲಭ್ಯವಿತ್ತು.

ಚೀನಾದ ಖರೀದಿ, ಮಲೇಷ್ಯಾದಲ್ಲಿನ ಕಾರ್ಮಿಕ ಸಮಸ್ಯೆಗಳು, ತಾಳೆ ಮತ್ತು ಸೋಯಾ ಉತ್ಪಾದಿಸುವ ಪ್ರದೇಶಗಳ ಮೇಲೆ ಎಲ್ ನಿನೊ ಪರಿಣಾಮ ಮತ್ತು ಇಂಡೊನೇಷ್ಯಾ ಮತ್ತು ಮಲೇಷ್ಯಾದಲ್ಲಿ ಕಚ್ಚಾ ತಾಳೆ ಎಣ್ಣೆಯ ಮೇಲೆ ಹೇರಿರುವ ರಫ್ತು ಸುಂಕ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಗೆ ಕಾರಣವಾಗಿದೆ.

ಅಮೆರಿಕದಲ್ಲಿ ನಿರೀಕ್ಷೆಗೆ ತಕ್ಕಷ್ಟು ಪ್ರದೇಶದಲ್ಲಿ ನಾಟಿ ಆಗದಿರುವುದು, ಶುಷ್ಕ ವಾತಾವರಣ ಕಂಡುಬಂದಿರುವುದು ಎಣ್ಣೆಬೀಜ ಉತ್ಪಾದನೆಗೆ ತೊಡಕಾಗಿವೆ. ದೀರ್ಘಕಾಲೀನ ಶುಷ್ಕತೆಯಿಂದಾಗಿ ಅರ್ಜೆಂಟೀನಾದಲ್ಲೂ ಉತ್ಪಾದನೆ ನಿರೀಕ್ಷೆ ಮಟ್ಟದಲ್ಲಿ ಆಗುತ್ತಿಲ್ಲ.

ಚಿಲ್ಲರೆ ಮಾರಾಟ ಬೆಲೆಯಲ್ಲಿ ಸುಂಕದ ಹೊರೆಯೇ ಹೆಚ್ಚು

ಅಡುಗೆ ಎಣ್ಣೆ ಬೆಲೆ ಏರಿಕೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಏರಿಕೆ ಆಗಿರುವುದು ಮತ್ತು ಪೂರೈಕೆ ಕಡಿಮೆ ಆಗಿರುವುದೇ ಕಾರಣ ಎಂದು ಕೇಂದ್ರ ಸರ್ಕಾರ ಹೇಳುತ್ತಲೇ ಇದೆ. ಆದರೆ, ಆಮದು ಮಾಡಿಕೊಳ್ಳುವ ಅಡುಗೆ ಎಣ್ಣೆಯ ಮೇಲೆ ಸರ್ಕಾರ ವಿಧಿಸುತ್ತಿರುವ ಆಮದು ಸುಂಕ ಬೇರೆಯದ್ದೇ ಮಾಹಿತಿ ನೀಡುತ್ತದೆ.

2014ರಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬಂದಾಗ, ಆಮದು ಮಾಡಿಕೊಳ್ಳುತ್ತಿದ್ದ ಬಹುತೇಕ ಎಲ್ಲಾ ಅಡುಗೆ ಎಣ್ಣೆಯ ಮೇಲೆ ವಿಧಿಸಲಾಗುತ್ತಿದ್ದ ಆಮದು ಸುಂಕದ ಪ್ರಮಾಣ ಶೇ 2.5ರಿಂದ ಶೇ 7.5ರವರೆಗೆ ಇತ್ತು. ಆದರೆ ಈಗ ಅದೇ ಎಣ್ಣೆಗಳ ಮೇಲೆ ಶೇ 31ರಿಂದ ಶೇ 49ರಷ್ಟು ಆಮದು ಸುಂಕ ವಿಧಿಸಲಾಗುತ್ತಿದೆ. ಈಗಿನ ಬೆಲೆ ಏರಿಕೆಯಲ್ಲಿ ಈ ಸುಂಕದ ಹೊರೆಯದ್ದೇ ಸಿಂಹ ಪಾಲು.

ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆಗಳ ಬೆಲೆ ಇಳಿಕೆಯಾಗಿತ್ತು. ಬೆಲೆ ಇಳಿಕೆಯ ಕಾರಣ, ಆಮದು ಸುಂಕದ ಆದಾಯವನ್ನು ಸರಿದೂಗಿಸಲು ಸರ್ಕಾರವು ಆಮದು ಸುಂಕವನ್ನು ಏರಿಕೆ ಮಾಡಿತು. ನಂತರದ ವರ್ಷಗಳಲ್ಲಿ ಬೆಲೆ ಇಳಿಯುತ್ತಲೇ ಹೋಯಿತು, ಆದರೆ ಸರ್ಕಾರ ಆಮದು ಸುಂಕವನ್ನು ಏರಿಕೆ ಮಾಡುತ್ತಲೇ ಹೋಯಿತು. ಹೀಗಾಗಿ ಇಷ್ಟೂ ವರ್ಷದಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆಯ ಬೆಲೆ ಇಳಿಕೆಯಾದರೂ, ದೇಶದ ಗ್ರಾಹಕರಿಗೆ ಅದರ ಲಾಭ ದೊರೆತಿಲ್ಲ. ಆದರೆ ಈಗ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಡುಗೆ ಎಣ್ಣೆಯ ಬೆಲೆ ಏರಿಕೆಯಾಗಿದೆ. ಅದರ ಮೇಲೆ ತೆರಿಗೆ ಹೊರೆಯೂ ಸೇರಿ, ಅಡುಗೆ ಎಣ್ಣೆಯ ಚಿಲ್ಲರೆ ಮಾರಾಟ ಬೆಲೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದೆ.

ಭಾರಿ ಸುಂಕದಿಂದ ಭಾರಿ ಆದಾಯ

₹75,000 ಕೋಟಿ
2019ರ ನವೆಂಬರ್‌ನಿಂದ 2020ರ ಅಕ್ಟೋಬರ್‌ವರೆಗೆ ಆಮದು ಮಾಡಿಕೊಳ್ಳಲಾದ ಅಡುಗೆ ಎಣ್ಣೆಯ ಮೌಲ್ಯ

₹35,000 ಕೋಟಿ
ಇದೇ ಅವಧಿಯಲ್ಲಿ ಅಡುಗೆ ಎಣ್ಣೆಯ ಮೇಲಿನ ಆಮದು ಸುಂಕದಿಂದ ಕೇಂದ್ರ ಸರ್ಕಾರ ಸಂಗ್ರಹಿಸಿದ ಆದಾಯ



• ಜಾಗತಿಕ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯಾದ ಕಾರಣ ಇದೇ ಫೆಬ್ರುವರಿ ಮತ್ತು ಜೂನ್‌ನಲ್ಲಿ ಕಚ್ಚಾ ತಾಳೆ ಎಣ್ಣೆ ಮತ್ತು ಸಂಸ್ಕರಿಸಿದ ತಾಳೆ ಎಣ್ಣೆಯ ಮೇಲಿನ ಆಮದು ಸುಂಕವನ್ನು ಸ್ವಲ್ಪ ಇಳಿಕೆ ಮಾಡಲಾಗಿದೆ

• ಇದೇ ಅವಧಿಯಲ್ಲಿ ಕಚ್ಚಾ ಸೋಯಾಬೀನ್ ಮತ್ತು ಸೂರ್ಯಕಾಂತಿ ಎಣ್ಣೆ, ಸಂಸ್ಕರಿಸಿದ ಸೋಯಾಬೀನ್ ಮತ್ತು ಸೂರ್ಯಕಾಂತಿ ಎಣ್ಣೆಯ ಮೇಲಿನ ಆಮದು ಸುಂಕವನ್ನು ಏರಿಕೆ ಮಾಡಿದೆ

ಆಧಾರ: ಕೇಂದ್ರ ನಾಗರಿಕ ಸರಬರಾಜು ಇಲಾಖೆ, ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವಾಲಯ, ದಿ ಸಾಲ್ವೆಂಟ್ ಎಕ್ಸ್‌ಟ್ರಾಕ್ಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ

ಉಪಚುನಾವಣೆಗೆ ಟಿಎಂಸಿ ಒತ್ತಡ ತಂತ್ರ

ಪ್ರಜಾವಾಣಿ ವಾರ್ತೆ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಉಪಚುನಾವಣೆ ನಡೆಸಲು ಚುನಾವಣಾ ಆಯೋಗ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಟಿಎಂಸಿ ಆರೋಪಿಸಿದೆ. ಈ ಸಂಬಂಧ ಮಾತುಕತೆ ನಡೆಸಲು ಗುರುವಾರ (ಜು.15) ಆಯೋಗದ ಭೇಟಿಗೆ ನಿರ್ಧರಿಸಿದೆ.

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಗಣನೀಯವಾಗಿ ಸುಧಾರಿಸಿದ್ದು, ಚುನಾವಣಾ ಆಯೋಗವು ವಿಳಂಬ ಮಾಡದೇ ಸಾಧ್ಯವಾದಷ್ಟು ಬೇಗನೇ ಉಪಚುನಾವಣೆ ನಡೆಸಬೇಕು ಎಂದು ಟಿಎಂಸಿ ಸಂಸದ ಸುಖೇಂದು ಶೇಖರ್ ರಾಯ್ ಅವರು ಒತ್ತಾಯಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೇಶಕ್ಕೆ ಮೂರನೇ ಅಲೆ ಅಪ್ಪಳಿಸಲಿ ಎಂದು ಚುನಾವಣಾ ಆಯೋಗ ಕಾಯುತ್ತಿದೆಯೇ ಎಂದು ಕಿಡಿ ಕಾರಿದರು.

‘ವಿಧಾನಸಭೆಯ ತೆರವಾಗಿರುವ ಕ್ಷೇತ್ರಗಳಿಗೆ ಆದಷ್ಟು ಬೇಗ ಉಪಚುನಾವಣೆ ನಡೆಸುವ ಸಂಬಂಧ ದೆಹಲಿಯಲ್ಲಿ ಗುರುವಾರ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲಿದ್ದೇವೆ. ರಾಜ್ಯದಲ್ಲಿ ಕೋವಿಡ್ ಪ್ರಕರಣ ಅಧಿಕವಾಗಿದ್ದಾಗ ವಿಧಾನಸಭಾ ಚುನಾವಣೆ ನಡೆಸಿದ್ದ ಆಯೋಗವು, ಈಗ ಪ್ರಕರಣ ಕಡಿಮೆಯಾಗಿರುವಾಗ ಉಪಚುನಾವಣೆ ನಡೆಸಲು ಮೀನಮೇಷ ಎಣಿಸುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.

ಟಿಎಂಸಿ ಆರೋಪಕ್ಕೆ ತಿರುಗೇಟು ನೀಡಿರುವ ಬಿಜೆಪಿ, ‘ರಾಜ್ಯ ಸರ್ಕಾರವು ಪುರಸಭೆ ಚುನಾವಣೆಯನ್ನು ವಿಳಂಬ ಮಾಡುತ್ತಿದೆ. ಆದರೆ ಮಮತಾ ಅವರನ್ನು ವಿಧಾನಸಭೆಗೆ ಕಳುಹಿಸುವ ಸಲುವಾಗಿ ಉಪಚುನಾವಣೆ ಬಗ್ಗೆ ಕೂಗು ಹಾಕುತ್ತಿದೆ’ ಎಂದು ಕಿಡಿಕಾರಿದೆ.

ಭವಾನಿಪುರ, ಖಾರ್ದಾ, ಗೋಸಾಬಾ, ದಿನ್ಹಾಟಾ ಮತ್ತು ಸಂತಿಪುರದ ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಬಾಕಿ ಇದೆ. ಕೋವಿಡ್‌ನಿಂದ ಬಳಲುತ್ತಿರುವ ಇಬ್ಬರು ಅಭ್ಯರ್ಥಿಗಳ ಸಾವಿನಿಂದಾಗಿ ಸಂಸರ್‌ಗಂಜ್ ಮತ್ತು ಜಂಗೀಪುರದಲ್ಲಿ ಚುನಾವಣೆಗಳನ್ನು ಮುಂದೂಡಲಾಗಿತ್ತು.

ಟಿಎಂಸಿಗೆ ಚುನಾವಣೆ ಅನಿವಾರ್ಯ

ಉಪಚುನಾವಣೆಯು ಟಿಎಂಸಿ ಪಕ್ಷಕ್ಕೆ ಈಗ ಅನಿವಾರ್ಯವಾಗಿದೆ. ಏಕೆಂದರೆ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಆದರೂ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಅವರು, ಆರು ತಿಂಗಳ ಒಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿದೆ. ಸಂವಿಧಾನದ ಪ್ರಕಾರ, ಆರು ತಿಂಗಳ ಒಳಗೆ ಆಯ್ಕೆಯಾಗದಿದ್ದರೆ, ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ.

ಪಕ್ಷದ ಮುಖಂಡ ಸೋವನ್‌ದೇವ್ ಚಟ್ಟೋಪಾಧ್ಯಾಯ ಅವರು ಮಮತಾ ಬ್ಯಾನರ್ಜಿ ಅವರ ಆಯ್ಕೆಗೆ ಅವಕಾಶ ಮಾಡಿಕೊಡುವ ಸಲುವಾಗಿ ಭವಾನಿಪುರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

1 ಲಕ್ಷ ಗ್ರಾಮಗಳಿಗೆ ನಲ್ಲಿ ನೀರು

ನವದೆಹಲಿ: ಕೇಂದ್ರ ಪ್ರಾಯೋಜಕತ್ವದ ಜಲ ಜೀವನ ಮಿಷನ್ ಅಡಿಯಲ್ಲಿ ಒಂದು ಲಕ್ಷ ಗ್ರಾಮಗಳು ಮತ್ತು 50 ಸಾವಿರಕ್ಕಿಂತಲೂ ಹೆಚ್ಚು ಗ್ರಾಮ ಪಂಚಾಯಿತಿಗಳಿಗೆ ನಲ್ಲಿ ನೀರು ಸೌಲಭ್ಯ ಕಲ್ಪಿಸಲಾಗಿದೆ ಎಂದು ಕೇಂದ್ರ ಜಲಶಕ್ತಿ ಸಚಿವಾಲಯವು ತಿಳಿಸಿದೆ.

ಕಳೆದ 23 ತಿಂಗಳ ಅವಧಿಯಲ್ಲಿ ಒಟ್ಟು 4.49 ಕೋಟಿ ನಲ್ಲಿ ನೀರು ಸಂಪರ್ಕ ಒದಗಿಸಲಾಗಿದೆ. 50 ಸಾವಿರ ಗ್ರಾಮ ಪಂಚಾಯಿತಿಗಳ ಪ್ರತಿ ಮನೆಗೂ ನಲ್ಲಿ ನೀರು ಸಂಪರ್ಕ ನೀಡಲಾಗಿದೆ ಎಂದು ಸಚಿವಾಲಯ ಹೇಳಿದೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಜಲ ಜೀವನ್ ಮಿಷನ್ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು 2019ರ ಆಗಸ್ಟ್ 15ರಂದು ಆರಂಭಿಸಿದ್ದರು. ಗ್ರಾಮೀಣ ಪ್ರದೇಶದ ಎಲ್ಲ ಮನೆಗಳಿಗೂ ನಲ್ಲಿ ನೀರು ಸಂಪರ್ಕ ನೀಡುವುದು ಈ ಯೋಜನೆಯ ಉದ್ದೇಶ. ಈ ಯೋಜನೆಗಾಗಿ ಕೇಂದ್ರ ಸರ್ಕಾರವು ₹50 ಸಾವಿರ ಕೋಟಿ ಮೀಸಲು ಇರಿಸಿತ್ತು.

ಪಿವಿ ಫ್ಯಾಕ್ಟ್ ಚೆಕ್

ಮಾಹಿತಿ/ವಿಡಿಯೊ ಕಳುಹಿಸಬೇಕಾದ ಸಂಖ್ಯೆ
9606038256

ದನದ ಮಾಂಸ ತಿಂದ ಆರೋಪದ ಮೇಲೆ 1.38 ಲಕ್ಷ ಉದ್ಯೋಗಿಗಳನ್ನು ಅಮೂಲ್ ಸಂಸ್ಥೆ ಕೆಲಸದಿಂದ ತೆಗೆದುಹಾಕಿದೆ ಎಂಬ ಪೋಸ್ಟ್, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕ್ರಮ ತೆಗೆದುಕೊಂಡ ಗುಜರಾತ್‌ನ ಅತಿದೊಡ್ಡ ಡೇರಿ ಸಹಕಾರ ಸಂಸ್ಥೆಯ ಮುಖ್ಯಸ್ಥ ಆನಂದ್ ಸೇಥ್ ಅವರನ್ನು ಹಲವಾರು ಟ್ವಿಟರ್ ಹಾಗೂ ಫೇಸ್‌ಬುಕ್ ಬಳಕೆದಾರರು ಶ್ಲಾಘಿಸಿದ್ದಾರೆ.

ಉದ್ಯೋಗಿಗಳ ವಜಾ ವಿಚಾರವನ್ನು ಪರಿಶೀಲಿಸಿದ ಲಾಜಿಕಲ್ ಫ್ಯಾಕ್ಟ್ ಚೆಕ್ ವೆಬ್‌ಸೈಟ್, ಇದು ಸುಳ್ಳು ಎಂದು ತಿಳಿಸಿದೆ. ದೇಶದ ಅತಿದೊಡ್ಡ ಡೇರಿ ಎಂಬ ಖ್ಯಾತಿ ಪಡೆದಿರುವ ಅಮೂಲ್ ಒಂದು ವೇಳೆ ಇಂತಹ ಕ್ರಮ ತೆಗೆದುಕೊಂಡಿದ್ದರೆ ಅದು ದೊಡ್ಡ ಸುದ್ದಿಯಾಗುತ್ತಿತ್ತು. ಇದಕ್ಕೆ ಸಂಬಂಧಿಸಿದ ಯಾವುದೇ ಅಧಿಕೃತ ಸುದ್ದಿಗಳು ಲಭ್ಯವಾಗಿಲ್ಲ. ಅಮೂಲ್‌ಗೆ ಮುಖ್ಯಸ್ಥರು ಇಲ್ಲ. ಗುಜರಾತ್ ಸಹಕಾರ ಹಾಲು ಒಕ್ಕೂಟವು ಸಂಸ್ಥೆಯನ್ನು ಮುನ್ನಡೆಸುತ್ತಿದೆ ಎಂಬ ಮಾಹಿತಿ ಅಮೂಲ್ ವೆಬ್‌ಸೈಟ್‌ನಲ್ಲಿದೆ. ಸಂಸ್ಥೆಯಲ್ಲಿ 1.38 ಲಕ್ಷ ಉದ್ಯೋಗಿಗಳೇ ಇಲ್ಲ ಎಂದು ಸಂಸ್ಥೆಯ ಎಂ.ಡಿ. ಆರ್.ಎಸ್ ಸೋಧಿ ಅವರು ತಿಳಿಸಿದ್ದಾರೆ.

ಗುಂಡಣ್ಣ



ದಿನ ಭವಿಷ್ಯ

ಗುರುವಾರ ಜುಲೈ 15, 2021

ಶ್ರೀ ಪ್ಲವ ನಾಮ ಸಂವತ್ಸರ ಉತ್ತರಾಯನ ಗ್ರೀಷ್ಮ ಋತು ಆಷಾಢ ಮಾಸ ಶುಕ್ಲ ಪಕ್ಷ ಮಳೆ ನಕ್ಷತ್ರ ಪುನರ್ವಸು ಷಷ್ಠೀ ಗಂ. 54-10 (ರಾ. 3-49) ಗುರುವಾರ ನಿತ್ಯ ನಕ್ಷತ್ರ ಉತ್ತರ ಫಲ್ಗುಣಿ ಗಂ. 49-45 (ರಾ 2-02) ವರೀಯನ್ ನಾಮ ಯೋಗ ಗಂ. 13-19 ಕೌಲವ ಕರಣ ಗಂ. 25-56 ವಿಷ ಗಂ. 8-41 ಅಮೃತ ಗಂ. 31-54 ರಾಹುಕಾಲ ಮ ಗಂ. 1-30 ರಿಂದ 3-00 ಗುಳಿಕ ಕಾಲ ಬೆ ಗಂ 9-00 ರಿಂದ 10-30 ಯಮಗಂಡ ಕಾಲ ಬೆ ಗಂ 6-00 ರಿಂದ 7-30 ಸೂರ್ಯೋದಯ: 6-05 ಸೂರ್ಯಾಸ್ತ: 6-46 ಅದೃಷ್ಟ ಸಂಖ್ಯೆ 2 9

ಮೇಷ: ನಿಮ್ಮ ಪ್ರಯತ್ನಗಳು ವ್ಯರ್ಥಗೊಳ್ಳದು. ನಿಧಾನವಾದರೂ ಶ್ರಮಕ್ಕೆ ಮೀರಿದ ಪ್ರತಿಫಲ ದೊರಕಿ ನೆಮ್ಮದಿ. ಹಿರಿಯರ ಪ್ರಶಂಸೆಗೆ ಭಾಜನರಾಗುವ ಸಾಧ್ಯತೆ. ಮಿತ್ರರ ಆಗಮನ ಸಾಧ್ಯತೆ.

ವೃಷಭ: ಅತಿಯಾದ ಕಾರ್ಯದೊತ್ತಡ ಉಂಟಾಗಲಿದೆ. ಕಾರ್ಯಬಾಹುಳ್ಯದಿಂದಾಗಿ ಮನೆಯ ವಿಷಯದಲ್ಲಿ ಉದಾಸೀನ ಮಾಡಲಾಗದು. ಕಮಿಷನ್ ವ್ಯವಹಾರ ನಡೆಸುವವರಿಗೆ ಉತ್ತಮ ಆದಾಯ ದೊರಕಲಿದೆ.

ಮಿಥುನ: ಮನೆಯಲ್ಲಿ ಹಿತಕರ ವಾತಾವರಣ. ಧಾನ್ಯಗಳ ಸಗಟು ವರ್ತಕರಿಗೆ ಲಾಭ. ದ್ರವ ಪದಾರ್ಥಗಳ ವ್ಯಾಪಾರಸ್ಥರಿಗೆ ಸ್ವಲ್ಪಮಟ್ಟಿನ ಹಿನ್ನಡೆ ಉಂಟಾಗಲಿದೆ. ಮಕ್ಕಳೊಂದಿಗೆ ಸಂಜೆ ಹಿತವಾದ ಸುತ್ತಾಟ ನೆಮ್ಮದಿ ತರಲಿದೆ.

ಕರ್ಕಾಟಕ: ಸಂಪನ್ಮೂಲದ ವೃದ್ಧಿಗಾಗಿ ಹೊಸದೊಂದು ಮಾರ್ಗವನ್ನು ಕಂಡುಕೊಳ್ಳುವಲ್ಲಿ ಯಶಸ್ಸು. ಪತ್ರಿಕೋದ್ಯಮಿಗಳಿಗೆ ಬಿಡುವಿಲ್ಲದ ಕೆಲಸ. ತುರುಸಿನ ಕೆಲಸದಿಂದಾಗಿ ಮನೆಯ ಕೆಲಸಗಳನ್ನು ಮುಂದೂಡುವ ಸಾಧ್ಯತೆ.

ಸಿಂಹ: ವಿವಾಹಾಕಾಂಕ್ಷಿಗಳಿಗೆ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ದೊರಕಲಿದೆ. ಉದ್ಯೋಗದಲ್ಲಿ ಸ್ಥಾನ ಬದಲಾವಣೆಯ ಸಾಧ್ಯತೆ ಕಂಡುಬರುವುದು. ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿ.

ಕನ್ಯಾ: ಸ್ಥಗಿತಗೊಂಡಿರುವ ಅಭ್ಯಾಸ ಅಥವಾ ಅಧ್ಯಯನವನ್ನು ಮುಂದುವರೆಸಲಿದ್ದೀರಿ. ಉನ್ನತ ಶಿಕ್ಷಣಕ್ಕಾಗಿ ವಿದೇಶ ಪ್ರವಾಸ ನಿಶ್ಚಯವಾಗಲಿದೆ. ಹಿರಿಯರೊಬ್ಬರ ಆಗಮನದ ಜೊತೆ ವಿವಾಹ ವಿಷಯ ಪ್ರಸ್ತಾಪವಾಗಲಿದೆ.

ತುಲಾ: ಸುತ್ತಲಿನ ವಿದ್ಯಮಾನಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಮುಂದುವರಿಯುವುದು ಉಚಿತ. ಸಂಸ್ಥೆಯ ಅಭಿವೃದ್ಧಿಗಾಗಿ ಕಾರ್ಮಿಕ ವರ್ಗದವರೊಡನೆ ಸಕಾರಾತ್ಮಕ ಮಾತುಕತೆ ನಡೆಸಿ ಯಶಸ್ಸನ್ನು ಕಾಣಲಿದ್ದೀರಿ.

ವೃಶ್ಚಿಕ: ಭವಿಷ್ಯದ ಯೋಜನೆಗಳ ಬಗ್ಗೆ ವಿಶೇಷ ಗಮನ ಹರಿಸಲಿದ್ದೀರಿ. ದಿನಸಿ ವ್ಯಾಪಾರಿಗಳಿಗೆ ಉತ್ತಮ ದಿನವಾಗಿ ಪರಿಣಮಿಸಲಿದೆ. ಹೊಸ ವ್ಯಕ್ತಿಗಳ ಸಂಪರ್ಕದಿಂದಾಗಿ ಹರುಷ. ಉದ್ಯೋಗಿಗಳಿಗೆ ಸಂಪಾದನೆಯಲ್ಲಿ ಹೆಚ್ಚಳ.

ಧನು: ಹೆಣ್ಣುಮಕ್ಕಳಿಗೆ ಹೊಸ ಸಂಬಂಧವೊಂದು ಬರುವ ಸಾಧ್ಯತೆ. ನೂತನ ಉದ್ಯಮವೊಂದರ ಸ್ಥಾಪನೆಯ ಬಗ್ಗೆ ಬಂಡವಾಳ ಹೂಡಿಕೆ ಮಾಡಲಿದ್ದೀರಿ. ವಿದ್ಯುತ್ ಗುತ್ತಿಗೆದಾರರಿಗೆ, ಕೆಲಸಗಾರರಿಗೆ ಹೆಚ್ಚಿನ ಆದಾಯ.

ಮಕರ: ಈ ದಿನ ನಿಮ್ಮ ಎಲ್ಲ ಕೆಲಸ ಕಾರ್ಯಗಳಿಗೂ ವಿರಾಮ ಹೇಳಿ ಹೆಂಡತಿ ಮಕ್ಕಳೊಂದಿಗೆ ಸಮಯ ಕಳೆಯಲು ನಿಶ್ಚಯಿಸುವಿರಿ. ಸಂಜೆಯ ವೇಳೆಗೆ ಅನಿರೀಕ್ಷಿತ ಪ್ರಯಾಣ ಎದುರಾಗುವ ಸಾಧ್ಯತೆ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.

ಕುಂಭ: ವ್ಯಾಜ್ಯವೊಂದರ ಪರಿಹಾರಾರ್ಥ ಮಧ್ಯಸ್ಥಿಕೆ ವಹಿಸಬೇಕಾದ ಸಂದರ್ಭ ಒದಗಿಬರಲಿದೆ. ಕಾರ್ಯಾನುಕೂಲ ಇರುವುದು. ಕುಟುಂಬ ಸಮೇತ ಕುಲದೇವತಾ ದರ್ಶನಕ್ಕಾಗಿ ತೆರಳುವ ಸಾಧ್ಯತೆ ಇದೆ.

ಮೀನ: ಮಕ್ಕಳೊಂದಿಗೆ ಕಿರು ಪ್ರವಾಸದ ಯೋಜನೆಯನ್ನು ಹಾಕುವಿರಿ. ವೈದ್ಯರಿಗೆ ಆದಾಯ ಹೆಚ್ಚಾಗುವುದು. ಶುಭ ಕಾರ್ಯದ ಬಗ್ಗೆ ಆತ್ಮೀಯರೊಂದಿಗೆ ಮಾತುಕತೆ ನಡೆಸಲಿದ್ದೀರಿ.

ನಿಮ್ಮ ಜನ್ಮದಿನ 15-ಜುಲೈ ಇಂದು ಅತ್ಯಂತ ಶುಭದಾಯಕವಾಗಿದ್ದು, ಆರೋಗ್ಯದಲ್ಲಿ ಯಥಾಸ್ಥಿತಿಯನ್ನು ಕಾಣಬಹುದು. ಅತಿಯಾದ ಲಾಭವನ್ನು ಕಾಪಿಟ್ಟುಕೊಳ್ಳುವುದು ಸಮಸ್ಯೆಯಾಗಲಿದೆ. ಭೂಮಿ ಅಥವಾ ಸ್ಥಿರಾಸ್ತಿ ಖರೀದಿಯ ಸಾಧ್ಯತೆ ಕಂಡುಬರುತ್ತಿದೆ. ಅನಿರೀಕ್ಷಿತ ಧನ ಲಾಭಗಳು ಗೋಚರವಾಗುತ್ತಿವೆ. ವ್ಯವಹಾರದಲ್ಲಿ ಲಾಭ.

ಬೆರಗಿನ ಬೆಳಕು

ಗುರುರಾಜ ಕರಜಗಿ

ಮುದಿಬ್ರಾಹ್ಮಣನ ಪ್ರಯಾಣ

ಮುದುಕ ಬ್ರಾಹ್ಮಣ ಮಾಡುತ್ತಿದ್ದ ಪ್ರಲಾಪವನ್ನು ಕೇಳಿ, ಕಾವಲುಗಾರನಾಗಿದ್ದ ಚೆತಿರಾಷ್ಟ್ರದ ಮನುಷ್ಯ ಹತ್ತಿರ ಬಂದ. ಮೊದಲು ಅವನನ್ನು ಸಮಾಧಾನ ಮಾಡಲು ಪ್ರಯತ್ನಿಸಿದ. ಬ್ರಾಹ್ಮಣ ವೆಸ್ಸಂತರನ ಹತ್ತಿರ ಹೋಗಬಯಸುತ್ತಾನೆಂದು ಖಚಿತವಾದಾಗ, ತನ್ನ ಬಿಲ್ಲನ್ನೆಳೆದು, ‘ಬ್ರಾಹ್ಮಣ ನಿನ್ನನ್ನು ಕೊಂದೇ ಬಿಡುತ್ತೇನ’ ಎಂದು ಅಬ್ಬರಿಸಿದ. ಈತ ದಾನ ಬೇಡಲು ಬಂದಿದ್ದಾನೆ ಎಂದು ಭಾವಿಸಿಕೊಂಡ ಮೇಲಂತೂ ಅವನ ಕೋಪ ಇಮ್ಮಡಿಯಾಯಿತು. ‘ನಿಮ್ಮಂಥವರಿಂದಲೇ ಪೀಡಿತನಾಗಿ, ರಾಜ್ಯವನ್ನು ಕಳೆದುಕೊಂಡು ಹೆಂಡತಿ ಮಕ್ಕಳನ್ನು ಕರೆದುಕೊಂಡು ವಂಕಪರ್ವತದಲ್ಲಿ ಸನ್ಯಾಸಿಯಂತೆ ಬದುಕು ನಡೆಸುತ್ತಿದ್ದಾನೆ. ಅಂಥವನಿಂದ ನೀನು ಮತ್ತೆ ದಾನ ಬೇಡಲು ಬಂದಿದ್ದೀ. ನೀನು ಅಹಿತ ಮಾಡುವವನು. ಅವನ ಬಳಿ ಈಗ ದಾನ ಮಾಡಲು ಯಾವ ವಸ್ತುವೂ ಇಲ್ಲ. ನಿನ್ನ ಬೇಡಿಕೆ ಅವನಿಗೆ ಹಿಂಸೆ ಮಾಡುವುದರಿಂದ, ನನಗೆ ಯಾವ ಪಾಪ ಬಂದರೂ ಚಿಂತೆಯಿಲ್ಲ, ನಿನ್ನನ್ನು ಕೊಂದೇ ಬಿಡುತ್ತೇನೆ’ ಎಂದು ಬಿಲ್ಲನ್ನೆಳೆದ. ಬ್ರಾಹ್ಮಣ ಗಾಬರಿಯಾದ. ತಕ್ಷಣ ಸುಳ್ಳು ಹೇಳಿದ, ‘ಅಯ್ಯಾ, ಚೆತಿಪುತ್ರ, ನನ್ನ ಮಾತು ಕೇಳು. ನಾನು ಬರೀ ಬ್ರಾಹ್ಮಣನಲ್ಲ, ನಾನು ಈಗ ದೂತನಾಗಿ ಬಂದಿದ್ದೇನೆ. ದೂತನನ್ನು ಕೊಲ್ಲಬಾರದೆಂಬುದು ಪ್ರಾಚೀನ ನಿಯಮ. ಈಗ ಸಿವಿ ರಾಜ್ಯದಲ್ಲಿ ವೆಸ್ಸಂತರನ ಮೇಲೆ ಯಾರಿಗೂ ಕೋಪವಿಲ್ಲ. ಎಲ್ಲರೂ ಶಾಂತರಾಗಿದ್ದಾರೆ. ಅವನ ತಂದೆಗೆ ತುಂಬ ವಯಸ್ಸಾಗಿದೆ, ತಾಯಿಯ ಆರೋಗ್ಯ ದುರ್ಬಲವಾಗಿದೆ. ಆಕೆಗೆ ಕೆಲವೇ ದಿನಗಳಲ್ಲಿ ದೃಷ್ಟಿ ಹೋಗಿಬಿಡುತ್ತದೆಂದು ವೈದ್ಯರು ಹೇಳಿದ್ದಾರೆ. ರಾಜ ದಂಪತಿಗಳೇ ನನ್ನನ್ನು ಇಲ್ಲಿಗೆ ದೂತನನ್ನಾಗಿ ಕಳುಹಿಸಿದ್ದಾರೆ. ಅವರಿಬ್ಬರೂ ಮಗನನ್ನು ಕಾಣಬೇಕೆಂದು, ಪಟ್ಟದ ಮೇಲೆ ಕೂಡ್ರಿಸಬೇಕೆಂದು ಹಾತೊರೆಯುತ್ತಿದ್ದಾರೆ. ನಾನು ಬಂದದ್ದು ವೆಸ್ಸಂತರನನ್ನು ಒಪ್ಪಿಸಿ ಮರಳಿ ಸಿವಿರಾಜ್ಯಕ್ಕೆ ಕರೆದೊಯ್ಯುವ ಉದ್ದೇಶದಿಂದ. ಆದ್ದರಿಂದ ನನ್ನಿಂದ ವೆಸ್ಸಂತರನಿಗೆ ಯಾವ ಅಪಾಯವೂ ಇಲ್ಲ’. ಇದನ್ನು ಕೇಳಿ ಚೆತಿಪುತ್ರ ಪ್ರಸನ್ನನಾದ.

ಮರದ ಕೆಳಗೆ ನಿಂತು ಬ್ರಾಹ್ಮಣನನ್ನೇ ನೋಡುತ್ತಿದ್ದ ಬೇಟೆನಾಯಿಗಳನ್ನು ಕಟ್ಟಿಹಾಕಿ ಮುದಿ ಬ್ರಾಹ್ಮಣನನ್ನು ಮರದಿಂದ ಕೆಳಗಿಳಿಸಿದ. ನಂತರ ಚೆತಿಪುತ್ರ ಮುದಿಬ್ರಾಹ್ಮಣನಿಗೆ ಭೋಜನ ಮಾಡಿಸಿದ. ಮುಂದಿನ ಪ್ರಯಾಣಕ್ಕಾಗಿ ಅವನಿಗೆ ಕಮಂಡಲು ತುಂಬ ಜೇನುತುಪ್ಪವನ್ನು ಮತ್ತು ಸಾಕಷ್ಟು ಪ್ರಮಾಣದ ಬೇಯಿಸಿದ ಎಳೆಜಿಂಕೆಯ ತೊಡೆಯ ಮಾಂಸವನ್ನು ಕಟ್ಟಿಕೊಟ್ಟ. ಆಮೇಲೆ ಬೆರಳು ತೋರಿಸಿ ಮುಂದಿನ ಮಾರ್ಗದ ವಿವರಣೆ ನೀಡಿದ. ‘ಎಲೈ ಬ್ರಾಹ್ಮಣ, ಇದು ಗಂಧಮಾದನ ಪರ್ವತ. ತಪಸ್ವಿಯಾದ ವೆಸ್ಸಂತರ ಬೋಧಿಸತ್ವ ವಾಸಿಸುವುದು ಇಲ್ಲಿಯೇ. ಆದರೆ ಮುಂದಿನ ಪ್ರಯಾಣ ದೀರ್ಘವಾದದ್ದು. ಮುಂದಿರುವ ಕಾಲುದಾರಿಯಲ್ಲೇ ಸಾಗು. ಇದು ನೇರವಾಗಿ ಒಂದು ಆಶ್ರಮಕ್ಕೆ ಹೋಗುತ್ತದೆ. ಅಲ್ಲೊಬ್ಬ ಅಚ್ಚುತನೆಂಬ ಋಷಿ ವಾಸವಾಗಿದ್ದಾನೆ. ಅವನು ನೋಡಲು ಕೊಳಕನಂತೆ ಕಾಣುತ್ತಾನೆ. ಆದರೆ ಆತ ದೊಡ್ಡ ತಪಸ್ವಿ. ಚರ್ಮ ಹಾಸಿ, ನೆಲದ ಮೇಲೆ ಮಲಗುತ್ತಾನೆ. ಅವನು ನಿನಗೆ ಮುಂದೆ ಮಾರ್ಗದರ್ಶನ ಮಾಡುತ್ತಾನೆ’. ಬ್ರಾಹ್ಮಣ ಸಂತೋಷದಿಂದ ತನ್ನ ಹೆಂಡತಿ ಕಟ್ಟಿಕೊಟ್ಟ ಸಿಹಿಉಂಡೆಗಳನ್ನು ಅವನಿಗೆ ಕೊಡಹೋದ. ಅದನ್ನು ಆತ ನಿರಾಕರಿಸಿ, ‘ನಿನ್ನ ಪ್ರಯಾಣಕ್ಕೆ ಅವುಗಳನ್ನು ಇಟ್ಟುಕೋ’ ಎಂದು ಹೇಳಿ ಅವನಿಗೆ ನಮಸ್ಕಾರ ಮಾಡಿ ಮುಂದೆ ಕಳುಹಿಸಿದ. ❖

ಪದಬಂಧ 4658

– ವಿದ್ಯಾ ವಿನಯ್

ಎಡದಿಂದ ಬಲಕ್ಕೆ
1.ವರನನ್ನು ನಡುವಿರಿಸಿ ಮುಸುಕು ಹಾಕುವುದು! (4)
3.ಮಧುರವಾದ ಧ್ವನಿ (4)
5. ಪ್ರಸಾದ ಇಲ್ಲಿದೆ (3)
7.ಆದರ ತೋರಿ ಹೇಳಿದ ಬೆಲೆ (2)
9.ಮಾವನ ಮರ್ಯಾದೆ (2)
10.ಇದು ಖಂಡಿತಾ ಅಸಲಿ ಅಲ್ಲ! (3)
11.ಉತ್ತರದವರ ನಲ್ಲಿ (2)
12.ಸುರಮುನಿಯೊಡನಿರುವ ದೇವತೆ (2)
14.ನಿದ್ರೆಯಲ್ಲಿ ಕಾಣುವ ನೋಟ (3)
16.ನೀತಿಗೆಟ್ಟವನೀತ (4)
17.ತಡವಾಗಿ ಬಿತ್ತಿರುವ ಅಲಸಂದೆ (4)

ಮೇಲಿಂದ ಕೆಳಕ್ಕೆ
1.ಆ ಮೋದಕ ಕೊಟ್ಟಾಗ ಈ ಆನಂದ! (3)
2.ಹಗರಣದಲ್ಲಿ ದುಡ್ಡು ಉಲ್ಟಾಪಲ್ಟಾ ಆಗಿಬಿಟ್ಟಿದೆ (2)
3.ಕಲಾವಿದ ತೆರೆದ ಬಾಗಿಲು (2)
4.ದನದ ಮುಖವೇ ಇದು? (3)
6.ಎಲ್ಲರೂ ಒಟ್ಟಿಗೆ ಊಟಮಾಡುವುದು (7)
8.ರುಚಿಕಟ್ಟಾದ ಭೋಜನ (5)
9.ಹೀಗೆ ಆಪಾದನೆ ಮಾಡು (5)
11.ನಗ ಖರೀದಿಗೆ ಕೈಯಲ್ಲಿರುವ ಹಣ (3)
13.ಮಣಿ ಧರಿಸಿದ ಚಲುವೆ (3)
14.ಕಮರಿಯಲ್ಲಿರುವ ಆನೆ (2)
15.ಹರಸುತಲಿದ್ದಾಗ ಕಾಣಿಸಿದ ಪುತ್ರ (2)



4657ನೇ ಪದಬಂಧದ ಉತ್ತರ

ಎಡದಿಂದ ಬಲಕ್ಕೆ: 1.ಚರಕ 3.ಪತ್ತಲ 5.ಕರೆ 6.ಟಗರು 7.ನೆಪ 9.ವಸ್ತ್ರ 10.ತೇವ 11.ಸೆಹ 13.ಗರತಿ 15.ಆನೆ 16.ಮಿಹಿರ 17.ಕಳಸ

ಮೇಲಿಂದ ಕೆಳಕ್ಕೆ: 1.ಚಹರೆ 2.ಕರಟ 3.ಪನ್ನೀರು 4.ಲಲನೆ 5.ಕತ್ತಿವರಸೆ 8.ಪರಿವರ್ತನೆ 12.ಹರಾಮಿ 13.ಗಗ್ಗರ 14.ತಿರುಕ 15.ಆಯಾಸ

ಸುಡೊಕು 5044

7		5	9					
					2		9	
2		9	3	7		5		4
9		4						2
			4	6	9	1		
	3					9		6
4					8		7	
		1	7			2		3
8		2		5			1	9

ಆಡುವುದು ಹೇಗೆ? ಮನೆಗಳನ್ನು 1ರಿಂದ 9ರವರೆಗಿನ ಅಂಕಿಗಳಿಂದ ತುಂಬಿ. ಮೇಲಿನಿಂದ ಕೆಳಕ್ಕೆ, ಎಡದಿಂದ ಬಲಕ್ಕೆ ಪ್ರತಿ ಸಾಲಿಗೂ ಇದೇ ನಿಯಮ. ದೊಡ್ಡ ಚೌಕದ ಒಳಗಿನ ಮಧ್ಯಮ ಚೌಕದ ಮನೆಗಳನ್ನೂ ತುಂಬಬೇಕು. ಯಾವ ಅಂಕಿಯೂ ಯಾವುದೇ ಸಾಲು, ಮಧ್ಯಮ ಚೌಕದಲ್ಲಿ ಪುನರಾವರ್ತನೆ ಆಗಬಾರದು.

5043 ಸುಡೊಕು

2	5	4	6	9	1	7	8	3
6	1	8	4	3	7	9	5	2
7	3	9	2	5	8	4	6	1
4	9	1	3	2	5	8	7	6
3	8	7	1	4	6	5	2	9
5	2	6	8	7	9	1	3	4
1	6	5	9	8	2	3	4	7
9	7	3	5	6	4	2	1	8
8	4	2	7	1	3	6	9	5

'ಪೂರ್ವ ಲಡಾಖ್‌ನಲ್ಲಿ ಸಂಘರ್ಷ ಯತ್ನ ನಡೆದಿಲ್ಲ'

ನವದೆಹಲಿ (ಪಿಟಿಐ): ಪೂರ್ವ ಲಡಾಖ್ ಪ್ರದೇಶಗಳ ಆಕ್ರಮಣಕ್ಕಾಗಿ ಭಾರತ ಅಥವಾ ಚೀನಾ ಸೇನೆಯಿಂದ ಯಾವುದೇ ರೀತಿಯ ಪ್ರಯತ್ನಗಳೂ ನಡೆದಿಲ್ಲ ಎಂದು ಪ್ರತಿಪಾದಿಸಿರುವ ಭಾರತೀಯ ಸೇನೆ, ಆ ಪ್ರದೇಶದಲ್ಲಿ ಬಾಕಿ ಉಳಿದಿರುವ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ಉಭಯ ರಾಷ್ಟ್ರಗಳ ನಡುವೆ ಮಾತುಕತೆ ಮುಂದುವರಿದಿರುವುದಾಗಿ ತಿಳಿಸಿದೆ.

ಪೂರ್ವ ಲಡಾಖ್ ಪ್ರದೇಶದಲ್ಲಿ ಸೇನೆಯು, ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕರ ಚಲನವಲನ ಸೇರಿದಂತೆ, ಎಲ್ಲ ರೀತಿಯ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ತಿಳಿಸಿದೆ.

ಚೀನಾದ ಸೇನೆ ಪೂರ್ವ ಲಡಾಖ್‌ನಲ್ಲಿರುವ ವಾಸ್ತವ ನಿಯಂತ್ರಣ ರೇಖೆಯನ್ನು (ಎಲ್‌ಎಸಿ) ದಾಟಿದೆ ಮತ್ತು ಎರಡು ದೇಶಗಳ ನಡುವೆ ಘರ್ಷಣೆ ನಡೆದಿದೆ ಎಂದು ಮಾಧ್ಯಮದಲ್ಲಿ ಪ್ರಕಟವಾಗಿರುವ ವರದಿಗೆ ಭಾರತೀಯ ಸೇನೆ ಈ ರೀತಿ ಸ್ಪಷ್ಟನೆ ನೀಡಿದೆ.

'ಪೂರ್ವ ಲಡಾಖ್ ಗಡಿ ಪ್ರದೇಶದಲ್ಲಿ ಸೇನೆಗಳನ್ನು ವಾಪಸ್ ಕರೆಸಿಕೊಳ್ಳುವ ಕುರಿತು ಈ ವರ್ಷದ ಫೆಬ್ರವರಿಯಲ್ಲಿ ಎರಡೂ ದೇಶಗಳ ನಡುವೆ ಒಪ್ಪಂದ ನಡೆದ ನಂತರ, ಈ ಪ್ರದೇಶಗಳನ್ನು ಆಕ್ರಮಿಸುವಂತಹ ಯಾವುದೇ ಪ್ರಯತ್ನಗಳು ಎರಡೂ ದೇಶಗಳಿಂದಲೂ ನಡೆದಿಲ್ಲ. ವರದಿಯಲ್ಲಿ ಉಲ್ಲೇಖವಾಗಿರುವಂತೆ ಗಾಲ್ವನ್ ಅಥವಾ ಇನ್ನಾವುದೇ ಪ್ರದೇಶದಲ್ಲಿ ಯಾವುದೇ ಘರ್ಷಣೆಗಳು ನಡೆದಿಲ್ಲ' ಎಂದು ಸೇನೆ ಸ್ಪಷ್ಟಪಡಿಸಿದೆ. ವರದಿಯಲ್ಲಿ ಉಲ್ಲೇಖಿಸಿರುವ 'ಚೀನಾದೊಂದಿಗಿನ ಒಪ್ಪಂದವೂ ಮುರಿದುಬಿದ್ದಿದೆ' ಎಂಬ ಅಂಶವೂ ಸುಳ್ಳು ಮತ್ತು ಆಧಾರರಹಿತವಾಗಿದೆ ಎಂದು ಸೇನೆ ತಿಳಿಸಿದೆ.

'ಗಡಿ ಪ್ರದೇಶಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ವಿಷಯಗಳನ್ನು ಇತ್ಯರ್ಥಗೊಳಿಸಲು ಎರಡೂ ಕಡೆ ಮಾತುಕತೆ ನಡೆಯುತ್ತಿದೆ. ಇದರ ಜತೆಗೆ, ತಮ್ಮ ತಮ್ಮ ಪ್ರದೇಶಗಳಲ್ಲಿ ಎರಡೂ ರಾಷ್ಟ್ರಗಳ ಸೈನಿಕರು ಗಸ್ತು ತಿರುಗುವುದು ಮುಂದುವರಿದಿದೆ. ಚೀನಾದ ಸೇನೆಯ ಚಲನವಲನ ಸೇರಿದಂತೆ, ಎಲ್ಲ ರೀತಿಯ ಚಟುವಟಿಕೆಗಳ ಮೇಲೆ ನಿಗಾ ಇಡಲಾಗಿದೆ' ಎಂದು ಸೇನೆ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಶ್ರದ್ಧಾಂಜಲಿ & ಸವಿನೆನಪು ಜಾಹೀರಾತುಗಳು
Log on to : https://homages.deccanherald.com
or
Scan QR code to access booking form

ಪ್ರಜಾವಾಣಿ ಶ್ರದ್ಧಾಂಜಲಿ & ಸವಿನೆನಪು ಜಾಹೀರಾತುಗಳು
ನಿಮ್ಮ ಪ್ರೀತಿಪಾತ್ರರ ಅಗಲಿಕೆಯನ್ನು ಶ್ರದ್ಧಾಂಜಲಿ ಜಾಹೀರಾತು ಮೂಲಕ ಪ್ರಕಟಿಸಲು ಅಥವಾ ನಿಮ್ಮ ಪ್ರೀತಿಪಾತ್ರರ ಸವಿನೆನಪಿಗೆ ಸಂತಾಪ ಸೂಚನೆ ಪ್ರಕಟಿಸಲು ಬಯಸುವಿರಾದರೆ, ನಮ್ಮ
ಡೆಕ್ಕನ್ ಹೆರಾಲ್ಡ್ ಮತ್ತು ಪ್ರಜಾವಾಣಿ
ಪತ್ರಿಕೆಗಳಲ್ಲಿ ನಿಮ್ಮ ಜಾಹೀರಾತುಗಳನ್ನು ಪ್ರಕಟಿಸಲು ಅಗತ್ಯವಿರುವ ಎಲ್ಲ ಮಾರ್ಗದರ್ಶನ ನೀಡುತ್ತೇವೆ.
ದಯವಿಟ್ಟು ಸಂಪರ್ಕಿಸಿ:
Santhosh Kumar : 9880856233
Jerry : 9731810277 | Ravichandra : 9901641752
Vishal : 9845114560 | Anitha R: 9900428036
ನಿಮ್ಮ ಮಾರ್ಗದರ್ಶನಕ್ಕಾಗಿ ಕೆಲವು ಅನುಕೂಲಕರ ಫಾರ್ಮಾಟ್ಸ್ ಹಾಗೂ ಟೆಕ್ಸ್ಟ್ ಆಯ್ಕೆಗಳನ್ನು ಹೊಂದಿರುವ ಒಂದು ವೆಬ್‌ಸೈಟ್‌ನ್ನು ಕೂಡ ನಾವು ಆರಂಭಿಸಿದ್ದೇವೆ. ದಯವಿಟ್ಟು ಲಾಗಾನ್ ಮಾಡಿರಿ
https://homages.deccanherald.com
ಅಥವಾ QR code ಸ್ಕ್ಯಾನ್ ಮಾಡಿ
ನಮ್ಮ ಆನ್‌ಲೈನ್ ಬುಕ್ಕಿಂಗ್ ಫಾರಂ ಪಡೆಯಿರಿ.

12ನೇ ವರ್ಷದ ಚಿರಸ್ಮರಣೆ

ಶ್ರೀಮತಿ॥ ಯಶೋಧರ ಚಿಂದಯ್ಯ
ನೀವು ನಮ್ಮನ್ನೆಲ್ಲಾ ಅಗಲಿ ಇಂದಿಗೆ ಹನ್ನೆರಡು ವರ್ಷವಾಯಿತು.
ನೀವು ನಮ್ಮ ಹೃದಯಗಳಲ್ಲಿ ಚಿರಸ್ಥಾಯಿಯಾಗಿರುವಿರಿ ನಿಮ್ಮ ಆತ್ಮಕ್ಕೆ ಶಾಂತಿನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇವೆ.
ಮಕ್ಕಳು, ಮೊಮ್ಮಕ್ಕಳು ಹಾಗೂ ಕುಟುಂಬವರ್ಗದವರು.

LOOKING TO BUILD, BUY OR SELL A PROPERTY
Please refer Classifieds on Sunday

ಪ್ರಜಾವಾಣಿ ಕ್ಲಾಸಿಫೈಡ್ಸ್
ಪ್ರತಿಯೊಬ್ಬರಿಗೂ ಉಪಯುಕ್ತ
email: dhclassifieds@deccanherald.co.in
ಜಾಹೀರಾತುಗಳಿಗಾಗಿ ಸಂಪರ್ಕಿಸಿ:
080 - 45557160 /161/ 162/ 163/ 164
9845114560 / 9731810277/ 9886213331

ವಾಹನ
Four Wheelers Selling
Others
Yodha ವಾಹನದ ಮತ್ತೊಂದು ಹೆಸರೆ ಉತ್ಕೃಷ್ಟ ಶಕ್ತಿ ಮತ್ತು ಬಲ
TATA YODHA ವಾಹನದ ಮೇಲೆ ಆಕರ್ಷಕ ಕೊಡುಗೆಗಳು

₹999/-* ಪಾವತಿಸಿ 2 ವರ್ಷ/ 75 000 km AMC ಪಡೆಯಿರಿ
ಕೊಡುಗೆಗಳು ₹25 000/-* ವರೆಗೆ
ಎಕ್ಸ್‌ಚೇಂಜ್ ₹18 000/-* ವರೆಗೆ
ಹೆಚ್ಚಿನ ವಿವರಗಳಿಗಾಗಿ ಕರೆಮಾಡಿ
Bangalore 72597 84441 95389 35533
Mysore 95389 35533
Tumkur/Davanagere/ Chitradurga 98950 23373
Mangalore/Shivamogga/ Udupi/Hassan/ Chikkamagalur/Karwar 9880142353
Hubli/Haveri/Gadag/Bellary/ Raichur - 96209 55858
Bagalkot/Bijapur/Gulbarga/ Bidar - 73899 44057
Hubli/Belgaum- 91088 64572
* ಷರತ್ತುಗಳು ಅನ್ವಯಿಸುತ್ತದೆ.

ಭವಿಷ್ಯ
Astrology
★ಅಂಭಭವಾನಿ ಜ್ಯೋತಿಷ್ಯಾಲಯ★ ಕೊಳ್ಳೆಗಾಲದ ನಂ.1 ವಶೀಕರಣ ಸ್ಪೆಷಲಿಸ್ಟ್ ದೇವಿಪ್ರಸಾದ್ (ಉಚಿತ ಭವಿಷ್ಯ ಖಚಿತ ಪರಿಹಾರ)ನಿಮ್ಮ ಸಮಸ್ಯೆಗಳೇನೆಯಿರಲಿ 2ದಿನದಲ್ಲಿ ಪರಿಹಾರ. 9886755306

★ಮಂತ್ರದುರ್ಗಿ ಮಾಂತ್ರಿಕರು★ ಕೇರಳ, ಕೊಳ್ಳೆಗಾಲದ ಮಂತ್ರಸಿದ್ಧ_ವಾಕ್ಸಿದ್ಧಿಯಿಂದ ಸ್ತ್ರೀಪುರುಷ ವಶೀಕರಣ ಕೆಲವೇ_ಗಂಟೆಗಳಲ್ಲಿ.ಫೋನಿನ_ಮೂಖಾಂತರ ಶಾಶ್ವತ_ಪರಿಹಾರ. (ಸ್ತ್ರೀಪುರುಷ ವಶೀಕರಣ_ಸ್ಪೆಷಲಿಸ್ಟ್) ಪಂ.ರಾಮಚಂದ್ರಭಟ್. 9008711329

★ಶ್ರೀಸಾಯಿಗುರು ಜ್ಯೋತಿಷ್ಯ★ ಸ್ತ್ರೀಪುರುಷ ವಶೀಕರಣ, ಗಂಡ ಹೆಂಡತಿ ಕಲಹ, ಸಂತಾನಭಾಗ್ಯ, ಇನ್ನಾವುದೇ ಎಲ್ಲಿಯೂ ಪರಿಹಾರ ಕಾಣದ ಎಷ್ಟೇಕಠಿಣವಾದ ಗುಪ್ತಸಮಸ್ಯೆಗಳಿಗೆ100% ಪರಿಹಾರ 7829724990

ವ್ಯಾಪಾರ
Business to Business
Finance
ಸಾಲಗಳು ನಾವು ಎಲ್ಲಾ ರೀತಿಯ ಸಾಲಗಳನ್ನು ನೀಡುತ್ತೇವೆ. ವೈಯಕ್ತಿಕ, ವ್ಯವಹಾರ, ಆಸ್ತಿ, ವಸತಿ, ಕೃಷಿ, ಸ್ವಾಧೀನ ಮತ್ತು ಆಸ್ತಿಗಾಗಿ ಸಾಲ ನೀಡಲಾಗುತ್ತದೆ. ಮೊಬೈಲ್: 7837015557
Others
BECOME PARTNER in International Company. NO MLM.Change Life. WhatsApp,GOAL 7276300495. www.gethealthwealth.com

ಉದ್ಯೋಗಾವಕಾಶ
Part-Time Jobs
ಮನೆಯಿಂದಲೇ ಕುಳಿತು ಫಾರಂನಲ್ಲಿ ಅಂಕಿಗಳು ತುಂಬುವ ಮೂಲಕ,ಗಳಿಸಿ 15,000-25,000/-. ಕೊರಿಯರ್ ಬುಕ್,ಪೆನ್ ಚಾರ್ಜಸ್ ನಾವೇ ಕೊಡುತ್ತೇವೆ. 9108059956, 9901929956

ಕನ್ನಡ ಮತ್ತು ಇಂಗ್ಲೀಷ್ ಓದಲು,ಬರೆಯಲು ಬರುವ ಯುವಕ/ಯುವತಿಯರಿಗೆ,ಗೃಹಿಣಿಯರಿಗೆ ವಯಸ್ಸಾದವರು ಮನೆಯಲ್ಲೇ ಕುಳಿತು ನಾವು ಕೊಡುವ ಬುಕ್ ಬರೆಯುವ ಮೂಲಕ ತಿಂಗಳಿಗೆ 12,000-15,000 ವರೆಗೆ ಸಂಪಾದಿಸಿ.ಕೊರಿಯರ್ ಸೌಲಭ್ಯವಿದೆ.8884777502, 8884777503

Wanted
REQUIRED
Looking for a Female
PROJECT COORDINATOR
Operating from Bengaluru.
•Graduate from any Food Science Stream
•Flexible to travel around Karnataka
•Knowledge of Kannada typing preferred
Interested candidates can send their resumes to
hrrecruiter444@gmail.com

ತಕ್ಷಣ ಬೇಕಾಗಿದ್ದಾರೆ. ಬೆಂಗಳೂರಿನಲ್ಲಿ ಕೆಲಸಕ್ಕೆ, ಮಹಿಳೆಯರು ಅಥವಾ ಪುರುಷರು ಅಡುಗೆ ಕೆಲಸಕ್ಕೆ, ಮನೆಕೆಲಸಕ್ಕೆ, ಮಗುವನ್ನು, ಬಾಣಂತಿಯರನ್ನು, ವೃದ್ಧರನ್ನು, ವಯಸ್ಸಾದವರನ್ನು, ರೋಗಿಯನ್ನು, ನೋಡಿಕೊಳ್ಳಲು ಜನರು ಬೇಕಾಗಿದ್ದಾರೆ. ಅನುಭವ ಇರಬಹುದು ಅಥವಾ ಇಲ್ಲದಿರಬಹುದು ಉಚಿತ ಊಟ ವಸತಿ ಸಂಬಳ 10,000 ರಿಂದ 15,000/- ESI & PF ಸೌಲಭ್ಯವಿರುತ್ತದೆ. ಬೆಂಗಳೂರು-56 ಸಂಪರ್ಕಿಸಿ : 9606385001, 9606523337

ಬಂದ ದಿನವೇ ಕೆಲಸ (ಮಾರ್ಕೆಟಿಂಗ್‌ಅಲ್ಲ) MNC ಕಂಪನಿಗಳಿಗೆ Primary,SSLC, PUC, ITI, any Degree Pass/Fail. ಯುವಕ, ಯುವತಿಯರು ಕೆಲಸಕ್ಕೆ ಬೇಕಾಗಿದ್ದಾರೆ. ESI/ PFನೊಂದಿಗೆ ಊಟ, ವಸತಿಯಿರುತ್ತದೆ. ಸಂಬಳ+ಓಟಿ.15,000 - 86,000. 7259685221, 7760116548

General
ಬೆಂಗಳೂರಿನಲ್ಲಿರುವ ಅರ್ಯವೇದಿಕ್ ಕಂಪನಿಗೆ ಪ್ರತಿ ಜಿಲ್ಲೆಯಿಂದ ಅರ್ಯವೇದಿಕ್ ವೈದ್ಯರು, ನೇರ ಮಾರಾಟ ಪ್ರತಿನಿದಿಗಳು ಬೇಕಾಗಿದ್ದಾರೆ. ಆಕರ್ಷಕ ಸಂಬಳ. 8892501007/ 9606701007

ತಕ್ಷಣ ಬೇಕಾಗಿದ್ದಾರೆ 7th, ಎಸ್.ಎಸ್.ಎಲ್.ಸಿ, ITI, ಡಿಗ್ರಿಯವರು (ವಿದ್ಯಾರ್ಹತೆಯಿಲದಲ್ಲದವರಿಗೂ) ಎಲ್ಲಾ ಜಿಲ್ಲೆಗಳಿಗೆ ನೇರನೇಮಕಾತಿಯಿರುತ್ತದೆ. 16,800/- 52,500/- ವಸತಿಯೂಟವಿರುತ್ತದೆ.ಸಂಪರ್ಕಿಸಿ: 8884412822, 8884412622

ಕರ್ನಾಟಕದಾದ್ಯಂತ ಪುನರಾರಂಭವಾಗಿರುವ ಪ್ರಸಿದ್ಧ ಕಂಪನಿ ಹಾಗೂ ಆಫೀಸ್ ಕೆಲಸಗಳಿಗೆ ಯುವಕಯುವತಿಯರು ಬೇಕಾಗಿದ್ದಾರೆ ವಸತಿಯೂಟದೊಂದಿಗೆ Salary+OT 16,800-45000/-. 9980295449, 9902839010

TVS ಬ್ರಿಟಾನಿಯಾ ವಿಡಿಯೋಕಾನ್ ಗಳಿಗೆ 7th,SSLC,PUC, ಡಿಗ್ರಿಯವರು ITI ನವರುಗಳು ಕರ್ನಾಟಕದ ಎಲ್ಲಾ ಜಿಲ್ಲೆಗಳಿಗೆ ನೇರನೇಮಕಾತಿಯಿರುತ್ತದೆ. ESI, PF ನೊಂದಿಗೆ 16,600-60,000/- ವಸತಿಯೂಟವಿರುತ್ತದೆ. ಸಂಪರ್ಕಿಸಿ:7760014526, 9739544856

WORK FROM HOME ಮನೆಯಿಂದಲೆ ಬುಕ್ ಬರೆಯುವ ಮೂಲಕ ತಿಂಗಳಿಗೆ 12,000- 15,000ವರೆಗೆ ಸಂಪಾದಿಸಿ. ಕನ್ನಡ/ ಇಂಗ್ಲೀಷ್ ಓದಲು, ಬರೆಯಲು ಬರುವ ಎಲ್ಲರಿಗೂ ಅವಕಾಶ. ಕೊರಿಯರ್ ಸೌಲಭ್ಯವಿದೆ 8095344488/ 8095344466

ಪ್ರವಾಸ
Travel
★ಶ್ರೇಯಸ್ ಟೂರ್ಸ್★ 29.07.2021 10ದಿನಗಳು ಅಖಂಡ ಗುಜರಾತ್ ರಾಜ್ಯಪ್ರವಾಸ (ಸರದಾರ್ ಪ್ರತಿಮೆ, ನಿಷ್ಕಳಂಕ,ಡಿಯು,ಮಾತೃಗಯಾ) 29.07.2021 5/10/15ದಿನ ಅಖಂಡ ಮಧ್ಯಪ್ರದೇಶ ರಾಜ್ಯ ಪ್ರವಾಸ (ಅಮರಕಂಠಕ, ಚಿತ್ರಕೂಟ)12.08.2021 6ದಿನಗಳು ಪೂರಿ,ಕೊನಾರ್ಕ್, ಭುವನೇಶ್ವರ,ಜಾಜ್‌ಪುರ, ಕೊಲ್ಕತ್ತಾ.21.08.2021 7ದಿನಗಳು ಕಾಶಿ, ಗಯಾ, ಅಯೋಧ್ಯೆ,ನೈಮಿಷ್ಯಾರಣ್ಯ, ಪ್ರಯಾಗ,ಚಿತ್ರಕೂಟ. 21.08.2021 10ದಿನಗಳು ಸಿಮ್ಲಾ, ಕುಲುಮನಾಲಿ, 5 ದೇವಿಯರು,ವೈಷ್ಣೋದೇವಿ, ಅಮೃತಸರ್,ಕುರುಕ್ಷೇತ್ರ,ದೆಹಲಿ. 11.09.2021, 22.09.2021 12ದಿನಗಳು ಚಾರ್‌ದಾಂ ಯಾತ್ರಾ ವಿಶೇಷ.9743351212/ 9902050065/ 9206979202

27.07.2021 6 ದಿನಗಳ 27 ಸ್ಥಳಗಳ ದಕ್ಷಿಣಕನ್ನಡ. 30.07.2021 5 ದಿನಗಳ ಮೈಸೂರು ಊಟಿ ಕೊಡೈಕೆನಾಲ್. 24.07.2021 3 ದಿನಗಳ ಸಿಗಂದೂರು, ಸಕ್ಕರೆಬೈಲು,ಚಿಕ್ಕಮಗಳೂರು. 30.07.2021 3 ದಿನಗಳ ಹಂಪಿ,ಬಾದಾಮಿ. 24.07.2021 1 ದಿನದ ಯಡಿಯೂರು, ಮೇಲುಕೋಟೆ, ಶ್ರವಣಬೆಳಗೊಳ. 25.07.2021 1 ದಿನದ ಶಿವಗಂಗೆ ದೇವರಾಯನದುರ್ಗ ಘಾಟಿ,ಸುಬ್ರಮಣ್ಯ. 24.07.2021 1 ದಿನದ ಕೋಟಿಲಿಂಗೇಶ್ವರ, ಅಂತರಗಂಗೆ, ಚಿಕ್ಕತಿರುಪತಿ. 25.07.2021 1 ದಿನದ ತಿರುವನಮಲ್ಲೈ ಗೋಲ್ಡನ್ ಟೆಂಪಲ್. 05.08.2021 2 ದಿನಗಳ ತಿರುಪತಿ ಕಾಳಹಸ್ತಿ. 30.08.2021 3 ದಿನಗಳ ದಾಂಡೇಲಿ. ಶ್ರೀಮಲ್ಲಿಕಾರ್ಜುನ ಟ್ರಾವೆಲ್ಸ್ ಬೆಂಗಳೂರು-40. 9880847001, 9342848791

ಸಾರ್ವಜನಿಕ ಪ್ರಕಟಣೆ
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್
NABARD NATIONAL BANK FOR AGRICULTURE AND RURAL DEVELOPMENT
"ಬೆಂಗಳೂರಿನ ನಂದಿನಿ ಬಡಾವಣೆಯಲ್ಲಿರುವ ನಬಾರ್ಡ್ ವಸತಿ ಸಮುಚ್ಚಯಗಳ ಎಂಎಫ್ 27 ಮತ್ತು 28 ಕಟ್ಟಡಗಳಲ್ಲಿನ ಸ್ಟ್ರಕ್ಚರಲ್ ರಿಪೇರಿ, ವಾಟರ್‌ಪ್ರೂಫಿಂಗ್ ಮತ್ತು ಪೈಂಟಿಂಗ್ ಕಾಮಗಾರಿ" ಗಳಿಗಾಗಿ ಟೆಂಡರ್ ಆಹ್ವಾನ ಪ್ರಕಟಣೆ
ನಬಾರ್ಡ್, ಕರ್ನಾಟಕ ಪ್ರಾದೇಶಿಕ ಕಚೇರಿ, ಇವರು ಸಂಬಂಧಿತ ಕ್ಷೇತ್ರಗಳಲ್ಲಿ ಅನುಭವ ಹೊಂದಿರುವ ಪ್ರತಿಷ್ಠಿತ ಗುತ್ತಿಗೆದಾರರು/ಸಂಸ್ಥೆಗಳಿಂದ ಕ್ಯಾಪ್ಟನ್ಡ್ ವರ್ಕ್‌ಗಾಗಿ (ಅಂದಾಜು ವೆಚ್ಚ: ರೂ. 49.60 ಲಕ್ಷ) ಮೊಹರಾದ ಟೆಂಡರ್‌ಗಳನ್ನು ಆಹ್ವಾನಿಸಿದ್ದಾರೆ. ಟೆಂಡರ್ ದಸ್ತಾವೇಜು ಸಲ್ಲಿಸುವ ಅಂತಿಮ ದಿನಾಂಕ 04.08.2021 (14:30 ಗಂಟೆಯೊಳಗೆ). ಆಸಕ್ತ ಗುತ್ತಿಗೆದಾರರು/ ಸಂಸ್ಥೆಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಟೆಂಡರ್ ದಾಖಲಾತಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ನಮ್ಮ www.nabard.org ವೆಬ್‌ಸೈಟ್‌ನ್ನುಪರಿಶೀಲಿಸಬಹುದು.
ಸಂಪರ್ಕಿಸಬೇಕಾದ ವಿಳಾಸ: ಸಿಜಿಎಂ, ನಬಾರ್ಡ್, ಕರ್ನಾಟಕ ಪ್ರಾದೇಶಿಕ ಕಚೇರಿ, 46, ಕೆಂಪೇಗೌಡ ರಸ್ತೆ, ಬೆಂಗಳೂರು-560009. ಫೋನ್: 080-2207 6567/6564. ಇ-ಮೇಲ್: dpsp.bangalore@nabard.org

ಓದುಗರ ಗಮನಕ್ಕೆ
ಪತ್ರಿಕೆಯಲ್ಲಿ ಪ್ರಕಟವಾಗುವ ಜಾಹೀರಾತುಗಳು ವಿಶ್ವಾಸಾರ್ಹವಾದವು. ಆದರೆ, ಅದರಲ್ಲಿ ಪ್ರತಿಪಾದಿತವಾದ ವಸ್ತು, ವಿಷಯ, ವಿಚಾರಗಳು ಜಾಹೀರಾತುದಾರರ ಅಭಿಪ್ರಾಯ ಆಗಿರುತ್ತವೆಯೇ ಹೊರತು ಪತ್ರಿಕೆಯ ಅಭಿಪ್ರಾಯವಾಗಿರುವುದಿಲ್ಲ. ಈ ಅಭಿಪ್ರಾಯಗಳಿಗೆ ಪತ್ರಿಕೆ ಯಾವುದೇ ರೀತಿಯಿಂದ ಹೊಣೆಯಲ್ಲ.
ಜಾಹೀರಾತು ವ್ಯವಸ್ಥಾಪಕರು,
ದಿ ಪ್ರಿಂಟರ್ಸ್ (ಮೈಸೂರು) ಪ್ರೈವೇಟ್ ಲಿ. ಬೆಂಗಳೂರು

EDUCATION SPECIAL
We are coming out with special offer for Admission Notice, Education Success Congratulation Ads
For details contact: Jerry: 9731810277
Vishal: 9845114560 Tanveer: 9886213331
E-mail: dhclassifieds@deccanherald.co.in

ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್

ಕನ್ವರ್ ಯಾತ್ರೆ: 'ಸುಪ್ರೀಂ' ಕಳವಳ

ಪ್ರಜಾವಾಣಿ ವಾರ್ತೆ

ಮುಖ್ಯಾಂಶಗಳು

- ಜುಲೈ 25ರಿಂದ ಆರಂಭವಾಗಲಿರುವ ಕನ್ವರ್ ಯಾತ್ರೆ
- ಯಾತ್ರೆ ಮತ್ತು ಪವಿತ್ರ ಸ್ನಾನ ನಡೆಸಲು ಎರಡೂ ರಾಜ್ಯಗಳಲ್ಲಿ ಸಿದ್ಧತೆ
- ಶುಕ್ರವಾರದ ಒಳಗೆ ಪ್ರಮಾಣಪತ್ರ ಸಲ್ಲಿಸಲು ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ಹರಡುವ ಅಪಾಯದ ನಡುವೆಯೂ ವಾರ್ಷಿಕ ಕನ್ವರ್ ಯಾತ್ರೆಗೆ ಉತ್ತರ ಪ್ರದೇಶ ಸರ್ಕಾರ ಅನುಮತಿ ನೀಡಿದೆ ಎಂಬ ಮಾಧ್ಯಮ ವರದಿಯು ಕಳವಳಕ್ಕೆ ಕಾರಣವಾಗಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡುವ 'ಕನ್ವರ್ ಯಾತ್ರೆ'ಗೆ ಅನುಮತಿ ನೀಡಿದ್ದರ ಸಂಬಂಧ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿದ್ದು, ಈ ಬಗ್ಗೆ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ. ಶುಕ್ರವಾರದ ಒಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.

ಶಿವನ ಭಕ್ತರು ಗಂಗಾ ನದಿಯ ವಿವಿಧ ಸ್ನಾನಘಟ್ಟಗಳಲ್ಲಿ ಇದೇ 25ರಿಂದ ಆಗಸ್ಟ್ 6ರವರೆಗೆ ಪವಿತ್ರ ಸ್ನಾನ ಮಾಡಲಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಮಧ್ಯೆಯೇ ಕನ್ವರ್ ಯಾತ್ರೆ ನಡೆಸಲು ಈಗಾಗಲೇ ಹಲವು ಭಕ್ತರ ಅಖಾಡಗಳು ಸಿದ್ಧತೆ ನಡೆಸಿವೆ. ಹೀಗಾಗಿ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿದೆ. ನ್ಯಾಯಮೂರ್ತಿಗಳಾದ ಆರ್.ಎಫ್. ನರೀಮನ್ ಮತ್ತು ಬಿ.ಆರ್.ಗವಾಯಿ ಅವರಿದ್ದ ಪೀಠವು ವಿಚಾರಣೆ ನಡೆಸಿದ್ದು, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಪ್ರತಿಕ್ರಿಯೆ ಕೇಳಿದೆ.

'ಕನ್ವರ್ ಯಾತ್ರೆ ನಡೆಸಲು ಸಿದ್ಧತೆ ನಡೆದಿದೆ ಎಂದು ಪತ್ರಿಕೆಗಳು ವರದಿ ಮಾಡಿವೆ. ಇದನ್ನು ನೋಡಿ ದೇಶದ ಜನರು ಭಾರಿ ಗೊಂದಲಕ್ಕೆ ಒಳಗಾಗಿದ್ದಾರೆ. ಏನು ನಡೆಯುತ್ತಿದೆ ಎಂಬುದೇ ಗೊತ್ತಾಗುತ್ತಿಲ್ಲ. ಕೋವಿಡ್‌ನ ಮೂರನೇ ಅಲೆ ದೇಶಕ್ಕೆ ಅಪ್ಪಳಿಸಲಿರುವ ಹೊಸ್ತಿಲಲ್ಲಿ, ಕೋವಿಡ್ ಮಾರ್ಗಸೂಚಿ

> ಈ 25ರಿಂದಲೇ ಕನ್ವರ್ ಯಾತ್ರೆ ಆರಂಭವಾಗಲಿದೆ. ಶೀಘ್ರವೇ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ರಾಜಕೀಯ ನಾಯಕರಲ್ಲ, ಸರ್ಕಾರದ ಅಧಿಕಾರಿಗಳು ಪ್ರಮಾಣಪತ್ರ ಸಲ್ಲಿಸಬೇಕು
>
> **ಸುಪ್ರೀಂ ಕೋರ್ಟ್**

ಪಾಲನೆಯಲ್ಲಿ ಸ್ವಲ್ಪವೂ ರಾಜಿ ಆಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳುತ್ತಿರುವ ಸಮಯದಲ್ಲೇ ಯಾತ್ರೆಗೆ ಸಿದ್ಧತೆ ನಡೆದಿದೆ' ಎಂದು ಪೀಠವು ಕಳವಳ ವ್ಯಕ್ತಪಡಿಸಿದೆ.

ಕನ್ವರ್ ಯಾತ್ರೆ ನಡೆಸುವುದಿಲ್ಲ ಎಂದು ನೋಟಿಸ್ ಜಾರಿಯಾಗುವ ಮುನ್ನವೇ ಉತ್ತರಾಖಂಡ ಸರ್ಕಾರವು ಘೋಷಿಸಿದೆ. 'ಕೋವಿಡ್ ಸಾಂಕ್ರಾಮಿಕ ಇನ್ನೂ ಇದೆ. ರಾಜ್ಯದಲ್ಲಿ ಹೊಸ ತಳಿಯ ಕೊರೊನಾವೈರಾಣು ಪತ್ತೆಯಾಗಿದೆ. ಹರಿದ್ವಾರವೇ ಮೂರನೇ ಅಲೆಯ ಕೇಂದ್ರ ಸ್ಥಾನವಾಗಲು ನಮ್ಮ ಸರ್ಕಾರವು ಅವಕಾಶ ಮಾಡಿಕೊಡುವುದಿಲ್ಲ. ಜನರ ಜೀವದ ಜತೆ ನಾವು ಆಟವಾಡುವುದಿಲ್ಲ' ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ ಅವರು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಕನ್ವರ್ ಯಾತ್ರೆ ನಡೆಸಲು ಭಾರಿ ಸಿದ್ಧತೆ ನಡೆದಿದೆ. ರಾಜ್ಯದಲ್ಲಿರುವ ಗಂಗಾ ಸ್ನಾನಘಟ್ಟಗಳಲ್ಲಿ ಪವಿತ್ರ ಸ್ನಾನ ನಡೆಸಲು ಮತ್ತು ಗಂಗಾ ಜಲ ಕೊಂಡೊಯ್ಯಲು ಬೇಕಾದ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ. ಇದಕ್ಕೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ಕೇಂದ್ರ ಸರ್ಕಾರದ ಸಂಬಂಧಿತ ಕಾರ್ಯದರ್ಶಿ, ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈ ಬಗ್ಗೆ ತಮ್ಮ ಪ್ರಮಾಣಪತ್ರವನ್ನು ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ತನ್ನ ಸೂಚನೆಯಲ್ಲಿ ವಿವರಿಸಿದೆ.

2021ರ ಮಾರ್ಚ್‌ನಲ್ಲಿ ಹರಿದ್ವಾರದಲ್ಲಿ ನಡೆದ ಕುಂಭಮೇಳದಲ್ಲಿ 25 ಲಕ್ಷಕ್ಕೂ ಹೆಚ್ಚು ಜನರು ಪವಿತ್ರ ಸ್ನಾನ ಮಾಡಿದ್ದರು. ಕೋವಿಡ್ ಮಾರ್ಗಸೂಚಿಯನ್ನು ಕಡೆಗಣಿಸಿದ್ದರು. ಮೇಳದಲ್ಲಿ ಭಾಗವಹಿಸಿದ್ದವರಲ್ಲಿ ಹಲವರಿಗೆ ಕೋವಿಡ್ ತಗುಲಿತ್ತು. ಮೇಳ ನಡೆಸಲು ಅವಕಾಶ ಮಾಡಿಕೊಟ್ಟ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಭಾರಿ ಆಕ್ಷೇಪ ವ್ಯಕ್ತವಾಗಿತ್ತು.

ಕೋವಿಡ್: ಪೂರೈಕೆ– ಬೇಡಿಕೆಯಲ್ಲಿ ಭಾರಿ ವ್ಯತ್ಯಯ

ರಾಜ್ಯಕ್ಕೆ ಲಸಿಕೆ ಕೊಡದ ಕೇಂದ್ರ

ಒಂದನೇ ಪುಟದಿಂದ...

'ಕೇಂದ್ರ ಸರ್ಕಾರದ ಪೂರೈಸುವ ಲಸಿಕೆ ಮತ್ತು ಜಿಲ್ಲೆಗಳಲ್ಲಿ ಲಸಿಕೆ ಹಾಕಲು ಬಾಕಿ ಇರುವ ಜನಸಂಖ್ಯೆಯ ಆಧಾರದಲ್ಲಿ ಹಂಚಿಕೆ ಮಾಡಲಾಗುತ್ತಿದೆ. ಸೋಮವಾರ (ಜುಲೈ 12) 3.40 ಲಕ್ಷ ಡೋಸ್ ಬಂದಿತ್ತು. ಗುರುವಾರ (ಜುಲೈ 15) 4.80 ಲಕ್ಷ ಡೋಸ್ ಪೂರೈಕೆ ಆಗಲಿದೆ. ಎಲ್ಲ ಜಿಲ್ಲೆಗಳಿಂದಲೂ ಬೇಡಿಕೆ ಇದ್ದರೂ ಲಭ್ಯತೆ ಆಧರಿಸಿ ವಿತರಿಸಲಾಗುತ್ತದೆ' ಎಂದು ಅವರು ವಿವರಿಸಿದರು.

'ಲಸಿಕೆಗೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಂದ ಹೆಚ್ಚಿನ ಬೇಡಿಕೆ ಇದೆ. ಪ್ರತಿದಿನ ಸರ್ಕಾರಿ ವಲಯಕ್ಕೆ 5 ಲಕ್ಷದಿಂದ 6 ಲಕ್ಷ ಖಾಸಗಿ ವಲಯಕ್ಕೆ 3 ಲಕ್ಷದಿಂದ 4 ಲಕ್ಷ ಡೋಸ್ ಲಭ್ಯವಾದರೂ ನಿಭಾಯಿಸಬಹುದು. ಜೂನ್ ತಿಂಗಳಲ್ಲಿ 73 ಲಕ್ಷ ಡೋಸ್ ಬಂದಿದ್ದು, ಅದೇ ತಿಂಗಳು 59.98 ಲಕ್ಷ ಲಸಿಕೆ ಬಳಕೆ ಆಗಿದೆ. ಭಾರಿ ಕೊರತೆ ಉಂಟಾದಾಗ ತಕ್ಷಣ ಕಳುಹಿಸುವಂತೆ ನಾವು ಕೇಳುತ್ತಲೇ ಇರುತ್ತೇವೆ' ಎಂದರು.

ಸಾಧನೆಯಾಗದ ಗುರಿ: ಜೂನ್ 21ರ ಬಳಿಕ ಪ್ರತಿ ದಿನ 7 ಲಕ್ಷ ಜನರಿಗೆ ಲಸಿಕೆ ಹಾಕಲು ಗುರಿ ನಿಗದಿಪಡಿಸಿತ್ತು. ಲಸಿಕೆ ಪೂರೈಕೆ ಆಗದೇ ಇರುವುದರಿಂದ ಅದರ ಅರ್ಧದಷ್ಟೂ ತಲುಪಲು ಸಾಧ್ಯ ಆಗುತ್ತಿಲ್ಲ. ಮಂಗಳವಾರ (ಜುಲೈ 14) ಸರ್ಕಾರಿ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ 1,24,923 ಹಾಗೂ ಖಾಸಗಿ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ 29,696 ಮಂದಿಗೆ ಮಾತ್ರ ಲಸಿಕೆ ಹಾಕಲಾಗಿದೆ.

ರಾಜ್ಯಕ್ಕೆ ಸರ್ಕಾರಿ ವಲಯಕ್ಕೆ ಕೋವಾಕ್ಸಿನ್ ಮತ್ತು ಕೋವಿ ಶೀಲ್ಡ್ ಲಸಿಕೆ ಸೇರಿ ಕೇಂದ್ರ ಸರ್ಕಾರದಿಂದ ಈವರೆಗೆ 1,99,24,260 ಡೋಸ್ ಪೂರೈಕೆ ಆಗಿದೆ. ಕೇಂದ್ರ ಉಚಿವಾಗಿ ನೀಡುವುದಾಗಿ ಘೋಷಿಸುವ ಮೊದಲು 18 ವರ್ಷ ದಾಟಿದವರಿಗಾಗಿ ರಾಜ್ಯ ಸರ್ಕಾರ 26,03,369 ಡೋಸ್ ಖರೀದಿಸಿದ್ದು, ಒಟ್ಟು 2,25,27,620 ಡೋಸ್ ಬಂದಿದೆ. ರಾಜ್ಯದಲ್ಲಿರುವ ಖಾಸಗಿ ಆಸ್ಪತ್ರೆಗಳಿಗೆ ಕೋವಾಕ್ಸಿನ್ 8,21380 ಮತ್ತು ಕೋವಿಶೀಲ್ಡ್ 38,39,320 ಡೋಸ್ ಸೇರಿ 46,60,700 ಡೋಸ್ ಪೂರೈಕೆ ಆಗಿದೆ.

> ಕೇಂದ್ರ ಸರ್ಕಾರದ ಜೊತೆ ಮಂಗಳವಾರವೂ (ಜುಲೈ 13) ವಿಡಿಯೊ ಸಂವಾದ ನಡೆದಿದ್ದು, ಲಸಿಕೆ ಪೂರೈಕೆಗೆ ಬೇಡಿಕೆ ಇಟ್ಟಿದ್ದೇವೆ. ಈ ತಿಂಗಳ ಮೂರನೇ ವಾರದಿಂದ ಪೂರೈಕೆ ಪರಿಸ್ಥಿತಿ ಸುಧಾರಿಸುವ ನಿರೀಕ್ಷೆ ಇದೆ.
>
> **ಅರುಂಧತಿ ಚಂದ್ರಶೇಖರ್** ನಿರ್ದೇಶಕಿ, ರಾಷ್ಟ್ರೀಯ ಆರೋಗ್ಯ ಅಭಿಯಾನ

2.62 ಕೋಟಿ ಒಟ್ಟು ಲಸಿಕೆ ಪಡೆದವರು | **2.14** ಕೋಟಿ ಮೊದಲ ಡೋಸ್ ಪಡೆದವರು | **48.47** ಲಕ್ಷ ಎರಡೂ ಡೋಸ್ ಪಡೆದವರು

ರಾಜ್ಯದಲ್ಲಿ ಲಸಿಕೆ ಅಭಿಯಾನ ವಿವರ

ಫಲಾನುಭವಿಗಳು	ಮೊದಲ ಡೋಸ್	ಎರಡನೇ ಡೋಸ್
ಆರೋಗ್ಯ ಕಾರ್ಯಕರ್ತರು	7,53.936	5,18,541
ಮುಂಚೂಣಿ ಕಾರ್ಯಕರ್ತರು	8,75,761	2,71,422
18 ರಿಂದ 44	82,86,495	2,40,880
45 ದಾಟಿದವರು	1,14,48,879	38,15,859
ಒಟ್ಟು	2,13,65,071	48,46,702

* ಜುಲೈ 14ರ ಬೆಳಿಗ್ಗೆ 5.30ರವರೆಗಿನ ಅಂಕಿ ಅಂಶ

ಗ್ರಾ.ಪಂ.ಗಳಲ್ಲಿ ನಿರಾಶಾದಾಯಕ ಪ್ರಗತಿ

ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಲಸಿಕೆ ಅಭಿಯಾನದ ಪ್ರಗತಿ ತೀರಾ ನಿರಾಶಾದಾಯಕವಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಮಾಹಿತಿ ಪ್ರಕಾರ, ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ 3.03 ಕೋಟಿ ಜನಸಂಖ್ಯೆ ಇದೆ. ಆದರೆ, ಸಮರ್ಪಕವಾಗಿ ಲಸಿಕೆ ತಲುಪಿಲ್ಲ. ಲಭ್ಯ ಮಾಹಿತಿ ಪ್ರಕಾರ ಒಟ್ಟು ಜನಸಂಖ್ಯೆಯಲ್ಲಿ 60 ವರ್ಷ ದಾಟಿದವರು 38.79 ಲಕ್ಷ ಮಂದಿ ಇದ್ದಾರೆ. ಅದರಲ್ಲಿ 26.44 ಲಕ್ಷ ಮಂದಿ ಮೊದಲ ಡೋಸ್ ಪಡೆದಿದ್ದಾರೆ, ಆದರೆ ಎರಡನೇ ಡೋಸ್ ಪಡೆದವರು 2.33 ಲಕ್ಷ ಮಾತ್ರ. ಅದೇ ರೀತಿ 45 ರಿಂದ 59 ವಯೋಮಾನದವರು 40.10 ಲಕ್ಷ ಮಂದಿ ಇದ್ದು ಅವರಲ್ಲಿ 9.09 ಲಕ್ಷ ಮಂದಿ ಮಾತ್ರ ಮೊದಲ ಡೋಸ್ ಪಡೆದಿದ್ದಾರೆ. 1.73 ಲಕ್ಷ ಮಂದಿ ಎರಡನೇ ಡೋಸ್ ಪಡೆದಿದ್ದಾರೆ. 18ರಿಂದ 45 ವರ್ಷ ವಯೋಮಾನದವರು 24.14 ಲಕ್ಷ ಮಂದಿ ಇದ್ದಾರೆ. ಅವರಲ್ಲಿ 1.03 ಲಕ್ಷ ಮಂದಿ ಮೊದಲ ಡೋಸ್ ಪಡೆದಿದ್ದಾರೆ. ಆದರೆ, ಎರಡನೇ ಡೋಸ್ ಪಡೆದವರು 32,900 ಮಂದಿ ಮಾತ್ರ!

ಅವಧಿಗೆ ಮೊದಲೇ 3ನೇ ಅಲೆ

ಒಂದನೇ ಪುಟದಿಂದ...

ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ 35ರಷ್ಟು ಮಕ್ಕಳಿದ್ದು, ಅವರಿಗೆ ಲಸಿಕೆ ಪ್ರಯೋಗದ ಹಂತದಲ್ಲಿದೆ. ಹೀಗಾಗಿ, 3.4 ಲಕ್ಷ ಮಕ್ಕಳು ಮೂರನೇ ಅಲೆಯಲ್ಲಿ ಸೋಂಕಿತರಾಗುವ ಸಾಧ್ಯತೆ ಬಗ್ಗೆ ತಜ್ಞರು ಲೆಕ್ಕಾಚಾರ ಹಾಕಿದ್ದಾರೆ.

ಮೂರನೇ ಅಲೆಗೆ ಆಮಂತ್ರಣ: 'ಮೂರನೇ ಅಲೆ ಕಾಣಿಸಿಕೊಳ್ಳುವ ಲಸಿಕೆ ವೇಗ ಪಡೆದುಕೊಳ್ಳುವ ಜತೆಗೆ ಮಕ್ಕಳ ತೀವ್ರ ನಿಗಾ ಘಟಕ ಸೇರಿದಂತೆ ವೈದ್ಯಕೀಯ ಸೌಲಭ್ಯ ಬಲಗೊಳಿಸಬೇಕು. ಮೊದಲ ಅಲೆಯ ಬಳಿಕ ಎಸಗಿದ ತಪ್ಪಿನಿಂದ ಎರಡನೇ ಅಲೆ ತೀವ್ರ ಹಾನಿ ಮಾಡಿತು.ಅದೇ ತಪ್ಪನ್ನು ಈಗಲೂ ಮುಂದುವರಿಸಿದರೆ ಮೂರನೇ ಅಲೆ ಅವಧಿಗೆ ಮುನ್ನವೇ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ' ಎಂಬುದು ತಜ್ಞರ ಅಭಿಮತ.

'ತಪ್ಪುಗಳಿಂದ ಪಾಠ ಕಲಿತುಕೊಳ್ಳಬೇಕು. ಸಭೆ-ಸಮಾರಂಭಗಳನ್ನು ಸದ್ಯ ನಡೆಸಬಾರದು. ಪ್ರವಾಸಿ ಸ್ಥಳಗಳಲ್ಲಿ ಕೂಡ ಜನ ಗುಂಪು ಸೇರದಂತೆ

> ಮೂರನೇ ಅಲೆಯಲ್ಲಿ ಮಕ್ಕಳ ಜೊತೆಗೆ ಲಸಿಕೆ ಪಡೆಯದವರಿಗೂ ಅಪಾಯ ಇರಲಿದೆ. ಈ ವರ್ಷದ ಅಂತ್ಯದವರೆಗೂ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು **ಡಾ.ಸಿ. ಎನ್. ಮಂಜುನಾಥ್,** ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯ

ನಿರ್ಬಂಧ ಹಾಕಬೇಕು. ಆಗಸ್ಟ್ ಬಳಿಕ ವಿವಿಧ ಹಬ್ಬಗಳು ಬರಲಿವೆ. ಆಗ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮೊಬೈಲ್ ರೀತಿಯೇ ಮುಖಗವಸು ಕೂಡ ನಮ್ಮ ಜತೆಗೆ ಸದಾ ಇರಬೇಕು' ಎಂದು ಜಯದೇವ ಹೃದ್ರೋಗ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ತಿಳಿಸಿದರು.

> ಮೂರನೇ ಅಲೆ ಕಾಣಿಸಿಕೊಳ್ಳುವ ಮೊದಲು ಎಲ್ಲರಿಗೂ ಲಸಿಕೆ ಒದಗಿಸಲು ಕ್ರಮ ವಹಿಸಬೇಕು. ಈ ವೇಳೆ ಎಚ್ಚರ ತಪ್ಪಿದರೆ ಮತ್ತೊಂದು ಅಲೆಗೆ ಆಮಂತ್ರಣ ನೀಡಿದಂತಾಗುತ್ತದೆ **ಡಾ. ಸುದರ್ಶನ್ ಬಲ್ಲಾಳ್,** ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯ

'ಎರಡೂ ಡೋಸ್ ಲಸಿಕೆ ಪಡೆದ ಬಳಿಕ ಕೊರೊನಾ ತಗುಲಿದರೂ ಶೇ 98ರಷ್ಟು ಮಂದಿ ಮನೆ ಆರೈಕೆಯಲ್ಲಿಯೇ ಚೇತರಿಸಿಕೊಳ್ಳುತ್ತಾರೆ. ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಾಣು ಕೂಡ ಕಾಣಿಸಿಕೊಳ್ಳುತ್ತಿದೆ. ರೂಪಾಂತರಿ ವೈರಾಣುವಿನ ತೀವ್ರತೆಯನ್ನು ಈಗಲೇ ನಿರ್ಧರಿಸಲು ಸಾಧ್ಯವಿಲ್ಲ' ಎಂದು ವಿವರಿಸಿದರು.

ಪಾಕಿಸ್ತಾನದಲ್ಲಿ ಬಸ್ ಸ್ಫೋಟ: 13 ಮಂದಿ ಸಾವು

ಪೆಶಾವರ/ಬೀಜಿಂಗ್ (ಪಿಟಿಐ/ಎಪಿ): ಚೀನಾ ಮತ್ತು ಪಾಕಿಸ್ತಾನದ ಕಟ್ಟಡ ನಿರ್ಮಾಣ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಸ್ಫೋಟಗೊಂಡು, ಚೀನಾದ 9 ಎಂಜಿನಿಯರ್‌ಗಳು ಸೇರಿದಂತೆ ಒಟ್ಟು 13 ಮಂದಿ ಮೃತಪಟ್ಟ ಘಟನೆ ವಾಯವ್ಯ ಪಾಕಿಸ್ತಾನದಲ್ಲಿ ಬುಧವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದ ದಾಳಿಯ ಹೊಣೆಯನ್ನು ಇದುವರೆಗೆ ಯಾವುದೇ ಉಗ್ರ ಸಂಘಟನೆ ವಹಿಸಿಕೊಂಡಿಲ್ಲ. ಬಸ್ ಸ್ಫೋಟ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಚೀನಾ, ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆ ಆಗಬೇಕೆಂದು ಪಾಕಿಸ್ತಾನಕ್ಕೆ ಒತ್ತಾಯಿಸಿದೆ. 'ಖೈಬರ್ ಪಖ್ತುನ್‌ಖ್ವಾ ಪ್ರಾಂತ್ಯದ ಕೊಹಿಸ್ತಾನ್ ಜಿಲ್ಲೆಯ ದಾಸು ಪರ್ವತ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಸ್ಫೋಟಗೊಂಡ ಬಸ್ ಆಳವಾದ ಕಂದಕಕ್ಕೆ ಬಿದ್ದಿದೆ.' ಎಂದು ಅಲ್ಲಿನ ಜಿಲ್ಲಾ ಧಿಕಾರಿ ಮೊಹಮ್ಮದ್ ಆರಿಫ್ ಮಾಹಿತಿ ನೀಡಿದ್ದಾರೆ.

ಕೇಂದ್ರ ಸಂಪುಟ ಸಭೆ ಅನುಮೋದನೆ: ₹4,600 ಕೋಟಿ ಯೋಜನೆ

ಆಯುಷ್ ಅಭಿಯಾನ: 5 ವರ್ಷ ವಿಸ್ತರಣೆ

ನವದೆಹಲಿ (ಪಿಟಿಐ): 'ರಾಷ್ಟ್ರೀಯ ಆಯುಷ್ ಅಭಿಯಾನ' ಯೋಜನೆಯನ್ನು ಐದು ವರ್ಷಗಳವರೆಗೆ ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆಯಾಗಿಯೇ ಮುಂದುವರಿಸಿಕೊಂಡು ಹೋಗಲು ಕೇಂದ್ರ ಸಂಪುಟ ಸಭೆಯು ಬುಧವಾರ ಅನುಮೋದನೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಂಪುಟ ಸಭೆಯು ಇದಕ್ಕೆ ಅನುಮತಿ ನೀಡಿದ್ದು, 2021ರ ಏಪ್ರಿಲ್ 1ರಿಂದ 2026ರ ಮಾರ್ಚ್ 31ರವರೆಗೆ ಈ ಯೋಜನೆ ಮುಂದುವರಿಯಲಿದೆ. ಇದಕ್ಕಾಗಿ, ₹ 4,607.30 ಕೋಟಿ (ಕೇಂದ್ರದಿಂದ ₹ 3000 ಕೋಟಿ ಹಾಗೂ ರಾಜ್ಯದಿಂದ ₹1,607 ಕೋಟಿ) ವೆಚ್ಚ ಮಾಡಲಾಗುವುದು. ಈ ಯೋಜನೆಯ ಅಡಿಯಲ್ಲಿ ಸಾಂಪ್ರದಾಯಿಕ ಔಷಧ ಪದ್ಧತಿಗೆ ಉತ್ತೇಜನ ನೀಡಲಾಗುವುದು, ಆಯುಷ್ ಕ್ಷೇಮ ಕೇಂದ್ರ (ವೆಲ್‌ನೆಸ್ ಸೆಂಟರ್), ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗಳ ನಿರ್ಮಾಣ ಹಾಗೂ ಮೇಲ್ದರ್ಜೆಗೇರಿಸುವ ಕೆಲಸ ನಡೆಯಲಿದೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ತಿಳಿಸಿದರು.

ಡೆನ್ಮಾರ್ಕ್ ಜತೆ ಆರೋಗ್ಯ ಸಹಕಾರ

ಆರೋಗ್ಯ, ಔಷಧ ಕ್ಷೇತ್ರದಲ್ಲಿ ಪರಸ್ಪರ ಸಹಕಾರ ನೀಡುವ ಸಂಬಂಧ ಭಾರತ ಹಾಗೂ ಡೆನ್ಮಾರ್ಕ್ ಆರೋಗ್ಯ ಸಚಿವಾಲಯಗಳ ನಡುವಿನ ಒಪ್ಪಂದಕ್ಕೂ ಕೇಂದ್ರ ಸಂಪುಟ ಸಮ್ಮತಿಸಿದೆ.

ದ್ವಿಪಕ್ಷೀಯ ಒಪ್ಪಂದವು ಆರೋಗ್ಯ ಕ್ಷೇತ್ರದಲ್ಲಿ ಅನ್ವೇಷಣೆ ಹಾಗೂ ತಂತ್ರಜ್ಞಾನದಲ್ಲಿ ಸಹಕಾರ ನೀಡುವುದರೊಂದಿಗೆ ಉಭಯ ದೇಶಗಳ ಸಾರ್ವಜನಿಕ ಆರೋಗ್ಯವನ್ನು ಸುಧಾರಿಸಲು ಹಾಗೂ ಸಂಬಂಧವನ್ನು ಬಲಪಡಿಸಲು ನೆರವಾಗಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಆಯುಷ್ ಯೋಜನೆಗೆ 2014ರಲ್ಲಿ ಚಾಲನೆ ಸಿಕ್ಕಿತ್ತು.

ಈಶಾನ್ಯ ಜನಪದ ವೈದ್ಯಪದ್ಧತಿ ಕೇಂದ್ರದ (ನಾರ್ತ್ ಈಸ್ಟರ್ನ್ ಇನ್‌ಸ್ಟಿಟ್ಯೂಟ್ ಆಫ್ ಫೋಕ್ ಮೆಡಿಸಿನ್) ಹೆಸರನ್ನು, ಈಶಾನ್ಯ ಆಯುರ್ವೇದ ಹಾಗೂ ಜನಪದ ವೈದ್ಯಪದ್ಧತಿ ಸಂಶೋಧನಾ ಸಂಸ್ಥೆ ಎಂದು ಬದಲಿಸಲು ಸಂಪುಟ ಅನುಮತಿ ನೀಡಿದ್ದಾಗಿಯೂ ಅವರು ತಿಳಿಸಿದರು.

ಸ್ಪರ್ಧಾತ್ಮಕತೆ ಹಾಗೂ ರಫ್ತು ಉತ್ತೇಜನವನ್ನು ಹೆಚ್ಚಿಸಲು ಅನುವಾಗುವಂತೆ, ಜವಳಿ ಉದ್ಯಮಕ್ಕೆ ನೀಡಲಾಗಿದ್ದ ಕೇಂದ್ರ ಹಾಗೂ ರಾಜ್ಯದ ತೆರಿಗೆ ಹಾಗೂ ಲೆವಿಯಲ್ಲಿ ವಿನಾಯಿತಿ (ಆರ್‌ಒಎಸ್‌ಸಿಟಿಎಲ್) ಸೌಲಭ್ಯವನ್ನು ಮುಂದುವರಿಸಲಾಗಿದೆ.

ಈ ಕ್ರಮವು ಜವಳಿ ಉದ್ಯಮಕ್ಕೆ ನೆರವಾಗಲಿದೆ ಎಂದು ಭಾರತೀಯ ರಫ್ತು ಸಂಸ್ಥೆಗಳ ಒಕ್ಕೂಟ (ಎಫ್‌ಐಇಒ) ಅಭಿಪ್ರಾಯಪಟ್ಟಿದೆ.

ಈ ಯೋಜನೆಯ ಸೌಲಭ್ಯವನ್ನು 2024ರವರೆಗೆ ಮುಂದುವರಿಸಲು ಅವಕಾಶ ನೀಡಿರುವುದರಿಂದ, ಇದು ಉದ್ಯಮಕ್ಕೆ ಸ್ಥಿರತೆ ನೀಡಲಿದ್ದು

ಮುಖ್ಯಾಂಶಗಳು

- ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಭೆ
- 2021ರ ಏಪ್ರಿಲ್ 1ರಿಂದ 2026ರ ಮಾರ್ಚ್ 31ರವರೆಗೆ ಯೋಜನೆ ಮುಂದುವರಿಯಲಿದೆ.

ದೀರ್ಘಾವಧಿಯ ಒಪ್ಪಂದಗಳನ್ನು ಪೂರೈಸಲು ಹಾಗೂ ಹೆಚ್ಚುವರಿ ಹೂಡಿಕೆಗೆ ಸಹಾಯವಾಗಲಿದೆ ಎಂದು ಒಕ್ಕೂಟದ ಅಧ್ಯಕ್ಷ ಎ. ಶಕ್ತಿವೇಲ್ ಹೇಳಿದ್ದಾರೆ.

ಭಾರತೀಯ ಸರಕು ಸಾಗಾಣಿಕೆಯ ಕಂಪನಿಗಳಿಗೆ ಐದು ವರ್ಷಗಳವರೆಗೆ ಸಬ್ಸಿಡಿ ನೀಡುವ ₹ 1,624 ಕೋಟಿ ಮೊತ್ತದ ಯೋಜನೆಗೆ ಅನುಮೋದನೆ ನೀಡಲಾಗಿದೆ. ಸಚಿವಾಲಯಗಳ ಹಾಗೂ ಕೇಂದ್ರದ ಸಾರ್ವಜನಿಕ ಉದ್ದಿಮೆಗಳು ನಡೆಸುವ ಜಾಗತಿಕ ಟೆಂಡರ್ ಮೂಲಕ ಆಮದಾಗುವ ಸರಕು ತರುವ ಕಂಪನಿಗಳಿಗೆ ರಿಯಾಯಿತಿ ಸಿಗಲಿದೆ.

ಸತತ ಎರಡನೇ ದಿನವೂ ಸಕಾರಾತ್ಮಕ ವಹಿವಾಟು

ದಾಖಲೆ ಮಟ್ಟಕ್ಕೆ ತಲುಪಿದ ಬಿಎಸ್‌ಇ ಬಂಡವಾಳ ಮೌಲ್ಯ

ನವದೆಹಲಿ (ಪಿಟಿಐ): ಮುಂಬೈ ಷೇರುಪೇಟೆಯಲ್ಲಿ (ಬಿಎಸ್‌ಇ) ನೋಂದಾಯಿತ ಆಗಿರುವ ಕಂಪನಿಗಳ ಬಂಡವಾಳ ಮೌಲ್ಯವು ಬುಧವಾರದ ವಹಿವಾಟಿನಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವಾದ ₹ 233 ಲಕ್ಷ ಕೋಟಿಗೆ ತಲುಪಿದೆ.

ದಿನದ ವಹಿವಾಟಿನಲ್ಲಿ ಬಿಎಸ್‌ಇ ಸೆನ್ಸೆಕ್ಸ್ 134 ಅಂಶ ಏರಿಕೆ ಆಗಿ 52,904ರಲ್ಲಿ ವಹಿವಾಟು ಅಂತ್ಯಗೊಂಡಿದೆ. ಸತತ ಎರಡನೇ ದಿನವೂ ಸೂಚ್ಯಂಕ ಗಳಿಕೆ ಕಂಡಿತು. ಎರಡು ದಿನಗಳ ವಹಿವಾಟಿನಲ್ಲಿ ಹೂಡಿಕೆದಾರರ ಸಂಪತ್ತಿನ ಮೌಲ್ಯವು ₹ 1.42 ಲಕ್ಷ ಕೋಟಿಗಳಷ್ಟು ಏರಿಕೆ ಆಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 41 ಅಂಶ ಹೆಚ್ಚಾಗಿ 15,853ಕ್ಕೆ ತಲುಪಿತು.

ಜಾಗತಿಕ ಷೇರುಪೇಟೆಗಳ ನಕಾರಾತ್ಮಕ ಚಲನೆಯ ಹೊರತಾಗಿಯೂ ದೇಶಿ ಷೇರುಪೇಟೆಗಳ ವಹಿವಾಟು ಆರಂಭದಲ್ಲಿ ಕಂಡಿದ್ದ ಕುಸಿತದಿಂದ ಹೊರಬಂದಿತು. ಮೊದಲ ತ್ರೈಮಾಸಿಕದಲ್ಲಿ ಐ.ಟಿ. ವಲಯದ ಕಂಪನಿಗಳ ಆರ್ಥಿಕ ಸಾಧನೆಯು ಉತ್ತಮವಾಗಿರುವ ನಿರೀಕ್ಷೆ ಹಾಗೂ ಅನುಕೂಲಕರ ಆರ್ಥಿಕ ಬೆಳವಣಿಗೆಯ ಅಂದಾಜು ಸೂಚ್ಯಂಕಗಳ ಏರಿಕೆಗೆ ಕಾರಣವಾದವು ಎಂದು ಜಿಯೋಜಿತ್ ಹಣಕಾಸು ಸೇವೆಗಳ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇಕಡ 0.82ರಷ್ಟು ಇಳಿಕೆ ಆಗಿದ್ದು ಬ್ಯಾರಲ್‌ಗೆ 75.86 ಡಾಲರ್‌ಗಳಿಗೆ ತಲುಪಿದೆ. ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 10 ಪೈಸೆ ಇಳಿಕೆ ಆಗಿ ಒಂದು ಡಾಲರ್‌ಗೆ ₹ 74.59ರಂತೆ ವಿನಿಮಯಗೊಂಡಿತು.

ಇನ್ಫೊಸಿಸ್ ಲಾಭ ₹ 5,195 ಕೋಟಿ

ನವದೆಹಲಿ (ಪಿಟಿಐ): ದೇಶದ ಪ್ರಮುಖ ಐ.ಟಿ. ಸೇವಾ ಕಂಪನಿಗಳಲ್ಲಿ ಒಂದಾಗಿರುವ ಇನ್ಫೊಸಿಸ್‌ನ ಜೂನ್ ತ್ರೈಮಾಸಿಕದ ಲಾಭದ ಪ್ರಮಾಣವು ಶೇಕಡ 22.7ರಷ್ಟು ಹೆಚ್ಚಳವಾಗಿದೆ. ಜೂನ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕಂಪನಿಯು ಒಟ್ಟು ₹ 5,195 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯು ₹ 4,233 ಕೋಟಿ ಲಾಭ ಗಳಿಸಿತ್ತು. ಈ ವರ್ಷದ ಜೂನ್ ತ್ರೈಮಾಸಿಕದಲ್ಲಿ ಆದಾಯವು ₹ 27,896 ಕೋಟಿ ಆಗಿದೆ ಎಂದು ಕಂಪನಿಯು ಷೇರು ಮಾರುಕಟ್ಟೆಗೆ ತಿಳಿಸಿದೆ.

‘ನಮ್ಮ ನೌಕರರ ಸಮರ್ಪಣಾ ಮನೋಭಾವ ಮತ್ತು ನಮ್ಮ ಗ್ರಾಹಕರು ನಮ್ಮಲ್ಲಿ ಹೊಂದಿರುವ ವಿಶ್ವಾಸದ ಕಾರಣದಿಂದಾಗಿ ನಾವು ಈ ತ್ರೈಮಾಸಿಕದಲ್ಲಿ ಒಂದು ದಶಕದ ಅವಧಿಯ ಅತ್ಯಂತ ವೇಗದ ಬೆಳವಣಿಗೆ ದಾಖಲಿಸಿದ್ದೇವೆ’ ಎಂದು ಕಂಪನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಲೀಲ್ ಪಾರೇಖ್ ಹೇಳಿದ್ದಾರೆ.

ಷೇರುಪೇಟೆ ವಹಿವಾಟು



ಎನ್‌ಎಸ್‌ಇ ನಿಫ್ಟಿ

ಹಿಂದಿನ ಅಂತ್ಯ	15,812
ಇಂದಿನ ಅಂತ್ಯ	15,853
▲	41
ದಿನದ ಗರಿಷ್ಠ	15,877

ವಿನಿಮಯ ದರ

$ ಡಾಲರ್	74.59
£ ಪೌಂಡ್	103.26
€ ಯುರೊ	87.95
¥ ಯೆನ್ (100ಕ್ಕೆ)	68

ಎನ್‌ಇಸಿಸಿ ಸೂಚಿಸಿರುವ ಮೊಟ್ಟೆ ಧಾರಣೆ

ಬೆಂಗಳೂರು	
100 ಮೊಟ್ಟೆಗೆ	₹500
12 ಮೊಟ್ಟೆಗೆ	₹68
ಮೈಸೂರು	
100 ಮೊಟ್ಟೆಗೆ	₹500

ಖಾದ್ಯ ತೈಲ ಮುಂಬೈ

(10 ಕೆಜಿಗೆ)

ಶೇಂಗಾ (ರಿಫೈನ್ಡ್)	₹1400 (1405)
ಸೋಯಾ (ರಿಫೈನ್ಡ್)	₹1345 (1345)
ಸೂರ್ಯಕಾಂತಿ (ರಿಫೈನ್ಡ್)	₹1370(1360)
ಪಾಮೋಲಿನ್	₹1180 (1175)

ಎರಡಂಕಿ ಮಟ್ಟದಲ್ಲೇ ಉಳಿದ ಹಣದುಬ್ಬರ ಪ್ರಮಾಣ

ಸಗಟು ಹಣದುಬ್ಬರ ಶೇ 12.07

ನವದೆಹಲಿ (ಪಿಟಿಐ): ಸಗಟು ಬೆಲೆ ಸೂಚ್ಯಂಕ (ಡಬ್ಲ್ಯುಪಿಐ) ಆಧಾರಿತ ಹಣದುಬ್ಬರ ಪ್ರಮಾಣವು ಜೂನ್ ತಿಂಗಳಲ್ಲಿ ಶೇಕಡ 12.07ಕ್ಕೆ ಇಳಿಕೆಯಾಗಿದೆ.

ಮೇ ತಿಂಗಳಿನಲ್ಲಿ ಇದು ಸಾರ್ವಕಾಲಿಕ ದಾಖಲೆ ಮಟ್ಟವಾದ ಶೇ 12.94ಕ್ಕೆ ತಲುಪಿತ್ತು. ಇಂಧನ ಮತ್ತು ಆಹಾರ ವಸ್ತುಗಳ ಬೆಲೆಯೇರಿಕೆ ಪ್ರಮಾಣವು ತುಸು ತಗ್ಗಿರುವುದರಿಂದಾಗಿ ಒಟ್ಟಾರೆ ಹಣದುಬ್ಬರದಲ್ಲಿ ಅಲ್ಪ ಇಳಿಕೆ ಆಗಿದೆ.

ಹಿಂದಿನ ವರ್ಷದ ಜೂನ್ ತಿಂಗಳಿನಲ್ಲಿ ಸಗಟು ಹಣದುಬ್ಬರ ಪ್ರಮಾಣವು ಶೇ (–) 1.81 ಆಗಿತ್ತು. ಈ ವರ್ಷದ ಅಕ್ಟೋಬರ್ ತಿಂಗಳವರೆಗೂ ಸಗಟು ಹಣದುಬ್ಬರ ಪ್ರಮಾಣವು ಮೇಲ್ಮಟ್ಟದಲ್ಲಿಯೇ ಇರಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಅಲ್ಲದೆ, ಇದು ಚಿಲ್ಲರೆ ಹಣದುಬ್ಬರ ಪ್ರಮಾಣದ ಮೇಲೆಯೂ ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿಯ ಮೇಲೆಯೂ ಪರಿಣಾಮ ಬೀರಬಹುದು ಎಂದು ಅವರು ಹೇಳಿದ್ದಾರೆ.

‘ಹಿಂದಿನ ವರ್ಷದ ಇದೇ ಅವಧಿಯಲ್ಲಿ ಸಗಟು ಹಣದುಬ್ಬರ ಪ್ರಮಾಣ ಕಡಿಮೆ ಇತ್ತು. ಅದಕ್ಕೆ ಹೋಲಿಸಿದರೆ ಈ ವರ್ಷದ ಜೂನ್‌ನ ಸಗಟು ಹಣದುಬ್ಬರ ಭಾರಿ ಪ್ರಮಾಣದಲ್ಲಿ ಇರುವಂತೆ ಕಾಣಿಸುತ್ತಿದೆ.

ಮುಖ್ಯಾಂಶಗಳು

- 2020ರ ಜೂನ್‌ನಲ್ಲಿ ಸಗಟು ಹಣದುಬ್ಬರ ಶೇ (–) 1.81ರಷ್ಟು
- ತುಸು ತಗ್ಗಿದ ಇಂಧನ, ಆಹಾರ ವಸ್ತುಗಳ ಬೆಲೆ ಏರಿಕೆ
- ‘ಜುಲೈ–ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಎರಡಂಕಿ ಮಟ್ಟದಲ್ಲಿ’

ಪೆಟ್ರೋಲ್, ಡೀಸೆಲ್, ನ್ಯಾಫ್ತಾ, ವಿಮಾನ ಇಂಧನ ಮುಂತಾದ ಉತ್ಪನ್ನಗಳ ಬೆಲೆ ಏರಿಕೆ ಆಗಿರುವುದು ಕೂಡ ಹಣದುಬ್ಬರ ಪ್ರಮಾಣ ಜಾಸ್ತಿ ಆಗಿರುವುದಕ್ಕೆ ಒಂದು ಕಾರಣ’ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ.

ಸಗಟು ಹಣದುಬ್ಬರ ಪ್ರಮಾಣವು ಮುಂದಿನ ತಿಂಗಳುಗಳಲ್ಲಿ ತುಸು ಇಳಿಕೆ ಆಗಬಹುದು. ಹೀಗಿದ್ದರೂ ಇದು ಜುಲೈ–ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಎರಡಂಕಿಯ ಮಟ್ಟದಲ್ಲಿಯೇ ಇರಲಿದೆ ಎಂದು ಐಸಿಆರ್‌ಎ ಸಂಸ್ಥೆಯ ಮುಖ್ಯ ಅರ್ಥಶಾಸ್ತ್ರಜ್ಞೆ ಅದಿತಿ ನಾಯರ್ ಹೇಳಿದ್ದಾರೆ.

‘ಹಣದುಬ್ಬರವನ್ನು ನಿಯಂತ್ರಿಸಲು ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯ ಅಡಿಯಲ್ಲಿ ತರುವ ಬಗ್ಗೆ ಪರಿಶೀಲಿಸಬೇಕು. ಕೈಗಾರಿಕೆಗಳ ಕಚ್ಚಾ ವಸ್ತುಗಳ ಬೆಲೆ, ತಯಾರಿಕಾ ವೆಚ್ಚ ಹೆಚ್ಚುತ್ತಿರುವ ಕಾರಣದಿಂದಾಗಿ ಅಂತರರಾಷ್ಟ್ರೀಯ ಮಾರುಕಟ್ಟೆ ಹಾಗೂ ದೇಶಿ ಮಾರುಕಟ್ಟೆಯಲ್ಲಿ ಕೈಗಾರಿಕೆಗಳ ಸ್ಪರ್ಧಾತ್ಮಕತೆ ಮೇಲೆ ಪರಿಣಾಮ ಉಂಟಾಗುತ್ತಿದೆ’ ಎಂದು ಉದ್ಯಮ ಸಂಘಟನೆಯಾದ ಪಿಎಚ್‌ಡಿಸಿಸಿಐ ಅಧ್ಯಕ್ಷ ಸಂಜಯ್ ಅಗರ್‌ವಾಲ್ ಹೇಳಿದ್ದಾರೆ.

ಜೊಮ್ಯಾಟೊ ಐಪಿಒ: ಭಾರಿ ಸ್ಪಂದನ

ನವದೆಹಲಿ (ಪಿಟಿಐ): ಜೊಮ್ಯಾಟೊ ಕಂಪನಿಯ ಷೇರುಗಳನ್ನು ಖರೀದಿಸಲು ಸಾರ್ವಜನಿಕರಿಗೆ ಮುಕ್ತವಾಗಿಸುವ (ಐಪಿಒ) ಪ್ರಕ್ರಿಯೆ ಬುಧವಾರ ಶುರುವಾಗಿದ್ದು, ಸಣ್ಣ ಹೂಡಿಕೆದಾರರಿಗೆ ಮೀಸಲಾಗಿರುವ ಷೇರುಗಳಿಗೆ ಮೊದಲ ದಿನವೇ ಭಾರಿ ಪ್ರಮಾಣದಲ್ಲಿ ಬಿಡ್ ಸಲ್ಲಿಕೆಯಾಗಿವೆ.

ಸಣ್ಣ ಹೂಡಿಕೆದಾರರಿಗಾಗಿ ಒಟ್ಟು 12.95 ಕೋಟಿ ಷೇರುಗಳು ಮೀಸಲಾಗಿವೆ. ಸಣ್ಣ ಹೂಡಿಕೆದಾರರು ಒಟ್ಟು 34.88 ಕೋಟಿ ಷೇರುಗಳಿಗೆ ಬಿಡ್ ಸಲ್ಲಿಸಿದ್ದಾರೆ.

ಗುರುವಾರ ಮತ್ತು ಶುಕ್ರವಾರ ಕೂಡ ಬಿಡ್ ಸಲ್ಲಿಸಲು ಅವಕಾಶ ಇದೆ. ಕಂಪನಿಯು ಒಂದು ಷೇರಿಗೆ ₹ 72ರಿಂದ ₹ 76ರವರೆಗೆ ಬೆಲೆ ನಿಗದಿ ಮಾಡಿದೆ.

ಐಪಿಒ ನಂತರ ಜೊಮ್ಯಾಟೊ ಕಂಪನಿಯ ಮಾರುಕಟ್ಟೆ ಬಂಡವಾಳದ ಮೌಲ್ಯವು ₹ 64,365 ಕೋಟಿ ಆಗಲಿದೆ.

ದೇಶದಾದ್ಯಂತ ಮಾರುಕಟ್ಟೆ ಧಾರಣೆ

ಏಲಕ್ಕಿ ಧಾರಣೆ	
ಸಕಲೇಶಪುರ	
ಕೂಳೆ	700-800
ನಡುಗೋಲು	850-900
ರಾಶಿ	950-1000
ರಾಶಿ ಉತ್ತಮ	1000-1050
ಜರಡಿ	1150-1200
ಹೆರಕಿದ್ದು	1500-1600
ಹಸಿರು ಸಾಧಾರಣ	900-1000
ಹಸಿರು ಉತ್ತಮ	1100-1200
ಹಸಿರು ಅತಿ ಉತ್ತಮ	1400-1500
ಕಾಳು ಮೆಣಸು	385-390
ಅಡಿಕೆ	
ಬಂಟ್ವಾಳ	
ಕೋಕ	10000-22500
ಹೊಸತು	23500-43000
ಹಳತು	42500-52000
ಕುಮಟ	
ಚಿಪ್ಪು	30109-33019
ಕೋಕ	20169-30001
ಫ್ಯಾಕ್ಟರಿ	15099-18291
ಹಳೆಚಾಲಿ	41099-43109
ಹೊಸಚಾಲಿ	36809-38749
ಸಿದ್ದಾಪುರ	
ಬಿಳಿಗೋಟು	31929-32969
ಕೋಕ	18699-29499
ಚಾಲಿ	35090-38009
ಕೆಂಪುಗೋಟು	21699-29311
ರಾಶಿ	39189-40009
ತಟ್ಟಿಬೆಟ್ಟೆ	35099-35099
ಶಿರಸಿ	
ಬೆಟ್ಟೆ	19699-38698
ಬಿಳಿಗೋಟು	22899-33300
ಚಾಲಿ	32499-39066
ರಾಶಿ	37891-41098
ಶಿವಮೊಗ್ಗ ಎಪಿಎಂಸಿ	
ಬೆಟ್ಟೆ	40072-45350
ಗೊರಬಲು	18009-34561
ರಾಶಿ	37009-42499
ಸರಕು	48000-72899
ರಾಮನಗರ ರೇಷ್ಮೆ ಧಾರಣೆ	
ಮಿಶ್ರತಳಿ (ಸಿ.ಬಿ)	266-382
ದ್ವಿತಳಿ (ಬಿ.ವಿ)	316-493

ಕಾಫಿ (50 ಕೆ.ಜಿಗೆ ₹ ಗಳಲ್ಲಿ)

	ಮೂಡಿಗೆರೆ	ಹಾಸನ		
	ಮುದ್ರೆಮನೆ	ಪ್ಲಾಂಟರ್ಸ್	ಅಲ್ಲಾನಾ	ನ್ಯೂಯಾರ್ಕ್
ಎಪಿ	11700	11000	10800	154 ಸೆಂಟ್ಸ್
ಎಸಿ	4675	4400	4275	
ಆರ್‌ಪಿ	5550	5500	5750	ಲಂಡನ್
ಆರ್‌ಸಿ	3300	3200	3350	1759 ಡಾಲರ್ಸ್

ಮುಂಬೈ ಧಾರಣೆ

ಶೇಂಗಾ

14-7-2021

ಜಾವಾ 70/80(ಹೊಸ)	9650-9700
ಜಾವಾ 80/90(ಹೊಸ)	9100-9150
ದಪ್ಪ ಮಧ್ಯಪ್ರದೇಶ(ಹೊಸ)	9700-9800
ದಪ್ಪ ಗುಜರಾತ್(ಹೊಸ)	9200-9300

ಶೇಂಗಾ ಎಣ್ಣೆ (10 ಕೆಜಿಗೆ)

ಕಚ್ಚಾ (ತೆರಿಗೆ ಬಿಟ್ಟು)	1410 (1415)
ಒಂದು ವಾರದ ಡೆಲಿವರಿ	1405 (1405)
ಸೋಯಾ ಕಚ್ಚಾ	1325 (1300)
ಪಾಮ್ ವಾರದ ಡೆಲಿವರಿ	1178 (1173)
ಸೂರ್ಯಕಾಂತಿ ಎಣ್ಣೆ ಕಚ್ಚಾ	1300 (1290)

ಚಿನ್ನ- ಬೆಳ್ಳಿ (ಜಿಎಸ್‌ಟಿ ಸೇರಿಲ್ಲ)

ಅಪರಂಜಿ ಚಿನ್ನ 10 ಗ್ರಾಂ
47,900 (47,700)
ಬೆಳ್ಳಿ ಕೆ.ಜಿ 69,150 (68,850)

ಆವರಣದಲ್ಲಿ ಹಿಂದಿನ ದಿನದ ಧಾರಣೆ

ಜೂನ್‌ನಲ್ಲಿ ಪ್ರಯಾಣಿಕ ವಾಹನಗಳ ಸಗಟು ಮಾರಾಟ ಹೆಚ್ಚಳ



ನವದೆಹಲಿ (ಪಿಟಿಐ): ಪ್ರಯಾಣಿಕ ವಾಹನಗಳ ಸಗಟು ಮಾರಾಟವು ಹಿಂದಿನ ವರ್ಷದ ಜೂನ್‌ಗೆ ಹೋಲಿಸಿದರೆ ಈ ವರ್ಷದ ಜೂನ್‌ನಲ್ಲಿ ಎರಡುಪಟ್ಟು ಹೆಚ್ಚಾಗಿದೆ. 2020ರ ಜೂನ್‌ನಲ್ಲಿ 1.05 ಲಕ್ಷ ವಾಹನಗಳು ಮಾರಾಟ ಆಗಿದ್ದವು. ಈ ವರ್ಷದ ಜೂನ್‌ನಲ್ಲಿ ಮಾರಾಟವು 2.31 ಲಕ್ಷಕ್ಕೆ ಏರಿಕೆ ಕಂಡಿದೆ.

ಭಾರತೀಯ ಆಟೊಮೊಬೈಲ್ ತಯಾರಕರ ಸಂಘದ (ಎಸ್‌ಐಎಎಂ) ಪ್ರಕಾರ, ಈ ವರ್ಷದ ಜೂನ್‌ನಲ್ಲಿ 10.55 ಲಕ್ಷ ದ್ವಿಚಕ್ರ ವಾಹನಗಳು ಮಾರಾಟ ಆಗಿವೆ. ಕಳೆದ ವರ್ಷದ ಜೂನ್‌ನಲ್ಲಿ 10.14 ಲಕ್ಷದಷ್ಟು ಮಾರಾಟ ಆಗಿತ್ತು. ತ್ರಿಚಕ್ರ ವಾಹನಗಳ ಮಾರಾಟ 10,300ರಿಂದ 9,397ಕ್ಕೆ ಇಳಿಕೆ ಕಂಡಿದೆ. ಎಲ್ಲಾ ವಿಭಾಗಗಳನ್ನೂ ಒಳಗೊಂಡ ಮಾರಾಟವು 11.30 ಲಕ್ಷದಿಂದ 12.96 ಲಕ್ಷಕ್ಕೆ ಏರಿಕೆ ಆಗಿದೆ ಎಂದು ಎಸ್‌ಐಎಎಂ ತಿಳಿಸಿದೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಪ್ರಯಾಣಿಕ ವಾಹನಗಳ ಮಾರಾಟ 6.46 ಲಕ್ಷದಷ್ಟಾಗಿದೆ. ಹಿಂದಿನ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ 1.53 ಲಕ್ಷದಷ್ಟು ಇತ್ತು. ಎಲ್ಲಾ ವಿಭಾಗಗಳನ್ನೂ ಒಳಗೊಂಡು ಒಟ್ಟಾರೆ ಮಾರಾಟ 14.92 ಲಕ್ಷದಿಂದ 31.80 ಲಕ್ಷಕ್ಕೆ ಏರಿಕೆ ಆಗಿದೆ.

ದೇಶದ ವಾಹನೋದ್ಯಮವು ತಯಾರಿಕಾ ವೆಚ್ಚ ಹೆಚ್ಚಳ, ಸೆಮಿಕಂಡಕ್ಟರ್ ಕೊರತೆ ಮತ್ತು ಕೋವಿಡ್‌ನ ಮೂರನೇ ಅಲೆಯ ಕುರಿತಾದ ಆತಂಕದಂತಹ ಸಮಸ್ಯೆಗಳನ್ನು ಎದುರಿಸುತ್ತಿದೆ. ಇಂತಹ ಅನಿಶ್ಚಿತ ಪರಿಸ್ಥಿತಿಯಲ್ಲಿ ಗ್ರಾಹಕರ ಸುರಕ್ಷತೆಯನ್ನು ಖಾತರಿಪಡಿಸುವುದರ ಜೊತೆಗೆ ತಯಾರಿಕೆ ಮತ್ತು ಮಾರಾಟವನ್ನು ಹೆಚ್ಚಿಸಲು ಉದ್ಯಮವು ಶ್ರಮಿಸುತ್ತಿದೆ ಎಂದು ಒಕ್ಕೂಟದ ಅಧ್ಯಕ್ಷ ಕೆನೆಚಿ ಅಯುಕವಾ ತಿಳಿಸಿದ್ದಾರೆ.

ಹರಿಯಾಣದಲ್ಲಿ ಮಾರುತಿಯ ಹೊಸ ಘಟಕ: ₹ 18 ಸಾವಿರ ಕೋಟಿ ಹೂಡಿಕೆ

ನವದೆಹಲಿ (ಪಿಟಿಐ): ಮಾರುತಿ ಸುಜುಕಿ ಇಂಡಿಯಾ ಕಂಪನಿಯು ಹರಿಯಾಣದಲ್ಲಿ ಹೊಸ ತಯಾರಿಕಾ ಘಟಕ ಸ್ಥಾಪನೆಗಾಗಿ ₹ 18 ಸಾವಿರ ಕೋಟಿ ಹೂಡಿಕೆ ಮಾಡಲಿದೆ ಎಂದು ಕಂಪನಿಯ ಅಧ್ಯಕ್ಷ ಆರ್‌.ಸಿ. ಭಾರ್ಗವ ಹೇಳಿದ್ದಾರೆ.

ಗುರುಗ್ರಾಮದಲ್ಲಿ ಇರುವ ತಯಾರಿಕಾ ಘಟಕಕ್ಕೆ ಬದಲಾಗಿ ಈ ಹೊಸ ಘಟಕ ಸ್ಥಾಪನೆ ಆಗಲಿದ್ದು, ಇದರ ವಾರ್ಷಿಕ ವಾಹನ ತಯಾರಿಕಾ ಸಾಮರ್ಥ್ಯ 7.5 ಲಕ್ಷದಿಂದ 10 ಲಕ್ಷದವರೆಗೆ ಇರುವ ನಿರೀಕ್ಷೆ ಮಾಡಲಾಗಿದೆ.

ತಯಾರಿಕಾ ಘಟಕಕ್ಕೆ ಯಾವ ಜಾಗವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ ಎನ್ನುವ ಮಾಹಿತಿ ನೀಡಲು ಅವರು ನಿರಾಕರಿಸಿದ್ದಾರೆ. ಗುರುಗ್ರಾಮ ಘಟಕವನ್ನು ಸ್ಥಳಾಂತರಿಸುವ ಕುರಿತು ಬಹಳ ಹಿಂದೆಯೇ ನಿರ್ಧಾರ ಕೈಗೊಳ್ಳಲಾಗಿತ್ತು. ಹರಿಯಾಣದಲ್ಲಿ ಹೊಸ ಘಟಕ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ
(ಕರ್ನಾಟಕ ಸರ್ಕಾರದ ಒಂದು ಉದ್ಯಮ)
ನೋಂದಾಯಿತ ಕಚೇರಿ: ನಗರಾಭಿವೃದ್ಧಿ ಭವನ, ನಂ.22, 17ನೇ ಎಫ್ ಅಡ್ಡ ರಸ್ತೆ, ಹಳೇ ಮದ್ರಾಸ್ ರಸ್ತೆ, ಇಂದಿರಾನಗರ, ಬೆಂಗಳೂರು–5600038. ದೂ: 080–25196124–29
ಇ–ಮೇಲ್: info@kuidfc.com ವೆಬ್‌ಸೈಟ್: www.kuidfc.com
ಸಂ: ಕೆಯುಐಡಿಎಫ್‌ಸಿ/ಆಡಳಿತ/ಸಿಬ್ಬಂದಿ/1688/2021–22 ದಿ: 15.07.2021

ನೇಮಕಾತಿ ಪ್ರಕಟಣೆ

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ, ಕೇಂದ್ರ ಕಛೇರಿ ಬೆಂಗಳೂರು ಇಲ್ಲಿ ಖಾಲಿ ಇರುವ 10 ಹುದ್ದೆಗಳಿಗೆ, ಗುತ್ತಿಗೆ ಆಧಾರದ ಮೇಲೆ (ಪ್ರತಿ ವರ್ಷ ಗುತ್ತಿಗೆ ನವೀಕರಣ ಷರತ್ತಿಗೊಳಪಟ್ಟು) ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ online ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ವಿಳಾಸ “www.kuidfc.com/Careers” ನಲ್ಲಿ ಅಳವಡಿಸಲಾಗಿದೆ. ಅರ್ಜಿಗಳು ದಿನಾಂಕ: 15.07.2021 ರಿಂದ ವೆಬ್‌ಸೈಟ್‌ನಲ್ಲಿ ಚಾಲನೆಯಲ್ಲಿರುತ್ತವೆ. ಅರ್ಜಿಗಳನ್ನು online ಮುಖಾಂತರ ದಿನಾಂಕ: 29.07.2021 ರೊಳಗಾಗಿ ಸಲ್ಲಿಸತಕ್ಕದ್ದು, ಖುದ್ದಾಗಿ ಅಥವಾ ಅಂಚೆ/ಕೊರಿಯರ್ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲ. ಹುದ್ದೆಗಳ ವಿವರ, ವಿದ್ಯಾರ್ಹತೆ, ಅನುಭವ, ವೇತನ/ಭತ್ಯೆ ಹಾಗೂ ಇತರೆ ಎಲ್ಲ ಮಾಹಿತಿಗಳನ್ನು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪಡೆಯಬಹುದು. ಅರ್ಜಿಗಳೊಂದಿಗೆ ವಿದ್ಯಾರ್ಹತೆ, ಅನುಭವ ಹಾಗೂ ಇತರೆ ಸಂಬಂಧಪಟ್ಟ ದಾಖಲೆಗಳನ್ನು ಅರ್ಜಿಗಳೊಂದಿಗೆ upload ಮಾಡದಿದ್ದಲ್ಲಿ ಅಪೂರ್ಣ ಅರ್ಜಿಗಳನ್ನು ಹಾಗೂ ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ನೇಮಕಾತಿ ವಿಷಯದಲ್ಲಿ ಸಂಸ್ಥೆಯ ತೀರ್ಮಾನವೇ ಅಂತಿಮವಾಗಿರುತ್ತದೆ.

ಸಹಿ/- ವ್ಯವಸ್ಥಾಪಕ ನಿರ್ದೇಶಕರು, ಕೆಯುಐಡಿಎಫ್‌ಸಿ, ಬೆಂಗಳೂರು.

ಸ್ಮೃತಿ ಮೋಹಕ ಬ್ಯಾಟಿಂಗ್

ಸ್ಮೃತಿ ಮಂದಾನ

ಚೆಮ್ಸ್‌ಫರ್ಡ್, ಇಂಗ್ಲೆಂಡ್: ಮೋಹಕ ಹೊಡೆತಗಳ ಮೂಲಕ ರಂಜಿಸಿದ ಸ್ಮೃತಿ ಮಂದಾನ (70; 51 ಎಸೆತ, 8 ಬೌಂಡರಿ, 2 ಸಿಕ್ಸರ್) ಎದುರಾಳಿ ತಂಡದ ಬೌಲರ್‌ಗಳನ್ನು ಕಂಗೆಡಿಸಿದರು. ಅವರ ಅಮೋಘ ಅರ್ಧಶತಕದ ಬಲದಿಂದ ಭಾರತ ಮಹಿಳಾ ತಂಡ ಇಂಗ್ಲೆಂಡ್ ಮಹಿಳೆಯರ ಎದುರಿನ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಉತ್ತಮ ಮೊತ್ತ ಕಲೆ ಹಾಕಿತು.

ಕೌಂಟಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭದಲ್ಲಿ ಆಘಾತ ಅನುಭವಿಸಿದರೂ ಎಡಗೈ ಬ್ಯಾಟರ್ ಸ್ಮೃತಿ ಮತ್ತು ನಾಯಕಿ ಹರ್ಮನ್ ಪ್ರೀತ್ ಕೌರ್ (36; 26 ಎ, 5 ಬೌಂ, 1 ಸಿ) ಉತ್ತಮ ಆಟವಾಡಿ ತಂಡ 153 ರನ್ ಗಳಿಸಲು ನೆರವಾದರು.

ಸಂಕ್ಷಿಪ್ತ ಸ್ಕೋರು: ಭಾರತ: 20 ಓವರ್‌ಗಳಲ್ಲಿ 6ಕ್ಕೆ153 (ಸ್ಮೃತಿ ಮಂದಾನ 70, ಹರ್ಲೀನ್ ಡಿಯೋಲ್ 6, ಹರ್ಮನ್‌ಪ್ರೀತ್ ಕೌರ್ 36, ರಿಚಾ ಘೋಷ್ 20, ದೀಪ್ತಿ ಶರ್ಮಾ ಔಟಾಗದೆ 9; ಕ್ಯಾಥರಿನ್ ಬ್ರಂಟ್ 27ಕ್ಕೆ2, ನತಾಲಿ ಶೀವರ್ 16ಕ್ಕೆ1, ಸೋಫಿ ಎಕ್ಲೆಸ್ಟೋನ್ 35ಕ್ಕೆ3). (ವಿವರ ಅಪೂರ್ಣ)

ಫುಟ್‌ಬಾಲ್ ಆಟಗಾರರ ನಿಂದನೆ: ವ್ಯಕ್ತಿಯ ಬಂಧನ

ಲಂಡನ್ (ರಾಯಿಟರ್ಸ್): ಯೂರೊ ಕಪ್ ಫುಟ್‌ಬಾಲ್ ಚಾಂಪಿಯನ್‌ಷಿಪ್‌ನ ಫೈನಲ್ ಪಂದ್ಯದ ಪೆನಾಲ್ಟಿ ಶೂಟೌಟ್‌ನಲ್ಲಿ ವೈಫಲ್ಯ ಕಂಡ ಇಂಗ್ಲೆಂಡ್‌ನ ಕಪ್ಪು ವರ್ಣೀಯ ಆಟಗಾರರನ್ನು ಜನಾಂಗೀಯ ನಿಂದನೆಗೆ ಒಳಪಡಿಸಿದ ವ್ಯಕ್ತಿಯನ್ನು ಬಂಧಿ ಸಲಾಗಿದೆ ಎಂದು ಗ್ರೇಟರ್ ಮ್ಯಾಂಚೆಸ್ಟರ್ ಪೊಲೀಸರು ಬುಧವಾರ ತಿಳಿಸಿದ್ದಾರೆ.

ಗ್ರೇಟರ್ ಮ್ಯಾಂಚೆಸ್ಟರ್‌ನ ಟ್ರಾಫರ್ಡ್ ನಿವಾಸಿಯಾದ 37 ವರ್ಷದ ಈ ವ್ಯಕ್ತಿ ಆನ್‌ಲೈನ್ ಮೂಲಕ ನಿಂದನೆ ಮಾಡಿದವರಲ್ಲಿ ಒಬ್ಬಾತ. ದುರುದ್ದೇಶದ ಸಂದೇಶ ಪ್ರಚಾರ ನಿಷೇಧಿಸುವ ಕಾಯ್ದೆಯಡಿ ಆತನನ್ನು ಬಂಧಿಸಲಾಗಿದ್ದು ಸದ್ಯ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿದೆ.

ಲಂಡನ್‌ನ ವೆಂಬ್ಲಿ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ಇಟಲಿಗೆ ಇಂಗ್ಲೆಂಡ್ 2–3ರಿಂದ ಮಣಿದಿತ್ತು. ಇಂಗ್ಲೆಂಡ್ ಪರವಾಗಿ ಪೆನಾಲ್ಟಿ ಕಿಕ್ ತೆಗೆದ ಮಾರ್ಕಸ್ ರಶ್‌ಫೋರ್ಡ್, ಜೇಡನ್ ಸಾಂಚೊ ಮತ್ತು ಬುಕಾಯೊ ಸಾಕ ಚೆಂಡನ್ನು ಗುರಿ ಮುಟ್ಟಿಸುವಲ್ಲಿ ವಿಫಲರಾಗಿದ್ದರು. ಕಪ್ಪು ವರ್ಣೀಯರಾದ ಈ ಮೂವರ ಬಗ್ಗೆ ಸಾಮಾಜಿಕ ತಾಣಗಳಲ್ಲಿ ನಿಂದಾರ್ಹ ಬರಹಗಳನ್ನು ಪೋಸ್ಟ್ ಮಾಡಲಾಗಿತ್ತು.

ಫೈನಲ್‌ಗೆ ರೆಬೆಲ್ಸ್, ಎಚ್‌ಎಎಲ್

ಬೆಂಗಳೂರು: ಅಮೋಘ ಆಟವಾಡಿದ ರೆಬೆಲ್ಸ್ ಮತ್ತು ಎಚ್‌ಎಎಲ್ ಎಫ್‌ಸಿ ತಂಡಗಳು ಬಿಡಿಎಫ್‌ಎ ‘ಬಿ’ ಡಿವಿಷನ್ ಫುಟ್‌ಬಾಲ್ ಲೀಗ್ ಚಾಂಪಿಯನ್‌ಷಿಪ್‌ನಲ್ಲಿ ಫೈನಲ್‌ಗೆ ಲಗ್ಗೆಯಿಟ್ಟವು.

ಬುಧವಾರ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ರೆಬೆಲ್ಸ್ ಎಫ್‌ಸಿ 4–0ಯಿಂದ ಬ್ಲಿಟ್ಜ್ ಎಫ್‌ಸಿ ಎದುರು ಗೆದ್ದಿತು. ವಿಜೇತ ತಂಡದ ಝುಬೆತ್ ತಾಶಿ ಭುಟಿಯಾ (13ನೇ ನಿಮಿಷ), ಮೊಹಮ್ಮದ್ ರಮೀಫ್ (33ನೇ ನಿ.), ಮೆಬೆಂಟಿ ಕೂಪರ್ ಮಿಲಿಎಂಗಾಪ್ (58ನೇ ನಿ.) ಮತ್ತು ಕೆಆರ್‌ಎಂ ಸಲ್ಮಾನ್ 57ನೇ ನಿಮಿಷದಲ್ಲಿ ಗೋಲು ಹೊಡೆದರು.

ನಾಲ್ಕರ ಘಟ್ಟದ ಇನ್ನೊಂದು ಹಣಾಹಣಿಯಲ್ಲಿ ಎಚ್‌ಎಎಲ್ ಎಫ್‌ಸಿ 5–0ರಿಂದ ಫ್ರೆಂಡ್ಸ್ ಯುನೈಟೆಡ್ ಎಫ್‌ಸಿಯನ್ನು ಮಣಿಸಿತು.

ರೆಬೆಲ್ಸ್ ಮತ್ತು ಎಚ್‌ಎಎಲ್ ನಡುವಣ ಫೈನಲ್ ಪಂದ್ಯ ಶುಕ್ರವಾರ ನಡೆಯಲಿದೆ.

ಡಬ್ಲ್ಯುಟಿಸಿಗೆ ಹೊಸ ಪಾಯಿಂಟ್ ಪದ್ಧತಿ

ದುಬೈ (ಪಿಟಿಐ): ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನ ಎರಡನೇ ಆವೃತ್ತಿಯಿಂದ ಹೊಸ ಪಾಯಿಂಟ್ ಪದ್ಧತಿ ಜಾರಿಗೊಳಿಸುವ ನಿರ್ಧಾರವನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ ಬುಧವಾರ ಅಧಿಕೃತವಾಗಿ ಪ್ರಕಟಿಸಿದೆ. ಇನ್ನು ಮುಂದೆ ಗೆಲ್ಲುವ ತಂಡಕ್ಕೆ 12 ಪಾಯಿಂಟ್‌ಗಳು ಲಭಿಸಲಿವೆ. ಪಂದ್ಯ ಟೈ ಆದರೆ ತಲಾ ಆರು ಮತ್ತು ಡ್ರಾ ಆದರೆ ನಾಲ್ಕು ಪಾಯಿಂಟ್‌ಗಳು ಸಿಗಲಿವೆ.

ಭಾರತ ಮತ್ತು ಇಂಗ್ಲೆಂಡ್ ನಡುವೆ ಆಗಸ್ಟ್ ನಾಲ್ಕರಿಂದ ನಡೆಯಲಿರುವ ಐದು ಪಂದ್ಯಗಳ ಸರಣಿ ಮೂಲಕ ಮುಂದಿನ ಆವೃತ್ತಿಯ ಚಾಂಪಿಯನ್‌ಷಿಪ್ ಆರಂಭವಾಗಲಿದೆ. ಮೊದಲ ಆವೃತ್ತಿಯ ಫೈನಲ್‌ನಲ್ಲಿ ಭಾರತ ತಂಡವನ್ನು ಮಣಿಸಿ ನ್ಯೂಜಿಲೆಂಡ್ ಪ್ರಶಸ್ತಿ ಗೆದ್ದು ಕೊಂಡಿತ್ತು. ಏಕರೂಪದಲ್ಲಿ ಪಾಯಿಂಟ್‌ಗಳ ಹಂಚಿಕೆಯಾಗುವುದಕ್ಕಾಗಿ ಹೊಸ ಪದ್ಧತಿ ಜಾರಿಗೆ ತರಲಾಗಿದೆ. ಮುಂದಿನ ಆವೃತ್ತಿಯ ಪಾಯಿಂಟ್ ಪಟ್ಟಿ ಸಿದ್ಧಗೊಳಿಸುವಾಗ ಒಟ್ಟು ಪಾಯಿಂಟ್‌ಗಳ ಶೇಕಡಾವಾರು ಬಳಸಲಾಗುವುದು ಎಂದು ಐಸಿಸಿ ತಿಳಿಸಿದೆ.

ಮೊದಲ ಆವೃತ್ತಿಯಲ್ಲಿ ಪ್ರತಿ ಟೆಸ್ಟ್ ಸರಣಿಯಲ್ಲಿ 120 ಪಾಯಿಂಟ್‌ಗಳನ್ನು ನಿಗದಿ ಮಾಡಲಾಗುತ್ತಿತ್ತು. ಆದರೆ ಇದರಿಂದ ಒಟ್ಟಾರೆ ಗಳಿಕೆಯ ಲೆಕ್ಕ ಹಾಕುವಾಗ ಏಕರೂಪದಲ್ಲಿ ಹಂಚಿಕೆಯಾಗುತ್ತಿರಲಿಲ್ಲ. ಎರಡು ಪಂದ್ಯಗಳ ಸರಣಿಯಲ್ಲಿ ಗೆಲ್ಲುವ ಪ್ರತಿ ಪಂದ್ಯಕ್ಕೆ 60 ಪಾಯಿಂಟ್ ಸಿಗುತ್ತಿದ್ದರೆ ಐದು ಪಂದ್ಯಗಳ ಸರಣಿಯಲ್ಲಿ 24 ಪಾಯಿಂಟ್ ನೀಡಲಾಗುತ್ತಿತ್ತು.

ಮೊದಲ ಆವೃತ್ತಿಯ ಅನುಭವದ ಆಧಾರದಲ್ಲಿ ಪಾಯಿಂಟ್ ವ್ಯವಸ್ಥೆಯನ್ನು ಸುಲಭಗೊಳಿಸುವುದಕ್ಕಾಗಿ ಹೊಸ ಪದ್ಧತಿ ಜಾರಿಗೆ ತರಲಾಗಿದೆ ಎಂದು ಐಸಿಸಿ ಹಂಗಾಮಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೆಫ್ ಅಲಾರ್ಡಿಸ್ ತಿಳಿಸಿದ್ದಾರೆ. 2ನೇ ಆವೃತ್ತಿಯ ಪಂದ್ಯಗಳು 2023 ರಲ್ಲಿ ಮುಕ್ತಾಯಗೊಳ್ಳಲಿವೆ. ಭಾರತ ಇಂಗ್ಲೆಂಡ್ ನಡುವಿನ ಹಣಾಹಣಿ ಹೊರತುಪಡಿಸಿದರೆ ಈ ವರ್ಷದ ಆ್ಯಷಸ್ ಸರಣಿ ಯಲ್ಲಿ ಮಾತ್ರ ಐದು ಪಂದ್ಯಗಳು ಇರುತ್ತವೆ. ಆಸ್ಟ್ರೇಲಿಯಾದ ಭಾರತ ಪ್ರವಾಸದಲ್ಲಿ ಮಾತ್ರ 4 ಪಂದ್ಯಗಳ ಸರಣಿ ಇರುತ್ತದೆ. ಕಳೆದ ಬಾರಿಯಂತೆಯೇ9 ತಂಡಗಳು ತಲಾ ಆರು ಸರಣಿಗಳಲ್ಲಿ ಪಾಲ್ಗೊಳ್ಳಲಿವೆ. ಇವುಗಳಲ್ಲಿ ಮೂರು ಸರಣಿ ತವರಿನಲ್ಲಿ ನಡೆಯಲಿದೆ.

ವಿಂಬಲ್ಡನ್‌ನಲ್ಲಿ ಬೆಟ್ಟಿಂಗ್ ಶಂಕೆ: ಐಟಿಐಎ ತನಿಖೆ

ಲಂಡನ್ (ಎಎಫ್‌ಪಿ): ಬೆಟ್ಟಿಂಗ್ ನಡೆದಿರುವ ಶಂಕೆಯ ಹಿನ್ನೆಲೆಯಲ್ಲಿ ವಿಂಬಲ್ಡನ್ ಟೂರ್ನಿಯ ಎರಡು ಪಂದ್ಯಗಳ ಬಗ್ಗೆ ತನಿಖೆ ನಡೆಸಲು ಅಂತರರಾಷ್ಟ್ರೀಯ ಟೆನಿಸ್ ಸಮಗ್ರತಾ ಏಜೆನ್ಸಿ ಮುಂದಾಗಿದೆ. ವಿಂಬಲ್ಡನ್ ಟೂರ್ನಿಯ ಕುರಿತು ಎರಡು ಕಡೆಯಿಂದ ಮಾಹಿತಿಗಳು ಬಂದಿವೆ. ಇದರ ಆಧಾರದಲ್ಲಿ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಪಂದ್ಯ ಮತ್ತು ಪುರುಷರ ಡಬಲ್ಸ್ ವಿಭಾಗದ ಪಂದ್ಯವೊಂದರಲ್ಲಿ ಬೆಟ್ಟಿಂಗ್ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ರಾಜ್ಯದ ಈಜುಪಟು ಶ್ರೀಹರಿ ನಟರಾಜ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ₹ 10 ಲಕ್ಷ ಮೊತ್ತದ ಚೆಕ್ ವಿತರಿಸಿದರು. ವಿಧಾನ ಪರಿಷತ್ ಸದಸ್ಯ ಕೆ. ಗೋವಿಂದ ರಾಜು, ಕ್ರೀಡಾ ಸಚಿವ ಕೆ.ಸಿ. ನಾರಾಯಣ ಗೌಡ, ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಇದ್ದರು

ಒಲಿಂಪಿಕ್ಸ್: ರಾಜ್ಯದ ಕ್ರೀಡಾಪಟುಗಳಿಗೆ ತಲಾ ₹ 10 ಲಕ್ಷ ಪ್ರೋತ್ಸಾಹಧನ ವಿತರಣೆ

ಪ್ರಜಾವಾಣಿ ವಾರ್ತೆ

ಬೆಂಗಳೂರು: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿರುವ ರಾಜ್ಯದ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬುಧವಾರ ಸರ್ಕಾರದ ವತಿಯಿಂದ ತಲಾ ₹ 10 ಲಕ್ಷ ಪ್ರೋತ್ಸಾಹಧನ ವಿತರಿಸಿ, ಶುಭ ಹಾರೈಸಿದರು.

ಮುಖ್ಯಮಂತ್ರಿ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚೆಕ್ ವಿತರಿಸಿ ಮಾತನಾಡಿದ ಅವರು, ‘ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿರುವವರಲ್ಲಿ ರಾಜ್ಯದ ಈಜುಪಟು ಶ್ರೀಹರಿ ನಟರಾಜ್, ಇಕ್ವೆಸ್ಟ್ರಿಯನ್ ಪಟು ಫವಾದ್ ಮಿರ್ಜಾ ಮತ್ತು ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್ ಇದ್ದಾರೆ’ ಎಂದರು.

‘ಮಂಡ್ಯ ನಗರದಲ್ಲಿರುವ ಕ್ರೀಡಾಂಗಣವನ್ನು ₹ 10 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಿ, ಹೆಚ್ಚಿನ ಸೌಲಭ್ಯಗಳನ್ನು ನೀಡಲಾಗುವುದು. ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ತಯಾರಿ ನಡೆಸಲು ಅನುಕೂಲವಾಗುವಂತೆ ದೇವನಹಳ್ಳಿಯಲ್ಲಿ ಫುಟ್‌ಬಾಲ್, ಹಾಕಿ, ಶೂಟಿಂಗ್, ಈಜು, ಟೆನ್ನಿಸ್ ಕ್ರೀಡೆಗಳ ಅಂತರರಾಷ್ಟ್ರೀಯ ಮಟ್ಟದ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು’ ಎಂದು ತಿಳಿಸಿದರು.

‘ಗ್ರಾಮೀಣ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ₹ 2 ಕೋಟಿ ವೆಚ್ಚದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರ ಆರಂಭಿಸಲಾಗುವುದು’ ಎಂದು ಅವರು ವಿವರಿಸಿದರು.

ಈಜು ಪಟು ಶ್ರೀಹರಿ ನಟರಾಜ್ ಮತ್ತು ಅವರ ಕುಟುಂಬದ ಸದಸ್ಯರನ್ನು ಮುಖ್ಯಮಂತ್ರಿ ಸನ್ಮಾನಿಸಿದರು.

ಕೋವಿಡ್ ನಡುವೆಯೂ ನಿಲ್ಲದ ತರಬೇತಿ!

• ಕೆ.ಓಂಕಾರ ಮೂರ್ತಿ

ಮೈಸೂರು: ‘ಕೋವಿಡ್ ಸಮಯದಲ್ಲೂ ದೇಶ–ವಿದೇಶಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತರಬೇತಿ ನಡೆಸಿದ್ದು, ಸಂಪೂರ್ಣ ಸಜ್ಜಾಗಿದ್ದೇವೆ. ಮೂರು ಪದಕ ಗೆದ್ದು ಬರುವ ಭರವಸೆ ಖಂಡಿತ ಇದೆ...’

–ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತ ಪುರುಷರ ಬಾಕ್ಸಿಂಗ್ ತಂಡದ ಮುಖ್ಯ ಕೋಚ್, ಮೈಸೂರಿನ ನಿವಾಸಿ ಚೇನಂಡ ಅಚ್ಚಯ್ಯ ಕುಟ್ಟಪ್ಪ ವಿಶ್ವಾಸದಿಂದ ಹೀಗೆ ನುಡಿದು ನಕ್ಕರು.

ಈ ಹುದ್ದೆಗೆ ನೇಮಕವಾದ ದಕ್ಷಿಣ ಭಾರತದ ಮೊದಲ ವ್ಯಕ್ತಿ ಕುಟ್ಟಪ್ಪ. ಪುಣೆಯಲ್ಲಿ ಸುಬೇದಾರ್ ಆಗಿ ಸೇವೆ ಸಲ್ಲಿಸುತ್ತಿರುವ ಅವರಿಗೆ 40ವರ್ಷ ವಯಸ್ಸು.

ಅವರಿಗಿದು ಎರಡನೇ ಒಲಿಂಪಿಕ್ಸ್. 2016ರಲ್ಲಿ ಬ್ರೆಜಿಲ್‌ನ ರಿಯೊ ಡಿಜನೈರೊದಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ತಂಡದ ಸಹಾಯಕ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.

‘ಹಿಂದಿನ ಒಲಿಂಪಿಕ್ಸ್‌ನಲ್ಲಿ ಉತ್ತಮ ಪ್ರದರ್ಶನ ಮೂಡಿಬಂದಿರಲಿಲ್ಲ. ಆದರೆ, ಈ ಬಾರಿ ಸಾಕಷ್ಟು ಪ್ರಯತ್ನ ಹಾಕಿದ್ದೇವೆ. ತಂಡಕ್ಕೆ ಉತ್ತಮ ತರಬೇತಿಯೂ ಲಭಿಸಿದೆ’ ಎಂದು ‘ಪ್ರಜಾವಾಣಿ’ಗೆ ಇಟಲಿಯಿಂದ ಪ್ರತಿಕ್ರಿಯಿಸಿದರು.

‘ಪ್ರತಿಭಾವಂತ ಸ್ಪರ್ಧಿಗಳಿದ್ದು, ಚಾಕಚಕ್ಯತೆ ಮೆರೆಯಲು ಸಿದ್ಧರಾಗಿದ್ದಾರೆ. 52 ಕೆ.ಜಿ ವಿಭಾಗದಲ್ಲಿ ಅಮಿತ್ ಪಂಗಾಲ್ ಅವರು ವಿಶ್ವದಲ್ಲೇ ಅಗ್ರಸ್ಥಾನದಲ್ಲಿದ್ದಾರೆ. ಮನೀಷ್ ಕೌಶಿಕ್ ಅವರ ಮೇಲೂ ಭರವಸೆ ಇಡಬಹುದು’ ಎಂದರು.

ಸಿ.ಎ.ಕುಟ್ಟಪ್ಪ

‘ಒಂದು ತಿಂಗಳಿಂದ ಇಟಲಿಯಲ್ಲಿ ತರಬೇತಿ ಕೈಗೊಂಡಿದ್ದು, ಜುಲೈ 18ರಂದು ಟೋಕಿಯೊಗೆ ತೆರಳಲಿದ್ದೇವೆ. ಐವರು ಪುರುಷರು ಹಾಗೂ ನಾಲ್ವರು ಮಹಿಳೆಯರು ಈಗಾಗಲೇ ಅರ್ಹತೆ ಪಡೆದುಕೊಂಡಿದ್ದಾರೆ. ಪುರುಷರ ವಿಭಾಗದಲ್ಲಿ ಅಮಿತ್ ಪಂಗಾಲ್, ಮನೀಷ್ ಕೌಶಿಕ್, ವಿಕಾಸ್ ಕೃಷ್ಣನ್, ಆಶಿಶ್ ಕುಮಾರ್ ಹಾಗೂ ಸತೀಶ್ ಕುಮಾರ್, ಮಹಿಳೆಯರ ವಿಭಾಗದಲ್ಲಿ ಎಂ.ಸಿ. ಮೇರಿ ಕೋಮ್, ಸಿಮ್ರಾನ್‌ಜಿತ್ ಕೌರ್, ಲವ್ಲಿನಾ ಹಾಗೂ ಪೂಜಾ ರಾಣಿ ಪಾಲ್ಗೊಳ್ಳುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.

‘ಖುಷಿಯ ಜೊತೆಗೆ ಇದೊಂದು ಸವಾಲಿನ ಜವಾಬ್ದಾರಿ. ಹಿಂದೆ ಸಹಾಯಕ ಕೋಚ್ ಆಗಿದ್ದರಿಂದ ಹೆಚ್ಚಿನ ಒತ್ತಡ ಇರಲಿಲ್ಲ. ಈಗ ಹೆಚ್ಚುವರಿ ಕೆಲಸಗಳು ಇರುತ್ತವೆ’ ಎಂದು ಹೇಳಿದರು.

ಬ್ಯಾಸ್ಕೆಟ್‌ಬಾಲ್: ಬ್ಯಾಂಕ್ ಆಫ್ ಬರೋಡಾಗೆ ಜಯ

ಬೆಂಗಳೂರು: ಬ್ಯಾಂಕ್ ಆಫ್ ಬರೋಡಾ ತಂಡದವರು, ಪ್ರೊ.ಪರಪ್ಪ ಸ್ಮಾರಕ ಟ್ರೋಫಿ ರಾಜ್ಯ 'ಎ' ಡಿವಿಜನ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಭರ್ಜರಿ ಜಯ ಗಳಿಸಿದರು.ಬುಧವಾರ ನಡೆದ ಪಂದ್ಯದಲ್ಲಿ ಆ ತಂಡವು 80–38ರಿಂದ ಎಸ್.ಬ್ಲ್ಯೂಸ್ ಎದುರು ಗೆದ್ದಿತು. ವಿಜೇತ ತಂಡದ ಪರ ಕ್ಲಿಂಟನ್ 21 ಮತ್ತು ಮುಫೀಜ್ 17 ಪಾಯಿಂಟ್ಸ್ ಗಳಿಸಿದರು.

ಇನ್ನುಳಿದ ಪಂದ್ಯಗಳಲ್ಲಿ ಸಿಎಂಪಿ 60–29ರಿಂದ ಬಿಎಸ್‌ಎನ್‌ಎಲ್ ಎದುರು, ಯಂಗ್ ಒರಿಯನ್ಸ್ 52–21ರಿಂದ ರಾಜ್‌ಮಹಲ್ ಎಫ್‌ಸಿ ವಿರುದ್ಧ, ಡಿವೈಇಎಸ್ ಬೆಂಗಳೂರು ತಂಡವು 77–57ರಿಂದ ಜೆಎಸ್‌ಸಿ ಎದುರು ಗೆದ್ದವು.

ಹಾಕಿ: ಭಾರತ ಪುರುಷರ ಬಳಗದಲ್ಲಿ ವರುಣ್, ಮಹಿಳಾ ತಂಡದಲ್ಲಿ ರೀನಾ

ಒಲಿಂಪಿಕ್ಸ್‌ಗೆ ಸಿಮ್ರನ್‌ಜೀತ್, ನಮಿತಾ

ನವದೆಹಲಿ (ಪಿಟಿಐ): ಡಿಫೆಂಡರ್ ವರುಣ್ ಕುಮಾರ್ ಮತ್ತು ಮಿಡ್‌ಫೀಲ್ಡರ್ ಸಿಮ್ರನ್‌ಜೀತ್ ಸಿಂಗ್ ಅವರನ್ನು ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ಭಾರತ ಹಾಕಿ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಮಹಿಳಾ ತಂಡದಲ್ಲಿ ಡಿಫೆಂಡರ್ ರೀನಾ ಖೋಖಾರ್ ಮತ್ತು ಅನುಭವಿ ಮಿಡ್‌ಫೀಲ್ಡರ್ ನಮಿತಾ ಟೊಪ್ಪೊಗೆ ಸ್ಥಾನ ನೀಡಲಾಗಿದೆ.


ಸಿಮ್ರನ್‌ಜೀತ್ ಸಿಂಗ್– ಟ್ವಿಟರ್ ಚಿತ್ರ

ನಮಿತಾ ಟೊಪ್ಪೊ

ಕೋವಿಡ್ ಆತಂಕದ ನಡುವೆಯೇ ನಡೆಯಲಿರುವ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ತಂಡದ ಸದಸ್ಯರಲ್ಲಿ ಯಾರಿಗಾದರೂ ಸೋಂಕು ಕಾಣಿಸಿಕೊಂಡರೆ ಬದಲಿ ಆಟಗಾರರನ್ನು ಬಳಸಲು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಭಾರತ ಪುರುಷ ಮತ್ತು ಮಹಿಳೆಯರ ತಂಡದಲ್ಲಿ ತಲಾ ಇಬ್ಬರನ್ನು ಸೇರ್ಪಡೆಗೊಳಿಸಲಾಗಿದೆ. ತಲಾ 16 ಮಂದಿಯ ತಂಡಗಳನ್ನು ಹಾಕಿ ಇಂಡಿಯಾ ಈಗಾಗಲೇ ಪ್ರಕಟಿಸಿತ್ತು.

'ಭಾರತ ಹಾಕಿ ತಂಡದಲ್ಲಿ ಈಗ ತಲಾ 18 ಮಂದಿ ಇದ್ದಾರೆ. ಹೆಚ್ಚುವರಿಯಾಗಿ ಸೇರ್ಪಡೆಗೊಂಡ ನಾಲ್ವರನ್ನು ಪ್ರತಿಯೊಂದು ಪಂದ್ಯದ ವೇಳೆಯೂ ಆಯ್ಕೆಯ ಸಂದರ್ಭದಲ್ಲಿ ಪರಿಗಣಿಸಲಾಗುವುದು. ಟೋಕಿಯೊ ಒಲಿಂಪಿಕ್ಸ್‌ಗೆ ಸಂಬಂಧಿಸಿ ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ವಿಶೇಷ ಮಾರ್ಗಸೂಚಿಗಳಲ್ಲಿ ಇದನ್ನು ಉಲ್ಲೇಖಿಲಾಗಿದೆ' ಎಂದು ಹಾಕಿ ಇಂಡಿಯಾ ತಿಳಿಸಿದೆ.

ಇಲ್ಲಿಯ ವರೆಗೆ ಒಲಿಂಪಿಕ್ಸ್‌ಗೆ ತೆರಳುವ 16 ಮಂದಿಯ ತಂಡದಲ್ಲಿ ಕಾಯ್ದಿರಿಸಿದ ಆಟಗಾರರನ್ನು ಬಳಸಿಕೊಳ್ಳಲಾಗುತ್ತಿತ್ತು. ಆದರೆ ಮುಖ್ಯ ತಂಡದ ಯಾರಿಗಾದರೂ ಗಾಯವಾದರೆ ಅಥವಾ ತಂಡದಿಂದ ಹೊರಬಿದ್ದರೆ ಮಾತ್ರ ಅವರನ್ನು ಕಣಕ್ಕೆ ಇಳಿಸಲು ಅವಕಾಶ ಇತ್ತು.

ವರುಣ್, ಸಿಮ್ರನ್‌ಜೀತ್ ಮತ್ತು ರೀನಾ ಇದೇ ಮೊದಲ ಬಾರಿ ಒಲಿಂಪಿಕ್ಸ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ನಮಿತಾ ಟೊಪ್ಪೊ 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡ ತಂಡದಲ್ಲಿ ಇದ್ದರು.

ಒಲಿಂಪಿಕ್ಸ್ ಪ್ರೇರಣಾ ಗೀತೆ ಬಿಡುಗಡೆ

ನವದೆಹಲಿ (ಪಿಟಿಐ): ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲಿರುವ ಭಾರತದ ಅಥ್ಲೀಟ್‌ಗಳನ್ನು ಹುರಿದುಂಬಿಸುವ ಸಲುವಾಗಿ ಪ್ರೇರಣಾ ಗೀತೆಯನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಬುಧವಾರ ಬಿಡುಗಡೆ ಮಾಡಿದರು.

'ಚಿಯರ್ ಫಾರ್ ಇಂಡಿಯಾ: ಹಿಂದೂಸ್ಥಾನಿ ವೇ' ಶೀರ್ಷಿಕೆಯ ಈ ಗೀತೆಗೆ ಗ್ರ್ಯಾಮಿ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಹಾಗೂ ಯುವ ಗಾಯಕಿ ಅನನ್ಯಾ ಬಿರ್ಲಾ ಧ್ವನಿಯಾಗಿದ್ದಾರೆ.

'ದೇಶದ ಎಲ್ಲ ನಾಗರಿಕರು ಈ ಗೀತೆಯನ್ನು ಆಲಿಸಬೇಕು. ಟೋಕಿಯೊಗೆ ತೆರಳುತ್ತಿರುವ ಭಾರತ ತಂಡವನ್ನು ಹುರಿದುಂಬಿಸುವ ಮೂಲಕ ಅವರ ಬೆಂಬಲಕ್ಕೆ ನಿಲ್ಲಬೇಕು' ಎಂದು ಸಚಿವ ಅನುರಾಗ್ ಠಾಕೂರ್ ಮನವಿ ಮಾಡಿದ್ದಾರೆ.

Karnataka S.S.: Rakesh Enterprises (Banglore) : 23579251, Shree Rama sales (Yellapur) : 9449138897, 8495044717, Bagalkot : 9448227557, 8354224860, 9448227557, 8892691166, 9743831913, 9449624037, Bangalore : 9845474878, 26617033, 40933079, 9739106157, 26710008, 9449723416, 9448081790, 22257385, 26677013, 9844140253, 22874575, 9482220974, 9449647135, 9242253210, 22264329, 22241647, 22235533, 9036021900, 9845350230, 8025523763, 9448219410, 8147573584, 8022870983, 8694021912, 8050741006, 9845725339, 9902706395, 9845257154, 22876452, Belgaum : 9481747964, 4206784, 4203187, 9686551066, 2462656, 9243219520, 4205691, 9845817152, 9845817152, 9902564635, 9620891375, 9242804049, 9902713070, 9916313433, Bellary : 9448072810, 272810, 7204572834, 274640, 9902877330, 9844059284, 227195, Bidar : 230200, 84822302, 9902237421, 9448350146, Bijapur : 9343234482, 9972087727, 9036542764, 9448013005, 9448652451, 7795193422, 9035107399, Chikkaballapura : 9845616394, 9980420024, 9845366649, 9845623253, 9880241465, Chikmagalur : 9242899048, Chitradurga : 8150073566, 9880031266, Dakshina Kannada : 9480842900, 2496963, 9844077991, 9480842900, 9448452134, 9845225521, 9845142812, 2453353, 9739641159, 9448123933, 8971222132, Davanagere : 295021, 272600, 2272685, 9880708064, 235741, 9902999359, 9449814423, 9845035121, 9844285033, Dharwad : 2221201, 9880212686, 2221331, 4258371, 2221292, 2221344, 8362360870, 9844770060, 9900430413, Gadag : 9343938893, Gulbarga : 9845808570, 9845808570, 9343834519, 9242239281, 7899958055, 9739699688, 8088175001, 9880801434, 9449618981, Hassan : 231048, 9480375846, 325058 9980842664, 9448957465, 9448885697, Haveri : 9844323973, 8147498820, 9448232120, 9739144449, 9900071761, Hubli : 9945093823, Kolar : 224583, Koppal : 220713, Mandya : 223951, Mysore : 8214000156, 242799, 9980615431, 9243580210, 9845445430, 8050655443, Raichur : 227756, 9886945550, 9900932939, 9880336111, 9983661742, Ramanagara : 9686815278, Shimoga : 9242312949, 222642, 270738, 8951733781, 271692, 228944, 9480473867, Tumkur : 4011453, 4014475, 9632446447, 9341151010, Udupi : 802535188, 9483153633, 9844292250, 9483153633, 9880143804, Uttara Kannada : 9916250217, 9980872214, Vijayapura : 8352258886

ಟೋಕಿಯೊ ಒಲಿಂಪಿಕ್ಸ್ 2020 ಭಾರತದ ಕನಸಿನ ಪಯಣ

ಟೆನಿಸ್: ಮಹಿಳಾ ಡಬಲ್ಸ್‌ನಲ್ಲಷ್ಟೇ ಸವಾಲು

ಸಾನಿಯಾ ಮಿರ್ಜಾ

ಇನ್ನು 8 ದಿನ

ಒಲಿಂಪಿಕ್ಸ್‌ನಲ್ಲಿ ಉತ್ತಮ ಸಂಖ್ಯೆಯಲ್ಲಿ ಪಾಲ್ಗೊಳ್ಳುವಿಕೆ ಮೂಲಕ ಗಮನ ಸೆಳೆದಿದ್ದ ಭಾರತದ ಟೆನಿಸ್ ಸ್ಪರ್ಧಿಗಳು ಟೋಕಿಯೊ ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹತೆ ಪಡೆಯುವಷ್ಟು ರ್‍ಯಾಂಕ್ ಗಳಿಸಿಲ್ಲ. ಹೀಗಾಗಿ ಮಹಿಳಾ ವಿಭಾಗದ ಡಬಲ್ಸ್‌ನಲ್ಲಿ ಸಾನಿಯಾ ಮಿರ್ಜಾ ಮತ್ತು ಚೊಚ್ಚಲ ಒಲಿಂಪಿಕ್ಸ್ ಆಡಲಿರುವ ಯುವ ಆಟಗಾರ್ತಿ ಅಂಕಿತಾ ರೈನಾ ಜೋಡಿ ಭಾರತದ ಸವಾಲು ಮುನ್ನಡೆಸಲಿದೆ.

1988ರ ಒಲಿಂಪಿಕ್ಸ್ ಬಳಿಕ ಇದೇ ಮೊದಲ ಬಾರಿ ಭಾರತ ಪುರುಷರ ತಂಡ ಡಬಲ್ಸ್ ವಿಭಾಗದ ಸ್ಪರ್ಧೆಯ ಅವಕಾಶ ಕಳೆದುಕೊಂಡಿದೆ. ಈ ವಿಭಾಗದಲ್ಲಿ 1992ರ ಒಲಿಂಪಿಕ್ಸ್‌ನಲ್ಲಿ ಲಿಯಾಂಡರ್ ಪೇಸ್–ರಮೇಶ್ ಕೃಷ್ಣನ್ ಪಾಲ್ಗೊಂಡಿದ್ದರು. ಬಳಿಕ ಸತತ ನಾಲ್ಕು ಒಲಿಂಪಿಕ್ಸ್‌ಗಳಲ್ಲಿ ಮಹೇಶ ಭೂಪತಿ–ಲಿಯಾಂಡರ್ ಪೇಸ್ ದೇಶವನ್ನು ಪ್ರತಿನಿಧಿಸಿದ್ದರು. 2012ರ ಲಂಡನ್ ಕೂಟದಲ್ಲಿ ಮಹೇಶ್ ಭೂಪತಿ–ರೋಹನ್ ಬೋಪಣ್ಣ ಹಾಗೂ ಲಿಯಾಂಡರ್ ಪೇಸ್–ವಿಷ್ಣುವರ್ಧನ 'ಡಬಲ್' ಜೋಡಿ ಪಾಲ್ಗೊಂಡಿತ್ತು. ರಿಯೊ ಡಿ ಜನೈರೊ ಕೂಟದಲ್ಲಿ ಬೋಪಣ್ಣ ಹಾಗೂ ಪೇಸ್ ಭಾಗವಹಿಸಿದ್ದರು.

1896ರ ಒಲಿಂಪಿಕ್ಸ್‌ನಲ್ಲಿ ಟೆನಿಸ್ ಪರಿಚಯಿಸಲಾಯಿತಾದರೂ, ಭಾರತದ ಸ್ಪರ್ಧಿಗಳು 1924ರ ಕ್ರೀಡಾಕೂಟದಿಂದ ಪಾಲ್ಗೊಂಡರು. 1996ರ ಅಟ್ಲಾಂಟ ಒಲಿಂಪಿಕ್ಸ್‌ನಲ್ಲಿ ಲಿಯಾಂಡರ್ ಪೇಸ್ ಸಿಂಗಲ್ಸ್ ವಿಭಾಗದಲ್ಲಿ ಕಂಚು ಗೆದ್ದರು. ಸ್ವಾತಂತ್ರ್ಯಾನಂತರ ಒಲಿಂಪಿಕ್ಸ್‌ನಲ್ಲಿ ವೈಯಕ್ತಿಕ ವಿಭಾಗದಲ್ಲಿ ಭಾರತಕ್ಕೆ ಬಂದ ಎರಡನೇ ಪದಕ ಅದಾಗಿತ್ತು. 1952ರ ಹೆಲ್ಸಿಂಕಿ ಒಲಿಂಪಿಕ್ಸ್‌ನಲ್ಲಿ ಕಾಶಾಬಾ ಜಾಧವ್ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದಿದ್ದರು.

ನಾಲ್ಕನೇ ಬಾರಿ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿರುವ ಸಾನಿಯಾ ಮಿರ್ಜಾ 2008ರ ಬೀಜಿಂಗ್ ಕೂಟದ ಮಹಿಳಾ ಡಬಲ್ಸ್‌ನಲ್ಲಿ ಎರಡನೇ ಸುತ್ತಿನಲ್ಲಿ ಸೋತಿದ್ದರು. 2016ರಲ್ಲಿ ಮಿಶ್ರ ಡಬಲ್ಸ್‌ನಲ್ಲಿ ಬೋಪಣ್ಣ ಜೊತೆ ಸೆಮಿಫೈನಲ್ ಪ್ರವೇಶಿಸಿದ್ದರು. ಆಗಿನ ಒಲಿಂಪಿಕ್ಸ್‌ಗೂ ಮೊದಲು ಆಸ್ಟ್ರೇಲಿಯಾ ಓಪನ್‌ನ ಡಬಲ್ಸ್‌ನಲ್ಲಿ ಪ್ರಶಸ್ತಿ ಜಯಿಸಿದ್ದರು. ಬಳಿಕ ಯಾವ ಗ್ರ್ಯಾಂಡ್ ಪ್ರಿ ಟೂರ್ನಿಗಳಲ್ಲಿ ಫೈನಲ್ ತಲುಪಿಲ್ಲ.

2018ರಿಂದ ಎರಡು ವರ್ಷ ಸ್ಪರ್ಧಾತ್ಮಕ ಟೂರ್ನಿಗಳಿಂದ ವಿಶ್ರಾಂತಿ ಪಡೆದಿದ್ದ ಸಾನಿಯಾ ಮೊಣಕಾಲಿನ ಗಾಯದ ಸಮಸ್ಯೆ ಎದುರಿಸಿದ್ದರು. ಮಗನ ಮೊದಲ ವರ್ಷದ ಜನ್ಮದಿನದ ಬಳಿಕ ಸ್ಪರ್ಧಾ ಕಣಕ್ಕೆ ಮರಳಿದ್ದಾರೆ. 'ಅಮ್ಮ'ನಾದ ಬಳಿಕ ಜಾಗತಿಕ ಮಟ್ಟದ ದೊಡ್ಡ ಸವಾಲು ಎದುರಿಸಲು ಈಗ ಕಾಯುತ್ತಿದ್ದಾರೆ.

ಐದು ವರ್ಷದವರಿದ್ದಾಗಲೆ ಟೆನಿಸ್ ಬಗ್ಗೆ ಪ್ರೀತಿ ಬೆಳೆಸಿಕೊಂಡ ಗುಜರಾತ್‌ನ ಅಂಕಿತಾ ರೈನಾ 2018ರ ಏಷ್ಯನ್ ಕ್ರೀಡಾಕೂಟದ ಸಿಂಗಲ್ಸ್‌ನಲ್ಲಿ ಕಂಚು, ಸೌತ್ ಏಷ್ಯನ್ ಕ್ರೀಡಾಕೂಟದ ಸಿಂಗಲ್ಸ್ ಹಾಗೂ ಮಿಶ್ರ ಡಬಲ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದರು. ಹೀಗಾಗಿ ಅನುಭವಿ ಮತ್ತು ಹೊಸ ಆಟಗಾರ್ತಿಯ ಸಾಮರ್ಥ್ಯ ಹೇಗಿರಲಿದೆ ಎನ್ನುವುದು ಟೆನಿಸ್ ಪ್ರೇಮಿಗಳ ಕುತೂಹಲಕ್ಕೆ ಕಾರಣವಾಗಿದೆ.

ಅಂಕಿತಾ ರೈನಾ

ಅಥ್ಲೆಟಿಕ್ಸ್: ಧನಲಕ್ಷ್ಮಿ, ಶುಭಾ ಆಳ್ವಾಸ್ ಪ್ರತಿಭೆಗಳು

ಪ್ರಜಾವಾಣಿ ವಾರ್ತೆ

ಧನಲಕ್ಷ್ಮಿ

ಶುಭಾ

ಮೂಡುಬಿದಿರೆ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ಭಾರತದ 4X400 ಮೀಟರ್ಸ್ ಮಿಶ್ರ ರಿಲೇ ತಂಡಕ್ಕೆ ಆಯ್ಕೆಯಾಗಿರುವ ಅಥ್ಲೀಟ್‌ಗಳ ಪೈಕಿ ಧನಲಕ್ಷ್ಮಿ ಶೇಖರ್ ಹಾಗೂ ಶುಭಾ ವೆಂಕಟೇಶನ್ ಅವರು ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅವರು 'ಈ ಇಬ್ಬರು ದತ್ತು ಶಿಕ್ಷಣದ ಅಡಿ 2016-17ನೇ ಶೈಕ್ಷಣಿಕ ವರ್ಷದಿಂದ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯ ಹಾಗೂ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕೂಟಗಳಲ್ಲಿ ಪಾಲ್ಗೊಂಡಿದ್ದಾರೆ' ಎಂದು ತಿಳಿಸಿದರು.

ಶುಭಾ ವೆಂಕಟೇಶನ್ ಮತ್ತು ಧನಲಕ್ಷ್ಮಿ ಶೇಖರ್ ತಮಿಳುನಾಡಿನವರು. ಪಟಿಯಾಲದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇಬ್ಬರಿಗೂ ಮೋಹನ ಆಳ್ವ ಅವರು ತಲಾ ₹ 1ಲಕ್ಷ ಪ್ರೋತ್ಸಾಹಧನ ನೀಡಿದ್ದಾರೆ.

ಸಿಂಧುಗೆ ಪೊಲಿಕಾರ್ಪವ್ ಮೊದಲ ಎದುರಾಳಿ

ಟೋಕಿಯೊ (ಪಿಟಿಐ): ವಿಶ್ವ ಚಾಂಪಿಯನ್ ಬ್ಯಾಡ್ಮಿಂಟನ್ ಆಟಗಾರ್ತಿ, ಭಾರತದ ಪಿ.ವಿ.ಸಿಂಧು ಅವರು ಒಲಿಂಪಿಕ್ಸ್‌ನ ಮೊದಲ ಪಂದ್ಯದಲ್ಲಿ ಇಸ್ರೇಲ್‌ನ ಪೊಲಿಕಾರ್ಪವ್ ಸೆನಿಯಾ ಅವರನ್ನು ಎದುರಿಸುವರು.

ಬ್ಯಾಡ್ಮಿಂಟನ್ ಸ್ಪರ್ಧೆಗಳ ಎರಡು ದಿನಗಳ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಲಾಗಿದೆ. 'ಜೆ' ಗುಂಪಿನಲ್ಲಿ ಸ್ಥಾನ ಪಡೆದಿರುವ ಸಿಂಧು ಜುಲೈ 25ರಂದು ತಮ್ಮ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

2016ರ ರಿಯೊ ಒಲಿಂಪಿಕ್ಸ್ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ಸಿಂಧು ಅವರು ಸ್ಪೇನ್‌ನ ಕರೋಲಿನಾ ಮರಿನ್ ಅವರಿಗೆ ಸೋತು ಬೆಳ್ಳಿ ಪದಕ ಗಳಿಸಿದ್ದರು.

ವಿಶ್ವ ರ‍್ಯಾಂಕಿಂಗ್‌ನಲ್ಲಿ ಸಿಂಧು ಸದ್ಯ ಏಳನೇ ಸ್ಥಾನದಲ್ಲಿದ್ದರೆ, ಪೊಲಿಕಾರ್ಪವ್ ಸ್ಥಾನ 58ನೆಯದು.

ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಬಿ.ಸಾಯಿ ಪ್ರಣೀತ್ ಅವರು ಮೊದಲ ಸುತ್ತಿನಲ್ಲಿ ಇಸ್ರೇಲ್‌ನ ಮಿಶಾ ಜಿಲ್‌ಬರ್ಮನ್ ಅವರಿಗೆ ಮುಖಾಮುಖಿಯಾಗುವರು. 'ಡಿ' ಗುಂಪಿನ ಈ ಪಂದ್ಯ ಜುಲೈ 24ರಂದು ನಡೆಯಲಿದೆ.

ವಿಶ್ವ ರ‍್ಯಾಂಕಿಂಗ್‌ನಲ್ಲಿ 10ನೇ ಸ್ಥಾನದಲ್ಲಿರುವ ಭಾರತದ ಡಬಲ್ಸ್ ವಿಭಾಗದ ಜೋಡಿ ಸಾತ್ವಿಕ್‌ಸಾಯಿರಾಜ್ ರಣಕಿರೆಡ್ಡಿ– ಚಿರಾಗ್ ಶೆಟ್ಟಿ ಅವರು ಚೀನಾ ತೈಪೇಯ ಲೀ ಯಾಂಗ್ ಮತ್ತು ವಾಂಗ್ ಚಿ ಲಿನ್ ಅವರನ್ನು ಎದುರಿಸುವರು.